ಮಂಗಳವಾರ, ನವೆಂಬರ್ 23, 2021 | ಬೆಂಗಳೂರು | ₹ 6.00 | ಸಂಪುಟ 74 | ಸಂಚಿಕೆ 324 | ಪುಟ 14

www.prajavani.net


/prajavani.net @prajavani /prajavani http://bit.ly/Prajavani

ಪ್ರಜಾವಾಣಿ

ಅತ್ಯಂತ ವಿಶ್ವಾಸಾರ್ಹ ಕನ್ನಡ ದಿನಪತ್ರಿಕೆ

ಕ್ಷೇಮ ಕುಶಲ

ಹೃದಯ ಸ್ತಂಭನಕ್ಕೆ ಚಿಕಿತ್ಸೆಯಾಗಿ ಹೃದಯವನ್ನು ಪುನಶ್ಚೇತನಗೊಳಿಸಿ ಅದರ ಬಡಿತವನ್ನು ತತ್‌ಕ್ಷಣವೇ ಪುನಾರಂಭಿಸಬೇಕು. ಈ ಕೆಲಸವನ್ನೇ 'ಸಿಪಿಆರ್' ಎಂದು ಕರೆಯುತ್ತಾರೆ.



ಆಳ-ಅಗಲ: ಮೂರು ರಾಜಧಾನಿ ಕೈಬಿಟ್ಟ ಆಂಧ್ರ

ಕಸಾಪ ಚುನಾವಣೆ: ಮಹೇಶ ಜೋಶಿಗೆ ಮುನ್ನಡೆ 4

ರೈತರ ವಿಭಜಿಸಿದ ಮೋದಿ: ಟಿಕಾಯತ್ ಟೀಕೆ 8


ಸೆನ್ಸೆಕ್ಸ್	ನಿಫ್ಟಿ	₹/$
58,465 ▼	17,416 ▼	74.39 ▼

ಕಾಂಗ್ರೆಸ್: 'ಕುಟುಂಬ'ಕ್ಕೂ ಹೊಸಬರಿಗೂ ಮಣೆ

ಬೆಂಗಳೂರು: ವಿಧಾನ ಪರಿಷತ್‌ನ ಸ್ಥಳೀಯ ಸಂಸ್ಥೆಗಳ 17 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಪ್ರಕಟಿಸಿದ್ದು, ಹಾಲಿ ಸದಸ್ಯರಲ್ಲಿ ನಾಲ್ವರಿಗೆ ಮಾತ್ರ ಟಿಕೆಟ್ ನೀಡಲಾಗಿದೆ. ಅದರ ಜತೆಯಲ್ಲೇ ಟಿಕೆಟ್ ಹಂಚಿಕೆಯಲ್ಲಿ ಕುಟುಂಬ ರಾಜಕಾರಣದ ನಂಟು ಮುಂದುವರಿದಿದೆ. 4

ಚಿನಕುರಳಿ

ಪ್ರಕಾಶ್ ಶೆಟ್ಟಿ



ಮಹಾಮಳೆ: ನಲುಗಿದ ನಾಡು

10 ಲಕ್ಷಕ್ಕೂ ಹೆಚ್ಚು ಹೆಕ್ಟೇರ್‌ನಲ್ಲಿ ಬೆಳೆ ನಾಶ, ಬರದ ನಾಡಲ್ಲೂ ಮಳೆ ಸುಗ್ಗಿ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಮುಗಿಲೇ ಅಪ್ಪಳಿಸಿ ನೆಲಕ್ಕೆ ಬೀಳುವಂತೆ ಸುರಿಯುತ್ತಿರುವ ಅಕಾಲಿಕ ಮಳೆಗೆ ಅರ್ಧ ರಾಜ್ಯ ಕಂಗಾಲಾಗಿದೆ.

ಅಪರೂಪಕ್ಕೆ ನೀರಿನ ಹನಿಯುವಿಕೆಯನ್ನು ಕಾಣುತ್ತಾ ಬರದ ನಾಡೆಂದು ಅಡ್ಡನಾಮ ಪಡೆದಿದ್ದ ಬಯಲುಸೀಮೆ ಜಿಲ್ಲೆಗಳು ಈ ಬಾರಿ ವರುಣನ ಕೃಪೆಯಿಂದ ನಳನಳಿಸಿವೆ. ಆದರೆ ಕೈಗೆ ಹತ್ತಬೇಕಾಗಿದ್ದ ಬೆಳೆ ಅನಿರೀಕ್ಷಿತ ಮಳೆಯಿಂದಾಗಿ ಹಾನಿಗೊಳಗಾಗಿರುವುದು ಅನ್ನದಾತನ ಚಿಂತೆಗೆ ಕಾರಣವಾಗಿದೆ.

ಅತಿವೃಷ್ಟಿಯಿಂದಾಗಿ ರಾಜ್ಯದ ವಿವಿಧ ಜಿಲ್ಲೆಗಳ 10 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಾಶವಾಗಿವೆ. ಬಯಲುಸೀಮೆ ಜಿಲ್ಲೆಗಳ ಪ್ರಮುಖ ಬೆಳೆಯಾದ ರಾಗಿ ಕೊಳೆಯುವ ಸ್ಥಿತಿಗೆ ತಲುಪಿದ್ದರೆ, ತೆನೆಕಟ್ಟಿ ನಿಂತಿರುವ ಬೆಳೆಗಳು ನೆಲಕ್ಕೆ ಬಿದ್ದು ಮೊಳಕೆಯೊಡೆಯುತ್ತಿವೆ. ಮಲೆನಾಡು ಪ್ರದೇಶದಲ್ಲಿ ಭತ್ತ, ಅಡಿಕೆ ಸೇರಿದಂತೆ ಹಲವು ಬೆಳೆಗಳು ನೆಲಕಚ್ಚಿವೆ.


ನವೆಂಬರ್ ತಿಂಗಳಲ್ಲಿ ಅಪರೂಪಕ್ಕೆ ಮಳೆ ಸುರಿಯುವ ಪ್ರದೇಶಗಳಾದ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳ ಜನರನ್ನು, ಹೊಲಗಳನ್ನು ಮಳೆ ನಡುಗಿಸುತ್ತಿದೆ. ಈ ಜಿಲ್ಲೆಗಳಲ್ಲಿ ವಾಡಿಕೆ ಮಳೆಗಿಂತಲೂ 150ರಿಂದ 250 ಪಟ್ಟು ಹೆಚ್ಚು ಮಳೆಯಾಗಿದೆ.

ವಾಡಿಕೆಯಂತೆ ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ ವಾರ್ಷಿಕ 700 ಮಿಲಿ ಮೀಟರ್ ಮಳೆಯಾಗುತ್ತದೆ. ಆದರೆ, ಈ ಬಾರಿ ಇದುವರೆಗೆ 1,500ಮಿ.ಮೀ. ಮಳೆಯಾಗಿದೆ. ಬೆಂಗಳೂರಿನ ಜಿಕೆವಿಕೆ ಕೇಂದ್ರದಲ್ಲಿ ವಾರ್ಷಿಕ 920 ಮಿ.ಮೀ. ವಾಡಿಕೆ ಮಳೆ ದಾಖಲಾಗುತ್ತದೆ. ಈ ಬಾರಿ ಇದುವರೆಗೆ 1,300 ಮಿ.ಮೀ. ಮಳೆ ದಾಖಲಾಗಿದೆ. ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ನವೆಂಬರ್ ತಿಂಗಳಲ್ಲಿ 25 ಮಿ.ಮೀ.ನಿಂದ 60 ಮಿ.ಮೀ. ವಾಡಿಕೆ ಮಳೆಯಾಗುತ್ತದೆ. ಆದರೆ, ಈ ಬಾರಿ 300 ಮಿ.ಮೀ. ಮಳೆಯಾಗಿದೆ.

5ನೇ ಪುಟ ನೋಡಿ


ಇನ್ನಷ್ಟು ಸುದ್ದಿಗಳು 3, 5

ನವೆಂಬರ್‌ನಲ್ಲಿ ವಲಯವಾರು ಮಳೆ ವಿವರ (ಸೆ.ಮೀ.ಗಳಲ್ಲಿ)



ವರದಿ ಕೈಸೇರಿದ 24 ತಾಸಿನಲ್ಲಿ ಪರಿಹಾರ

ಕೋಲಾರ: ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಅಕಾಲಿಕ ಮಳೆಯಿಂದ ಸಂಭವಿಸಿರುವ ಬೆಳೆ ಹಾಗೂ ಇತರ ಹಾನಿಯ ಸಮೀಕ್ಷೆಯನ್ನು ತ್ವರಿತವಾಗಿ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.



ಬೆಳೆ ನಷ್ಟ ಸಮೀಕ್ಷೆ ವರದಿ ಪರಿಹಾರ ಆ್ಯಪ್‌ಗೆ ಸಲ್ಲಿಕೆಯಾದ 24 ತಾಸಿನಲ್ಲಿ ಪರಿಹಾರದ ಮೊತ್ತವನ್ನು ರೈತರಿಗೆ ಖಾತೆಗೆ ಜಮೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ರಾಜಕೀಯಕ್ಕೆ ಅಪ್ಪು ಕರೆತರಲು ನಡೆದಿತ್ತು ಪ್ರಯತ್ನ

ಮೋದಿ ಆಹ್ವಾನ ತಿರಸ್ಕರಿಸಿದ್ದ ಪುನೀತ್!

• ಬಿ.ಎಂ.ಹನೀಫ್

ಬೆಂಗಳೂರು: ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ ಚಿತ್ರನಟ ಪುನೀತ್ ರಾಜ್‌ಕುಮಾರ್ ಅವರನ್ನು ರಾಜಕೀಯಕ್ಕೆ ಆಹ್ವಾನಿಸಿದ್ದರು. ಇದನ್ನು ನಯವಾಗಿಯೇ ತಿರಸ್ಕರಿಸಿದ್ದರು ಅಪ್ಪು.

'ಪುನೀತ್‌ರನ್ನು ರಾಜಕೀಯಕ್ಕೆ ಕರೆತರಲು ಬಿಜೆಪಿ ನಾಯಕರು ತುಂಬಾ ಪ್ರಯತ್ನ ಪಟ್ಟಿದ್ದರು' ಎಂದು ಅಪ್ಪು ಅವರ ಆಪ್ತ, ಪ್ರೊಡಕ್ಷನ್ ಮ್ಯಾನೇಜರ್ ಎನ್.ಎಸ್. ರಾಜ್‌ಕುಮಾರ್ 'ಪ್ರಜಾವಾಣಿ'ಗೆ ತಿಳಿಸಿದರು.

'ಕಳೆದ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್, ಚಿತ್ರನಟ ಹಾಗೂ ಬಿಜೆಪಿ ಮುಖಂಡ ಜಗ್ಗೇಶ್ ಮತ್ತು ನಿರ್ಮಾಪಕ ಎಸ್.ವಿ. ಬಾಬು ಅವರು ಪುನೀತ್ ಅವರನ್ನು ಭೇಟಿ ಮಾಡಿ, ರಾಜಕೀಯಕ್ಕೆ ಬರುವಂತೆ ಕೋರಿದ್ದರು' ಎಂದು ಅವರು ವಿಶೇಷ ಸಂದರ್ಶನವೊಂದರಲ್ಲಿ ಮಾಹಿತಿ ನೀಡಿದರು.

'ನನಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ, ನಾನು ನನ್ನ ತಂದೆಯ ಹಾದಿಯಲ್ಲಿಯೇ (ಡಾ.ರಾಜ್‌ಕುಮಾರ್) ಸಾಗುತ್ತೇನೆ ಎಂದು ಅಪ್ಪು ಸ್ಪಷ್ಟವಾಗಿ ಹೇಳಿ ಕಳುಹಿಸಿದರು' ಎಂದೂ ಅವರು ತಿಳಿಸಿದರು.



'ಮುತ್ತುರಾಜನ ಮಗ ಅಪ್ಪು ರಾಜಕುಮಾರ' ವಿಡಿಯೊ ನೋಡಲು ಕೋಡ್ ಸ್ಕ್ಯಾನ್ ಮಾಡಿ

ಪ್ರಜಾವಾಣಿ ನೋಡಿಯೊ

'ಸಂತೋಷ್ ಅವರು ಬಂದು ಹೋಗಿ ಸುಮಾರು 20 ದಿನಗಳ ನಂತರ, ಬಿಜೆಪಿ ಮುಖಂಡರಾದ ಗುಜರಾತ್‌ನ ಬಿ.ವಿ.ಎಸ್. ಶರ್ಮಾ ಹಾಗೂ ಆಂಧ್ರಪ್ರದೇಶದ ಸೋಮು ವಿ. ರಾಜು ಮತ್ತು ನಿರ್ಮಾಪಕ ಎಸ್.ವಿ. ಬಾಬು ಬಂದು ನನ್ನನ್ನು ಭೇಟಿಯಾದರು. ಎಲ್ಲ ನಟರೂ ಬಿಜೆಪಿಗೆ ಬೆಂಬಲ ನೀಡುತ್ತಿದ್ದಾರೆ. ನೀವು ಹೇಳಿ ಪುನೀತ್ ಅವರನ್ನು ಒಪ್ಪಿಸಿ ಎಂದರು. ಈ ವಿಷಯದಲ್ಲಿ ಅವರನ್ನು ಒಪ್ಪಿಸುವುದು ಸಾಧ್ಯವೇ ಇಲ್ಲ ಎಂದು ಹೇಳಿ ಕಳುಹಿಸಿದೆ' ಎಂದು ರಾಜ್‌ಕುಮಾರ್ ತಿಳಿಸಿದರು.

'ಕೊನೆಗೆ, ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಅನಿಲ್ ಎಂಬುವರ ಮೂಲಕವೂ ಪುನೀತ್‌ರಿಗೆ ಆಹ್ವಾನ ನೀಡಲಾಯಿತು. ನೀವು ರಾಜಕೀಯಕ್ಕೆ ಬರುವುದೇನೂ ಬೇಡ, ಆದರೆ, ಒಂದು ಬಾರಿ ನರೇಂದ್ರ ಮೋದಿಯವರನ್ನು ದೆಹಲಿಗೆ ಬಂದು ಭೇಟಿ ಮಾಡಿ ಎಂದು ಮನವಿ ಮಾಡಿದಾಗಲೂ ಅಪ್ಪು ಅದನ್ನು ನಿರಾಕರಿಸಿದ್ದರು' ಎಂದರು.

'ನಮಗೆ ಎಲ್ಲ ಪಕ್ಷದವರೂ ಬೇಕಾದವರೇ. ಸಿದ್ದರಾಮಯ್ಯ, ಎಚ್.ಡಿ. ಕುಮಾರಸ್ವಾಮಿ, ಬಿ.ಎಸ್. ಯಡಿಯೂರಪ್ಪ ಎಲ್ಲರೂ ಬೇಕು. ಎಲ್ಲ ಪಕ್ಷಗಳಲ್ಲಿಯೂ ನಮ್ಮ ಅಭಿಮಾನಿಗಳಿದ್ದಾರೆ. ಮೋದಿಯವರನ್ನು ಭೇಟಿಯಾದರೆ ಅದು ರಾಜಕೀಯವಾಗುತ್ತದೆ ಎಂದು ಅಪ್ಪು ಪುನರುಚ್ಚರಿಸಿದ್ದರು' ಎಂದರು.

4ನೇ ಪುಟ ನೋಡಿ

ಅನುಮೋದನೆ ಸಿಕ್ಕಿ 13 ತಿಂಗಳಾದರೂ ಕಾಣಿಸದ ಪ್ರಗತಿ • 2,190 ದಿನಗಳ ಕಾಲಮಿತಿಯೊಳಗೆ ಮುಗಿಸಬೇಕಾದ ಯೋಜನೆ

ಮುಂದಕ್ಕೆ ಚಲಿಸಿಲ್ಲ ‘ಉಪನಗರ ರೈಲು’

• ವಿಜಯಕುಮಾರ್ ಎಸ್.ಕೆ.

ಬೆಂಗಳೂರು: ನಗರದಲ್ಲಿ ಸಂಚಾರ ದಟ್ಟಣೆ ಸಮಸ್ಯೆಗೆ ಉಪನಗರ ರೈಲುಗಳಿಂದ ಪರಿಹಾರ ಸಿಗಲಿದೆ ಎಂಬ ಸಿಲಿಕಾನ್ ಸಿಟಿ ನಿವಾಸಿಗಳ ಕನಸು ಸದ್ಯಕ್ಕೆ ನನಸಾಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಯೋಜನೆಗೆ ಅನುಮೋದನೆ ದೊರೆತು 13 ತಿಂಗಳು ಕಳೆದರೂ, ಕಾಮಗಾರಿಗೆ ಶಂಕುಸ್ಥಾಪನೆಯೇ ನೆರವೇರಿಲ್ಲ. ‘ಉಪನಗರ ರೈಲು’ ಯೋಜನೆ ಸ್ವಲ್ಪವೂ ಮುಂದಕ್ಕೆ ಚಲಿಸಿಲ್ಲ.

ನಗರಕ್ಕೆ ಪ್ರತ್ಯೇಕವಾಗಿ ರೈಲು ಸೇವೆ ಆರಂಭಿಸುವ ಬಗ್ಗೆ ರೈಲ್ವೆ ಇಲಾಖೆ 1983ರಲ್ಲೇ ಪ್ರಸ್ತಾಪ ಸಿದ್ಧಪಡಿಸಿತ್ತು. 2010ರಲ್ಲಿ ಸಿಸ್ಟುಪ್– ಪ್ರಜಾ ಸಂಘಟನೆಗಳ ಒತ್ತಾಸೆಯಿಂದ ಈ ಕೂಗು ತೀವ್ರಗೊಂಡಿತು. 2014ರಲ್ಲಿ ಡಿ.ವಿ. ಸದಾನಂದಗೌಡ ರೈಲ್ವೆ ಸಚಿವರಾಗಿದ್ದಾಗ ಬಜೆಟ್‌ನಲ್ಲೇ ಈ ಯೋಜನೆಯ ಅಗತ್ಯದ ಬಗ್ಗೆ ಪ್ರಸ್ತಾಪಿಸಿದ್ದರು. ಕೊನೆಗೂ 2019ರ ಕೇಂದ್ರ ಬಜೆಟ್‌ನಲ್ಲಿ ಈ ಯೋಜನೆಯನ್ನು ಉಲ್ಲೇಖಿಸಲಾಯಿತು. 2020ರ ಅ. 21ರಂದು ರೈಲ್ವೆ ಮಂಡಳಿಯಿಂದ ಇದಕ್ಕೆ ಅನುಮೋದನೆಯೂ ದೊರೆಯಿತು. ಕಾಮಗಾರಿ ಪೂರ್ಣಗೊಳಿಸಲು 6 ವರ್ಷಗಳ ಕಾಲಮಿತಿ ನಿಗದಿ ಮಾಡಲಾಯಿತು.

ಯೋಜನೆ ಅನುಷ್ಠಾನದ ಹೊಣೆ ಹೊತ್ತಿರುವ ಕರ್ನಾಟಕ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ನಿಗಮ (ಕೆ–ರೈಡ್) ಈ ಯೋಜನೆಯನ್ನು ನಾಲ್ಕು ಕಾರಿಡಾರ್‌ಗಳನ್ನಾಗಿ ವಿಂಗಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಂದ ಭೂಮಿಪೂಜೆ ನಡೆಸಿ ಕಾಮಗಾರಿಗೆ ಚಾಲನೆ ನೀಡಲು ನಾಲ್ಕು ತಿಂಗಳ ಹಿಂದೆಯೇ ಕೆ–ರೈಡ್ ಸಜ್ಜಾಗಿತ್ತು. ಆದರೆ, ಈವರೆಗೆ ಸಿವಿಲ್ ಕಾಮಗಾರಿಗೆ ಟೆಂಡರ್ ಆಹ್ವಾನಿಸಿಲ್ಲ. ತಯಾರಿ ಹಂತದಲ್ಲೇ ಕೆ–ರೈಡ್ ದಿನ ದೂಡುತ್ತಿದೆ.

ಕೆ–ರೈಡ್ ವೆಬ್‌ಸೈಟ್ ತೆರೆದರೆ ಉಪನಗರ ರೈಲಿನ ಸುಂದರವಾದ ರೇಖಾಚಿತ್ರ, ನಿಲ್ದಾಣಗಳ ಮಾಹಿತಿ, ಯೋಜನೆಯ ವಿವರ ಎಲ್ಲವೂ ಲಭ್ಯವಾಗುತ್ತದೆ. ಸದ್ಯಕ್ಕೆ ಈ ರೈಲು ಯೋಜನೆಯ ಕನಸು ಕಾಣುತ್ತಿರುವವರು ವೆಬ್‌ಸೈಟ್‌ನಲ್ಲಿರುವ ಚಿತ್ರಗಳನ್ನಷ್ಟೇ ನೋಡಿ ತೃಪ್ತಿಪಡಬೇಕಾಗಿದೆ.

‘2,190 ದಿನಗಳ ಕಾಲಮಿತಿ ನಿಗದಿ ಮಾಡಿರುವುದನ್ನು ವೆಬ್‌ಸೈಟ್‌ನಲ್ಲೇ ದೊಡ್ಡದಾಗಿ ಪ್ರಕಟಿಸಲಾಗಿದೆ. ಅನುಮೋದನೆ ದೊರೆತು ಈಗಾಗಲೇ 397 ಕಳೆದಿದೆ. ಗಡುವಿನ ಒಳಗೆ ಯೋಜನೆ ಪೂರ್ಣಗೊಳಿಸಲು ಇನ್ನು 1,793 ದಿನಗಳು ಬಾಕಿ ಉಳಿದಿವೆ. ಕಾಮಗಾರಿಯನ್ನೇ ಆರಂಭಿಸದಿದ್ದರೆ ಬಾಕಿ ಇರುವ ದಿನಗಳಲ್ಲಿ ಯೋಜನೆ ಪೂರ್ಣಗೊಳಿಸಲು ಸಾಧ್ಯವೇ’ ಎಂಬುದು ರೈಲ್ವೆ ಹೋರಾಟಗಾರರ ಪ್ರಶ್ನೆ.

‘ಯೋಜನೆಗೆ ಅನುಮೋದನೆ ನೀಡಿ ಕೇಂದ್ರ ಸರ್ಕಾರ ಸುಮ್ಮನಾಗಿದೆ. ಪ್ರಗತಿ ಪರಿಶೀಲನೆಯನ್ನು ಯಾರೂ ನಡೆಸುತ್ತಿಲ್ಲ. ಬೆಂಗಳೂರಿನ ಸಂಚಾರ ದಟ್ಟಣೆ ನಡುವೆ ಸಿಲುಕಿ ಜನ ನಲುಗುತ್ತಿದ್ದಾರೆ. ಸಮರೋಪಾದಿಯಲ್ಲಿ ಮಾಡಬೇಕಾದ ಕೆಲಸವನ್ನು ವಿಳಂಬ ಮಾಡಲಾಗುತ್ತಿದೆ. ಜನರ ಸಹನೆಗೂ ಮಿತಿ ಇದೆ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸುತ್ತಾರೆ.

ಅಂಕಿ–ಅಂಶ

₹15,767 ಕೋಟಿ ಯೋಜನೆಯ ಒಟ್ಟು ಮೊತ್ತ


20:20:60 ಕೇಂದ್ರ, ರಾಜ್ಯ ಮತ್ತು ಬಾಹ್ಯ ಹಣಕಾಸು ಸಂಸ್ಥೆಗಳು ಭರಿಸುವ ಪಾಲು

ಯೋಜನೆಯಲ್ಲಿ ಏನೇನು ಇರಲಿದೆ

148.17 ಕಿ.ಮೀ ಉಪನಗರ ರೈಲು ಮಾರ್ಗದ ಒಟ್ಟು ಉದ್ದ

55.40 ಕಿ.ಮೀ ಎತ್ತರಿಸಿದ (ಎಲಿವೇಟೆಡ್) ಮಾರ್ಗದ ಉದ್ದ

57 ಈ ಯೊಜನೆಯಡಿ ನಿರ್ಮಾಣವಾಗುವ ನಿಲ್ದಾಣಗಳು





ರೈಲ್ವೆ ಸಚಿವರನ್ನು ಭೇಟಿ ಮಾಡಿ ಕಾಮಗಾರಿ ಬಗ್ಗೆ ಮಾತುಕತೆ ನಡೆಸಿದ್ದೇನೆ. ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡರೆ ಉಳಿದ ಕಾಮಗಾರಿ ವೇಗವಾಗಿ ನಡೆಯಲಿದೆ

ಡಿ.ವಿ. ಸದಾನಂದಗೌಡ, ಸಂಸದ



ಸರ್ವೆ ಕಾರ್ಯ ನಡೆಯುತ್ತಿದ್ದು, ಚುನಾವಣೆ ನೀತಿ ಸಂಹಿತೆ ಇರುವುದರಿಂದ ಮುಂದೂಡಲಾಗಿದೆ. ಪ್ರಧಾನಿಯವರಿಂದಲೇ ಶಂಕುಸ್ಥಾಪನೆ ಮಾಡಿಸಬೇಕೆಂಬ ಆಸೆ ಇದೆ.

ಪಿ.ಸಿ. ಮೋಹನ್, ಸಂಸದ

‘ಯುದ್ಧೋಪಾದಿಯಲ್ಲಿ ನಡೆಯಬೇಕಿದೆ ಕಾಮಗಾರಿ’



ರಾಜಕುಮಾರ್ ದುಗಾರ್

‘ಬೆಂಗಳೂರು ನಗರದ ಸಂಚಾರ ದಟ್ಟಣೆ ಕಡಿಮೆ ಮಾಡಲು ಉಪನಗರ ರೈಲು ಯೋಜನೆ ಪ್ರಮುಖ ಪಾತ್ರ ವಹಿಸಲಿದೆ. ಈ ರೀತಿಯ ಯೋಜನೆಗಳನ್ನು ಸರ್ಕಾರ ಯುದ್ಧೋಪಾದಿಯಲ್ಲಿ ಕೈಗೊಳ್ಳಬೇಕು’ ಎಂದು ರೈಲ್ವೆ ಹೋರಾಟಗಾರ ರಾಜಕುಮಾರ್ ದುಗಾರ್ ಅಭಿಪ್ರಾಯಪಟ್ಟರು.

‘13 ತಿಂಗಳು ಕಳೆದರೂ ಭೌತಿಕವಾಗಿ ಕಾಮಗಾರಿ ಆರಂಭವಾಗಿಲ್ಲ. ಇನ್ನೂ ತಯಾರಿ ಹಂತದಲ್ಲೇ ಕೆ–ರೈಡ್ ಕಾಲ ಕಳೆಯುತ್ತಿದೆ. ಬಿಎಂಆರ್‌ಸಿಎಲ್‌ಗಿಂತಲೂ ವಿಳಂಬ ದೋರಣೆಯನ್ನು ಕೆ–ರೈಡ್ ಮಾಡುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

‘ಬಾಕಿ ಇರುವ 4 ವರ್ಷ 11 ತಿಂಗಳಲ್ಲಿ ಕಾಮಗಾರಿ ಮುಗಿಸಬೇಕಿದೆ. ಆರಂಭಕ್ಕೆ ಇನ್ನೆಷ್ಟು ದಿನಗಳು ಕಾಯಬೇಕೊ ಗೊತ್ತಿಲ್ಲ. ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಸಾಧ್ಯವೇ’ ಎಂದು ಪ್ರಶ್ನಿಸಿದರು.

‘ಮೆಟ್ರೊ ರೈಲು ಮಾರ್ಗದ ಕಾಮಗಾರಿ ಆರಂಭವಾಗಿ 15 ವರ್ಷಗಳು ಕಳೆದಿವೆ. ಈವರೆಗೆ 55 ಕಿ.ಮೀ. ಮಾತ್ರ ಮೆಟ್ರೊ ಮಾರ್ಗ ಬಳಕೆಗೆ ಲಭ್ಯವಾಗಿದೆ. ಇನ್ನು ಉಪನಗರ ರೈಲು ಯೋಜನೆ ನಿಗದಿತ ಅವಧಿಯಲ್ಲಿ ಮುಗಿಯುತ್ತದೆಯೇ’ ಎಂದು ಅನುಮಾನ ವ್ಯಕ್ತಪಡಿಸಿದರು.

‘ರೈಲ್ವೆ ಸಚಿವರು, ಸಂಸದರು ಯೋಜನೆ ಪ್ರಗತಿ ಬಗ್ಗೆ ಆಗಾಗ ಪರಿಶೀಲನೆ ನಡೆಸಬೇಕು. ಆದರೆ, ಯಾರು ಈ ಬಗ್ಗೆ ತಲೆಕೆಡಿಸಿಕೊಂಡಂತೆ ಕಾಣಿಸುತ್ತಿಲ್ಲ. ವಿಮಾನ ನಿಲ್ದಾಣ ಯೋಜನೆಗೆ ಆದ್ಯತೆ ನೀಡದಿರುವ ಬಗ್ಗೆ ಅವರು ಧ್ವನಿ ಎತ್ತುತ್ತಿಲ್ಲ ಏಕೆ’ ಎಂದು ಪ್ರಶ್ನಿಸಿದರು.

‘ಇಷ್ಟೊಂದು ವಿಳಂಬ ಸರಿಯಲ್ಲ’



ಕೃಷ್ಣಪ್ರಸಾದ್

‘ಈ ಯೋಜನೆಗೆ ಬಹುತೇಕ ಕಡೆ ರೈಲ್ವೆ ಜಾಗವೇ ಬಳಕೆಯಾಗುತ್ತಿದ್ದು, ಭೂಸ್ವಾಧೀನ ಸಮಸ್ಯೆ ಅಷ್ಟಾಗಿ ಇಲ್ಲ. ಆದರೂ ವಿಳಂಬ ಮಾಡಲಾಗುತ್ತಿದೆ’ ಎಂದು ರೈಲ್ವೆ ಹೋರಾಟಗಾರ ಕೃಷ್ಣಪ್ರಸಾದ್ ಬೇಸರ ವ್ಯಕ್ತಪಡಿಸಿದರು.

‘ಟೆಂಡರ್ ಪ್ರಕ್ರಿಯೆ ಅಂತಿಮಗೊಳಿಸಲಾಗುತ್ತಿದೆ ಎಂದು ಕೆ–ರೈಡ್ ಹೇಳುತ್ತಲೇ ಇದೆ. ಶಂಕುಸ್ಥಾಪನೆ ಕೂಡ ನೆರವೇರಿಲ್ಲ. ವಿಧಾನ ಪರಿಷತ್ ಚುನಾವಣೆ ನೀತಿ ಸಂಹಿತೆ ಮುಗಿದ ಬಳಿಕವಾದರೂ ಕಾಮಗಾರಿ ಆರಂಭಿಸಬೇಕು’ ಎಂದು ಒತ್ತಾಯಿಸಿದರು.

‘ನೆರೆ ರಾಜ್ಯಗಳಲ್ಲಿ ಈ ರೀತಿಯ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳಲಾಗುತ್ತದೆ. ನಮ್ಮ ರಾಜ್ಯದಲ್ಲಿ, ಅದರಲ್ಲೂ ಬೆಂಗಳೂರಿನಲ್ಲಿ ಇಷ್ಟೊಂದು ವಿಳಂಬ ಮಾಡಲಾಗುತ್ತಿದೆ. ಇದು ಸರಿಯಾದ ಬೆಳವಣಿಗೆ ಅಲ್ಲ’ ಎಂದರು.

ಮೂರು ತಿಂಗಳಲ್ಲಿ ಕಾಮಗಾರಿ ಆರಂಭ

‘ಉಪನಗರ ರೈಲು ಮಾರ್ಗಕ್ಕೆ ಸಿವಿಲ್ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ನಡೆಸಲಾಗುತ್ತಿದ್ದು, ಎರಡು–ಮೂರು ತಿಂಗಳಲ್ಲಿ ಕಾಮಗಾರಿ ಆರಂಭವಾಗಲಿದೆ’ ಎಂದು ಕೆ–ರೈಡ್ ವ್ಯವಸ್ಥಾಪಕ ನಿರ್ದೇಶಕ ಅಮಿತ್ ಗರ್ಗ್ ಹೇಳಿದರು.

‘ ಕೆ–ರೈಡ್ ಹೊಸ ಕಂಪನಿ. ಹಾಗಾಗಿ ಕಾಮಗಾರಿ ಆರಂಭಿಸುವ ಮುನ್ನ ಸಾಕಷ್ಟು ಪೂರ್ವತಯಾರಿಯ ಅಗತ್ಯವಿದೆ. ಈ ಯೋಜನೆಗೆ ಅನುಮೋದನೆ ಸಿಕ್ಕ ಬಳಿಕ ನಾವು ಸುಮ್ಮನೆ ಕುಳಿತಿಲ್ಲ. ಕಾರ್ಯವಿಧಾನ ರೂಪಿಸುವುದು, ಮಾರ್ಗದ ವಿನ್ಯಾಸ ಅಂತಿಮಗೊಳಿಸುವುದು, ಹಣಕಾಸು ಹೊಂದಿಸುವುದು, ಅನುಮೋದನೆ ಪಡೆಯುವುದು ಮುಂತಾದ ಅನೇಕ ಕಾರ್ಯಗಳು ನಡೆಯುತ್ತಿವೆ. ಇವೆಲ್ಲವೂ ಮಹತ್ವದ ಕೆಲಸಗಳೇ. ಈ ಕೆಲಸಗಳು ಕಣ್ಣಿಗೆ ಕಾಣಿಸುತ್ತಿಲ್ಲ ಅಷ್ಟೇ’ ಎಂದು ಗರ್ಗ್ ವಿವರಿಸಿದರು.

‘ಕಾಮಗಾರಿಯನ್ನು ಗಡಿಬಿಡಿಯಲ್ಲಿ ಆರಂಭಿಸಲು ಆಗುವುದಿಲ್ಲ. ಕಾರ್ಯ ಯೋಜನೆಯನ್ನು ಸಮರ್ಪಕವಾಗಿ ರೂಪಿಸಿಕೊಂಡರೆ, ನಂತರ ಸಿವಿಲ್ ಕಾಮಗಾರಿಯನ್ನು ವೇಗವಾಗಿ ಪೂರ್ಣಗೊಳಿಸಬಹುದು. ಎಲ್ಲಾ ಪೂರ್ವತಯಾರಿಗಳನ್ನೆಲ್ಲ ಪೂರ್ಣಗೊಳಿಸಿದ ಬಳಿಕವಷ್ಟೇ ಸಿವಿಲ್ ಕಾಮಗಾರಿ ಆರಂಭಿಸಲಾಗುವುದು’ ಎಂದು ಅವರು ಸ್ಪಷ್ಟಪಡಿಸಿದರು.

‘ವಿಮಾನ ನಿಲ್ದಾಣ ಮಾರ್ಗ ಆದ್ಯತೆಯಲ್ಲ’

ಕೆಎಸ್‌ಆರ್ (ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ) ರೈಲು ನಿಲ್ದಾಣದಿಂದ ವಿಮಾನ ನಿಲ್ದಾಣ ಮಾರ್ಗದಲ್ಲಿ ದೇವನಹಳ್ಳಿಗೆ ಸಂಪರ್ಕ ಕಲ್ಪಿಸುವ ‘ಸಂಪಿಗೆ’ ಕಾರಿಡಾರ್ ಕಾಮಗಾರಿಯನ್ನು ಆದ್ಯತೆ ಮೇರೆಗೆ ಕೈಗೊಳ್ಳಲು ಕೆ–ರೈಡ್ ಈ ಹಿಂದೆ ನಿರ್ಧರಿಸಿತ್ತು. ಆದರೆ, ಈಗ ಆದ್ಯತೆ ಬದಲಾಯಿಸಿರುವ ಸಂಸ್ಥೆಯು ಬೇರೆ ಮಾರ್ಗಗಳ ಕಾಮಗಾರಿಯನ್ನು ಮೊದಲು ಆರಂಭಿಸಲು ನಿರ್ಧರಿಸಿದೆ.

ಬೈಯಪ್ಪನಹಳ್ಳಿ ಟರ್ಮಿನಲ್‌ನಿಂದ ಚಿಕ್ಕಬಾಣಾವರಕ್ಕೆ ಸಂಪರ್ಕ ಕಲ್ಪಿಸುವ ‘ಮಲ್ಲಿಗೆ’ ಮತ್ತು ಹೀಲಲಿಗೆಯಿಂದ ರಾಜಾನುಕುಂಟೆಗೆ ಸಂಪರ್ಕ ಕಲ್ಪಿಸುವ ‘ಕನಕ’ ಮಾರ್ಗಗಳ ಕಾಮಗಾರಿಯನ್ನು ಆದ್ಯತೆ ಮೇರೆಗೆ ಆರಂಭಿಸಲಿದೆ. ಇದನ್ನು ಕೆ–ರೈಡ್ ತನ್ನ ವೆಬ್‌ಸೈಟ್‌ನಲ್ಲೇ ಹೇಳಿಕೊಂಡಿದೆ.

‘ವಿಮಾನ ನಿಲ್ದಾಣಕ್ಕೆ ಸದ್ಯ ರಸ್ತೆಯೇ ಪ್ರಮುಖ ಮಾರ್ಗ. ಈ ಮಾರ್ಗದ ಮೇಲಿರುವ ಒತ್ತಡ ಕಡಿಮೆ ಮಾಡಲು ಉಪನಗರ ರೈಲು ಮತ್ತು ಮೆಟ್ರೊ ರೈಲುಗಳ ಸಂಪರ್ಕ ಕಲ್ಪಿಸುವುದು ಅನಿವಾರ್ಯ. ಉಪನಗರ ರೈಲು ಯೋಜನೆಯಲ್ಲಿ ಈ ಮಾರ್ಗವೇ ಆದ್ಯತೆ ಆಗಬೇಕಿತ್ತು. ಕೆ–ರೈಡ್ ಬದಲಾವಣೆ ಮಾಡಿಕೊಂಡಿರುವುದು ಸರಿಯಲ್ಲ’ ಎಂಬುದು ರೈಲ್ವೆ ಹೋರಾಟಗಾರರ ಅಸಮಾಧಾನ.

‘ಎಲ್ಲ ಮಾರ್ಗಗಳೂ ನಮಗೆ ಆದ್ಯತೆಯೇ. ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿರುವ ಮಾರ್ಗದಲ್ಲಿ ಮೊದಲು ಕಾಮಗಾರಿ ಆರಂಭವಾಗಲಿದೆ. ಈ ದೃಷ್ಟಿಯಿಂದ ಆದ್ಯತೆ ಬದಲಾಯಿಸಿದ್ದೇವೆ ಅಷ್ಟೇ’ ಎಂದು ಕೆ–ರೈಡ್ ವ್ಯವಸ್ಥಾಪಕ ನಿರ್ದೇಶಕ ಅಮಿತ್ ಗರ್ಗ್ ‘ಪ್ರಜಾವಾಣಿ’ಗೆ ತಿಳಿಸಿದರು.

‘ಮೊದಲ ಆರಂಭವಾದ ಕಾಮಗಾರಿಗಷ್ಟೇ ಆದ್ಯತೆ ಅಲ್ಲ. ಏಕಕಾಲದಲ್ಲೇ ಎಲ್ಲಾ ಮಾರ್ಗದ ಕಾಮಗಾರಿಗಳೂ ನಡೆಯಲಿವೆ. ನಿಗದಿತ 6 ವರ್ಷಗಳ ಅವಧಿಯಲ್ಲಿ ಎಲ್ಲಾ ಕಾಮಗಾರಿಗಳೂ ಪೂರ್ಣಗೊಳ್ಳಲಿವೆ. ಅದರಲ್ಲಿ ಯಾವುದೇ ಅನುಮಾನ ಬೇಡ’ ಎಂದು ಸ್ಪಷ್ಟಪಡಿಸಿದರು.

ಬಿಡಿಎ ಅಕ್ರಮ: ದಾಖಲೆ ಪರಿಶೀಲನೆಗೆ ಎಸಿಬಿ ಸಿದ್ಧತೆ

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಚೇರಿಗಳಲ್ಲಿ ಶುಕ್ರವಾರ ಮತ್ತು ಶನಿವಾರ ಶೋಧ ನಡೆಸಿ, ವಶಕ್ಕೆ ಪಡೆದಿರುವ ದಾಖಲೆಗಳನ್ನು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಮಂಗಳವಾರದಿಂದ ಪರಿಶೀಲನೆ ನಡೆಸಲಿದ್ದಾರೆ.

ಭೂಸ್ವಾಧೀನ, ಪರಿಹಾರ ವಿತರಣೆ, ನಿವೇಶನ ಹಂಚಿಕೆ ಸೇರಿದಂತೆ ವಿವಿಧ ಪ್ರಕ್ರಿಯೆಗಳಲ್ಲಿ ನಡೆದಿರುವ ಅಕ್ರಮಗಳಿಗೆ ಸಂಬಂಧಿಸಿದ ನೂರಾರು ಕಡತಗಳನ್ನು ಎಸಿಬಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಎಲ್ಲ ಕಡತಗಳನ್ನೂ ತನಿಖಾ ಸಂಸ್ಥೆಯ ಕಚೇರಿಗೆ ತರಲಾಗಿದೆ. ಎಸ್‌ಪಿಗಳಾದ ಜಿ.ಎಚ್. ಯತೀಶ್ ಚಂದ್ರ, ಅಬ್ದುಲ್ ಅಹದ್ ಮತ್ತು ಉಮಾ ಪ್ರಶಾಂತ್ ನೇತೃತ್ವದಲ್ಲಿ ಮಂಗಳವಾರದಿಂದ ಈ ಕಡತಗಳನ್ನು ಪರಿಶೀಲನೆ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ.

ವಶಕ್ಕೆ ಪಡೆದಿರುವ ಎಲ್ಲ ದಾಖಲೆಗಳನ್ನು ಪರಿಶೀಲಿಸಿದ ಬಳಿಕವೇ ವಿಚಾರಣೆಗೆ ಹಾಜರಾಗುವಂತೆ ಬಿಡಿಎ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಲು ತನಿಖಾ ತಂಡ ನಿರ್ಧರಿಸಿದೆ ಎಂದು ಮೂಲಗಳು ಹೇಳಿವೆ.

24ಕ್ಕೆ ಪ್ರತಿಭಟನೆ

ಬೆಂಗಳೂರು: ‘ಕಾಮಗಾರಿಗಳಲ್ಲಿ ಶೇ 40ರಷ್ಟು ಮೊತ್ತ ರಾಜಕಾರಣಿಗಳ ಪಾಲಾಗುತ್ತಿರುವ ಕುರಿತು ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಎಎಪಿ ಇದೇ 24ರಂದು ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ಪಕ್ಷದ ಮಾಧ್ಯಮ ಸಂಚಾಲಕ ಜಗದೀಶ್ ವಿ.ಸದಂ ತಿಳಿಸಿದರು.

ಭದ್ರಾ ಮೇಲ್ದಂಡೆ ನ. 29ಕ್ಕೆ ಸಭೆ

ಬೆಂಗಳೂರು: ಭದ್ರಾ ಮೇಲ್ದಂಡೆ ಯೋಜನೆಗೆ ‘ರಾಷ್ಟ್ರೀಯ ಯೋಜನೆ’ಯ ಸ್ಥಾನಮಾನ ನೀಡುವ ವಿಷಯವು ದೆಹಲಿಯಲ್ಲಿ ನ. 29ರಂದು ನಡೆಯಲಿರುವ ರಾಷ್ಟ್ರೀಯ ಯೋಜನೆಗಳ ಉನ್ನತಾಧಿಕಾರ ಸಂಚಾಲನಾ ಸಮಿತಿ ಸಭೆಯ ಮುಂದೆ ಬರಲಿದೆ. ಈ ಕುರಿತು ಕೇಂದ್ರ ಜಲಸಂಪನ್ಮೂಲ, ನದಿ ಅಭಿವೃದ್ಧಿ ಮತ್ತು ಗಂಗಾ ಪುನಶ್ಚೇತನ ಇಲಾಖೆ ರಾಜ್ಯಕ್ಕೆ ಪತ್ರ ಬರೆದಿದೆ.



ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕನಕದಾಸ ಜಯಂತಿ ಅಂಗವಾಗಿ ರವೀಂದ್ರ ಕಲಾಕ್ಷೇತ್ರದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂಪುರ ಫೈನ್ ಆರ್ಟ್ಸ್ ಅಕಾಡೆಮಿ ತಂಡದವರು ನೃತ್ಯ ಪ್ರದರ್ಶಿಸಿದರು – ಪ್ರಜಾವಾಣಿ ಚಿತ್ರ



ರಂಗಚಂದಿರ ಮತ್ತು ಟೆಂಟ್ ಸಿನಿಮಾ ವತಿಯಿಂದ ನಯನ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಪ್ರೀತಿಯ ‘ಅಪ್ಪು’ಗೆ ನೆನಪಿನ ಅಪ್ಪುಗೆ ಕಾರ್ಯಕ್ರಮದಲ್ಲಿ ನಟ ಪುನೀತ್ ರಾಜ್‌ಕುಮಾರ್ ಅವರ ಭಾವಚಿತ್ರಕ್ಕೆ ಜಯಂತ ಕಾಯ್ಕಿಣಿ, ದೊಡ್ಡರಂಗೇಗೌಡ, ಟೆಲಿಕಾಂ ದತ್ತಾತ್ರೇಯ, ರಾಘವೇಂದ್ರ ರಾಜ್‌ಕುಮಾರ್, ಜೋಗಿ, ನಾಗತಿಹಳ್ಳಿ ಚಂದ್ರಶೇಖರ್ ಹಾಗೂ ಇತರರು ಪುಷ್ಪನಮನ ಸಲ್ಲಿಸಿದರು. –ಪ್ರಜಾವಾಣಿ ಚಿತ್ರ

ಕೋವಿಡ್ ಅಂಕಿ–ಅಂಶ

ಆಧಾರ: ಮೈಗೌ.ಇನ್/ ಕೋವಿಡ್19 ವರ್ಲ್ಡೋಮೀಟರ್

	ವಿಶ್ವ	ಭಾರತ
ಒಟ್ಟು ಪ್ರಕರಣ	25.81 ಕೋಟಿ ▲	3.45 ಕೋಟಿ
ಸಕ್ರಿಯ ಪ್ರಕರಣ	1.93 ಕೋಟಿ ▼	1.18 ಲಕ್ಷ ▼
ಗುಣಮುಖ	23.35 ಕೋಟಿ ▲	3.39 ಕೋಟಿ
ಸಾವು	51.71 ಲಕ್ಷ ▲	4.65 ಲಕ್ಷ

ದಿನದ ಮಾಹಿತಿ

	ವಿಶ್ವ	ಭಾರತ
ಹೊಸ ಪ್ರಕರಣ	4.00 ಲಕ್ಷ ▼	8,488 ▼
ಗುಣಮುಖ	4.05 ಲಕ್ಷ ▲	12,510 ▲
ಸಾವು	4,334 ▼	249 ▼

ಎಲ್ಲಿ ಹೆಚ್ಚು ಪ್ರಕರಣ (ಹಿಂದಿನ 24 ಗಂಟೆಗಳಲ್ಲಿ): 40,004 ▼ ಬ್ರಿಟನ್; 36,860 ▼ ಜರ್ಮನಿ; 37,120 ರಷ್ಯಾ

ಎಲ್ಲಿ ಹೆಚ್ಚು ಸಕ್ರಿಯ ಪ್ರಕರಣಗಳು (ಲಕ್ಷಗಳಲ್ಲಿ): 93.36 ▲ ಅಮೆರಿಕ; 10.42 ▲ ರಷ್ಯಾ; 9.49 ▼ ಬ್ರಿಟನ್

(*ರಾತ್ರಿ 12 ಗಂಟೆಯವರೆಗಿನ ಮಾಹಿತಿ)

ಎಲ್ಲಿ ಹೆಚ್ಚು ಸಾವು (ಒಟ್ಟು): 1.40 ಲಕ್ಷ ಮಹಾರಾಷ್ಟ್ರ; 36,375 ▲ ತಮಿಳುನಾಡು; 37,495 ▲ ಕೇರಳ

ಎಲ್ಲಿ ಹೆಚ್ಚು ಪ್ರಕರಣ (ಲಕ್ಷಗಳಲ್ಲಿ): 66.29 ಮಹಾರಾಷ್ಟ್ರ ▲; 51.01 ಕೇರಳ ▲; 27.20 ತಮಿಳುನಾಡು ▲

ಪ್ರಜಾವಾಣಿ ಗ್ರಾಫಿಕ್ಸ್

ಬೆಂಗಳೂರು ನಗರ ಜಿಲ್ಲಾ ಕೋವಿಡ್ ಅಂಕಿ–ಅಂಶ

12,55,166 ▲ ಒಟ್ಟು ಸೋಂಕಿತರು (12,55,054 ನಿನ್ನೆಯ ವಿವರ)

ಸಕ್ರಿಯ ಪ್ರಕರಣ	ಗುಣಮುಖ ಆದವರು	ಒಟ್ಟು ಸಾವು
5,609 ▼	12,33,232 ▲	16,324 ▲

ದಿನದ ಏರಿಕೆ

ಹೊಸ ಪ್ರಕರಣ	112 ▼
ಗುಣಮುಖ	300 ▲
ಸಾವು	01 –

ಆಧಾರ: ಆರೋಗ್ಯ ಇಲಾಖೆ
ಪ್ರಜಾವಾಣಿ ಗ್ರಾಫಿಕ್ಸ್

ಕೊರೊನಾ ಭೀತಿ ಬೇಡ, ಮುಂಜಾಗ್ರತೆ ಇರಲಿ

ನಿರುದ್ಯೋಗಿಗಳಿಗೆ ವೃತ್ತಿ ತರಬೇತಿ

ಬೆಂಗಳೂರು: ಉನ್ನತಿ ಸೆಂಟರ್ ವತಿಯಿಂದ ನಿರುದ್ಯೋಗಿಗಳಿಗೆ 40 ದಿನಗಳ ವೃತ್ತಿ ತರಬೇತಿ ನೀಡಲಾ ಗುವುದು.

18ರಿಂದ 25 ವರ್ಷದೊಳಗಿನ ನಿರುದ್ಯೋಗಿಗಳು ತರಬೇತಿಯಲ್ಲಿ ಭಾಗವಹಿಸಬಹುದು.

ತರಬೇತಿಗೆ ಕನಿಷ್ಠ ಶುಲ್ಕ ಇರಲಿದ್ದು, ಡಿಸೆಂಬರ್ 1ರಿಂದ ಪ್ರವೇಶ ಪ್ರಾರಂಭವಾಗಲಿದೆ.

ವಿಳಾಸ: ಉನ್ನತಿ ಸೆಂಟರ್, ಎನ್‌ಜಿಇಎಫ್ ಬಡಾವಣೆ, ಬೈಯಪ್ಪನಹಳ್ಳಿ ಮೆಟ್ರೊ ನಿಲ್ದಾಣದ ಹತ್ತಿರ, ಸದಾನಂದ ನಗರ. **ಹೆಚ್ಚಿನ ವಿವರಗಳಿಗೆ:** 9900146423 ಅಥವಾ www.unnatiblr.org ಅನ್ನು ಸಂಪರ್ಕಿಸಬಹುದು.

ನಗರದಲ್ಲಿ ಇಂದು

ಕನ್ನಡ ರಾಜ್ಯೋತ್ಸವ ಹಾಗೂ ಪೋಷಕ ಕಲಾರತ್ನ ಪ್ರಶಸ್ತಿ ಪ್ರದಾನ: ಅತಿಥಿಗಳು–ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್, ನಟ ಉಪೇಂದ್ರ, ಶಾಸಕ ಬೈರತಿ ಸುರೇಶ್, ನಿರ್ಮಾಪಕ ಚಿನ್ನೇಗೌಡ, ನಿರ್ದೇಶಕ ಆರ್.ಚಂದ್ರು, ಶಾಂತಾ ಕೃಷ್ಣಮೂರ್ತಿ, ಆಯೋಜನೆ–ಕರ್ನಾಟಕ ಚಲನಚಿತ್ರ ಪೋಷಕ ಕಲಾವಿದರ ಸಂಘ, ಸ್ಥಳ–ರವೀಂದ್ರ ಕಲಾಕ್ಷೇತ್ರ, ಸಂಜೆ 4



ಉಪೇಂದ್ರ

ಭಾರತೀಯ ರೈಲ್ವೆ ಇಲಾಖೆಗೆ ತಪಾಸಣೆ ಹಾಗೂ ಗಸ್ತು ತಿರುಗುವಿಕೆಗಾಗಿ ಎಸ್‌ಎಎನ್ ಎಂಜಿನಿಯರಿಂಗ್ ಮತ್ತು ಲೋಕೋಮೋಟಿವ್ ಕಂಪನಿ ಲಿಮಿಟೆಡ್ ನಿರ್ಮಿಸಿರುವ ಸ್ವಯಂ ಚಾಲಿತ 8-ಚಕ್ರಗಳ ಡೀಸೆಲ್ ಎಲೆಕ್ಟ್ರಿಕ್ ಟವರ್ ಕಾರು ಬಿಡುಗಡೆ: ಸ್ಥಳ- ಹೋಟೆಲ್ ರಾಡಿಸನ್ ಬ್ಲೂ ಏಟ್ರಿಯಾ, ಅರಮನೆ ರಸ್ತೆ, ಸಂಜೆ 7



ಉತ್ತರ ಮಳೆ ಅಬ್ಬರ

ಒಂದೇ ಸಮನೆ ಸುರಿದ ವರ್ಷಧಾರೆ • ಕೋಡಿ ಬಿದ್ದ ಕೆರೆಗಳು, ತುಂಬಿ ಹರಿದ ರಾಜಕಾಲುವೆಗಳು • ಜನಜೀವನ ಅಸ್ತವ್ಯಸ್ತ • ಟ್ರ್ಯಾಕ್ಟರ್ ಬಳಸಿ ಸಂತ್ರಸ್ತರ ರಕ್ಷಣೆ

ಮಳೆ ಆರ್ಭಟ ರಸ್ತೆಗಿಳಿದವು ದೋಣಿಗಳು!

ಪ್ರಜಾವಾಣಿ ವಾರ್ತೆ

ಬೆಂಗಳೂರು: ನಗರದ ಉತ್ತರ ಪ್ರದೇಶಗಳಲ್ಲಿ ಭಾನುವಾರ ರಾತ್ರಿ ಬಿರುಸಿನ ಮಳೆಯಾಗಿದ್ದು, ಯಲಹಂಕ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ನಿವಾಸಿಗಳು ತತ್ತರಿಸಿಹೋದರು. ನೂರಾರು ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಯಿತು. ಜಲಾವೃತಗೊಂಡ ಅಪಾರ್ಟ್‌ಮೆಂಟ್ ಸಮುಚ್ಚಯದ ಫ್ಲ್ಯಾಟ್‌ಗಳಲ್ಲಿ ಸಿಲುಕಿದ್ದ ನಿವಾಸಿಗಳನ್ನು ಸ್ಥಳಾಂತರಿಲು ಬೋಟ್ ಹಾಗೂ ಟ್ರ್ಯಾಕ್ಟರ್ ಅವಲಂಬಿಸಬೇಕಾದ ಸ್ಥಿತಿಯನ್ನು ಕೇವಲ ನಾಲ್ಕೈದು ತಾಸು ಸುರಿದ ಮಳೆ ಸೃಷ್ಟಿಸಿತು.

ನಗರದಾದ್ಯಂತ ಹಲವು ದಿನಗಳಿಂದ ನಿತ್ಯವೂ ಜೋರು ಮಳೆಯಾಗುತ್ತಿದೆ. ಭಾನುವಾರವೂ ಮಳೆಯ ಅಬ್ಬರ ಜೋರಾಗಿತ್ತು. ನಗರದ ಉತ್ತರ ಭಾಗದಲ್ಲಿ ಸಂಜೆ 6 ಗಂಟೆಯಿಂದ ರಾತ್ರಿ 11 ಗಂಟೆಯವರೆಗೂ ನಿರಂತರವಾಗಿ ಮಳೆ ಸುರಿಯಿತು. ಒಂದೇ ಸಮನೆ ಹೊಯ್ದ ಮಳೆಗೆ ಬಹುತೇಕ ಪ್ರದೇಶಗಳು ಜಲಾವೃತ್ತಗೊಂಡವು. ಜಕ್ಕೂರು ಹಾಗೂ ವಿದ್ಯಾರಣ್ಯಪುರ ಬಳಿಯ ಸಿಂಗಾಪುರದ ಕೆರೆಗಳು ಕೋಡಿ ಬಿದ್ದು, ನೀರು ರಭಸವಾಗಿ ಹೊರಗೆ ಹರಿಯಿತು. ಯಲಹಂಕ ಕೋಗಿಲು ಕ್ರಾಸ್‌ನಲ್ಲೂ ರಾಜಕಾಲುವೆಗಳು ಮೈದುಂಬಿ ನೀರು ರಸ್ತೆಗೆ ಹರಿಯಿತು. ಯಲಹಂಕ ಹಳೇ ನಗರ, ಕೋಗಿಲು ಕ್ರಾಸ್, ಜಕ್ಕೂರು, ಅಲ್ಲಾಳಸಂದ್ರ, ವಿದ್ಯಾರಣ್ಯಪುರ, ಸಿಂಗಾಪುರ ಹಾಗೂ ಸುತ್ತಮುತ್ತ ಪ್ರದೇಶಗಳ ನೂರಾರು ಮನೆಗಳಿಗೆ ಮಳೆ ನೀರು ನುಗ್ಗಿತ್ತು.

ಸಿಂಗಾಪುರ ಕೆರೆ ಪ್ರದೇಶಕ್ಕೆ ಹೊಂದಿಕೊಂಡಿರುವ ಮನೆಗಳಲ್ಲಿ ಮೂರು ಅಡಿಗಳಷ್ಟು ನೀರು ನುಗ್ಗಿತ್ತು. ಮಳೆ ಶುರುವಾದಾಗಿನಿಂದಲೂ ಆತಂಕದಲ್ಲಿದ್ದ ನಿವಾಸಿಗಳು, ಮನೆಗೆ ನೀರು ನುಗ್ಗುತ್ತಿದ್ದಂತೆ ಮತ್ತಷ್ಟು ಗಲಿಬಿಲಿಗೊಂಡರು. ರಾತ್ರಿಯಿಡೀ ನೀರು ಹೊರಹಾಕಲು ಹರಸಾಹಸಪಟ್ಟರು. ಇಲ್ಲಿನ ಕೆಲ ಪ್ರದೇಶಗಳಲ್ಲಿ ಸೋಮವಾರ ಮಧ್ಯಾಹ್ನದವರೆಗೂ ಮಳೆ ನೀರನ್ನು ಹೊರಚೆಲ್ಲುವ ಕಾರ್ಯ ಮುಂದುವರಿದಿತ್ತು. ಮಳೆ ನಿಂತು ನಾಲ್ಕೈದು ತಾಸುಗಳ ಬಳಿಕ ನೀರಿನ ಮಟ್ಟ ಇಳಿಯಿತು. ನಿವಾಸಿಗಳು ಮಳೆ ನೀರನ್ನು ಹೊರಗೆ ಹಾಕಿ, ಮನೆಗಳನ್ನು ಸ್ವಚ್ಛ ಮಾಡುತ್ತಿದ್ದ ದೃಶ್ಯಗಳು ಸೋಮವಾರವೂ ಕಂಡುಬಂದವು.

ರಾಜಕಾಲುವೆ ಜಾಗದಲ್ಲಿ ರಸ್ತೆ: ಸಿಂಗಾಪುರದಲ್ಲಿ ರಸ್ತೆ ಮೇಲೆಯೇ ನೀರು ಹರಿದು, ಮನೆಗಳಿಗೆ ಅಪಾರ ಪ್ರಮಾಣದ ನೀರು ನುಗ್ಗಿತ್ತು. ಈ ಭಾಗದಲ್ಲಿ ರಾಜಕಾಲುವೆಯನ್ನು ಒತ್ತುವರಿ ಮಾಡಿ ರಸ್ತೆ ನಿರ್ಮಿಸಲಾಗಿದ್ದು, ಇದೀಗ ಅದೇ ರಸ್ತೆಯಲ್ಲಿ ನೀರು ಹರಿಯುತ್ತಿರುವುದಾಗಿ ನಿವಾಸಿಗಳು ದೂರಿದರು.

ಕೆರೆ ನೀರಿನ ಜೊತೆಯಲ್ಲಿ ಹಾವು, ಚೇಳು ಹಾಗೂ ಮೀನುಗಳು ಸಹ ಕಾಣಿಸಿಕೊಂಡವು. ಕೆಲ ಮನೆಗಳಲ್ಲೂ ಹಾವುಗಳ ಹಾವಳಿ ಇತ್ತು. ಇದು ಜನರ ಭಯಕ್ಕೆ ಕಾರಣವಾಯಿತು. ಕೆಲವರು ಹಾವುಗಳನ್ನು ಹಿಡಿದು ಹೊರಗೆ ಬಿಟ್ಟರು.

‘25 ವರ್ಷಗಳಿಂದ ಸಿಂಗಾಪುರದಲ್ಲಿ ವಾಸವಿದ್ದೇವೆ. ಇಂಥ ಮಳೆಯನ್ನು ಕಂಡಿರಲಿಲ್ಲ. ಸಿಂಗಾಪುರ ಕೆರೆ ಸಹ ಕೋಡಿ ಬಿದ್ದಿದ್ದು, ಇಷ್ಟು ಪ್ರಮಾಣದಲ್ಲಿ ನೀರು ಹರಿದಿದ್ದು ಇದೇ ಮೊದಲು. 20ಕ್ಕೂ ಹೆಚ್ಚು ಮನೆಗಳಿಗೂ ನೀರು ನುಗ್ಗಿದ್ದು, ಎಲ್ಲರಿಗೂ ತೊಂದರೆ ಆಗಿದೆ’ ಎಂದು ಸ್ಥಳೀಯ ನಿವಾಸಿ ರಂಗನಾಥ್ ಹೇಳಿದರು.

‘ಕೆರೆ ಕೋಡಿ ಬಿದ್ದ ನೀರು ಸರಾಗವಾಗಿ ಹರಿದು ಹೋಗಲು ರಾಜಕಾಲುವೆ ಇತ್ತು. ಆ ಕಾಲುವೆ ಮುಚ್ಚಿ, ಅದೇ ಸ್ಥಳದಲ್ಲಿ ರಸ್ತೆಯನ್ನು ನಿರ್ಮಿಸಲಾಗಿದೆ. ಈ ಬಗ್ಗೆ ದೂರು ನೀಡಿದರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಇದೀಗ, ನೀರು ಹರಿದು ಹೋಗಲು ಸೂಕ್ತ ಕಾಲುವೆ ಇಲ್ಲ. ಹೀಗಾಗಿಯೇ ನೀರು ರಸ್ತೆಯಲ್ಲಿ ಹರಿಯುತ್ತಿದೆ’ ಎಂದೂ ತಿಳಿಸಿದರು.

ಕೆರೆಯಂತಾದ ನೆಲಮಹಡಿ: ಸಿಂಗಾಪುರ ಬಳಿಯ ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್ ಸಮುಚ್ಚಯದ ಆವರಣಕ್ಕೂ ನೀರು ನುಗ್ಗಿತ್ತು. ನೆಲಮಹಡಿಯಲ್ಲಿ ಮೂರು ಅಡಿಯಷ್ಟು ನೀರು ನಿಂತು, ಇಡೀ ಆವರಣ ಕೆರೆಯಂತಾಗಿತ್ತು. ಕಾರು ಹಾಗೂ ಬೈಕ್‌ಗಳು ನೀರಿನಲ್ಲಿ ಮುಳುಗಿದ್ದವು.

‘ಕೆರೆ ಕೋಡಿ ಬಿದ್ದ ನೀರು ರಸ್ತೆಯಲ್ಲಿ ಹರಿದು, ಅಪಾರ್ಟ್‌ಮೆಂಟ್ ಸಮುಚ್ಚಯಕ್ಕೆ ನುಗ್ಗಿದೆ. ಕೆಲ ನಿವಾಸಿಗಳು, ಹರಿಯುವ ನೀರಿನಲ್ಲೇ ಸಂಚರಿಸಿದರು. ಬಹುತೇಕ ನಿವಾಸಿಗಳು ಹೊರ ಬಾರದ ಹಾಗೂ ಹೊರಗಿನವರು ಒಳಗೆ ಹೋಗಲಾಗದ ಸ್ಥಿತಿ ನಿರ್ಮಾಣವಾಗಿತ್ತು’ ಎಂದು ಸ್ಥಳೀಯ ನಿವಾಸಿಯೊಬ್ಬರು ವಿವರಿಸಿದರು.

ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಸಿಬ್ಬಂದಿ, ಅಪಾರ್ಟ್‌ಮೆಂಟ್ ಸಮುಚ್ಚಯಕ್ಕೆ ಬಂದು ದೋಣಿ ಹಾಗೂ ಟ್ರ್ಯಾಕ್ಟರ್ ಬಳಸಿ ಕಾರ್ಯಾಚರಣೆ ನಡೆಸಿದರು. ಫ್ಲ್ಯಾಟ್‌ನಲ್ಲಿ ಸಿಲುಕಿದ್ದ ವೃದ್ಧರು, ಮಹಿಳೆಯರು ಹಾಗೂ ಮಕ್ಕಳನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ತಲುಪಿಸಿದರು. ರಾತ್ರಿಯಾದರೂ ನೀರು ಕಡಿಮೆಯಾಗಿರಲಿಲ್ಲ. ಕಾರ್ಯಾಚರಣೆ ಮುಂದುವರಿದಿತ್ತು.

ನಿವಾಸಿಗಳು ಉಳಿದುಕೊಳ್ಳಲು ಅಂಬೇಡ್ಕರ್ ಭವನ ಹಾಗೂ ವಸತಿ ನಿಲಯಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಆಹಾರ ಹಾಗೂ ಕುಡಿಯುವ ನೀರು ಪೂರೈಸಲಾಗಿದೆ. ಕೆಲ ನಿವಾಸಿಗಳು, ಸಂಬಂಧಿಕರು ಹಾಗೂ ಸ್ನೇಹಿತರ ಮನೆಗಳಿಗೆ ಹೊರಟು ಹೋದರು. ಅಪಾರ್ಟ್‌ಮೆಂಟ್ ಸಮುಚ್ಚಯದಲ್ಲಿ 600 ಫ್ಲ್ಯಾಟ್‌ಗಳಿದ್ದು, ಐದು ಸಾವಿರಕ್ಕೂ ಹೆಚ್ಚು ಮಂದಿ ವಾಸವಿದ್ದರು.

‘ಲಕ್ಷಾಂತರ ರೂಪಾಯಿ ನೀಡಿ ಫ್ಲ್ಯಾಟ್ ಖರೀದಿಸಿದ್ದೆವು. ಆದರೆ, ಇದೀಗ ನೀರಿನಲ್ಲಿ ಸಿಲುಕುವಂತಾಗಿದೆ. ಇದಕ್ಕೆ ಕಾರಣ ಯಾರು ಎಂಬುದೇ ತಿಳಿಯದಂತಾಗಿದೆ’ ಎಂದು ನಿವಾಸಿ ರಾಘವೇಂದ್ರ ಅಳಲು ತೋಡಿಕೊಂಡರು.

ನಂಜಪ್ಪ ಬಡಾವಣೆಯಲ್ಲಿರುವ ಮತ್ತೆರಡು ಅಪಾರ್ಟ್‌ಮೆಂಟ್ ಸಮುಚ್ಚಯಗಳಿಗೂ ನೀರು ನುಗ್ಗಿತ್ತು. ಅಲ್ಲಿಯೂ ನೆಲಮಹಡಿಯಲ್ಲಿ ನೀರು ನಿಂತುಕೊಂಡು, ನಿವಾಸಿಗಳು ಆತಂಕಗೊಂಡಿದ್ದರು. ಅಲ್ಲಿಯ ನೀರು ತೆರವು ಮಾಡಿ, ನಿವಾಸಿಗಳನ್ನು ರಕ್ಷಿಸಲಾಯಿತು.

ಕೋಗಿಲು ಕ್ರಾಸ್ ರಸ್ತೆ ಜಲಾವೃತ್ತ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಗೆ ಹೊಂದಿಕೊಂಡಿರುವ ಯಲಹಂಕ ಕೋಗಿಲು ಕ್ರಾಸ್ ಜಲಾವೃತ್ತಗೊಂಡಿತು. ಇಡೀ ರಸ್ತೆಯಲ್ಲಿ ನೀರು ನಿಂತುಕೊಂಡಿದ್ದರಿಂದ, ವಾಹನಗಳ ಸಂಚಾರವೇ ಬಂದ್ ಆಗಿತ್ತು.

ನಿಂತ ನೀರಿನಲ್ಲೇ ಕೆಲವರು ಕಾರು ಹಾಗೂ ಬೈಕ್ ಚಲಾಯಿಸಿಕೊಂಡು ಹೋದರು. ಎಂಜಿನ್ ಒಳಗೆ ನೀರು ಹೋಗಿದ್ದರಿಂದ ಹಲವು ವಾಹನಗಳು ಕೆಟ್ಟು ನಿಂತಿದ್ದವು. ಅವುಗಳನ್ನು ತಳ್ಳಿಕೊಂಡೇ ಚಾಲಕರು ಮುಂದಕ್ಕೆ ಹೋದರು.

‘ಕೋಗಿಲು ಕ್ರಾಸ್‌ನಲ್ಲಿ ರಾಜಕಾಲುವೆ ಹಾದು ಹೋಗಿದೆ. ಅಕ್ಕ-ಪಕ್ಕದ ಜಾಗವನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದು, ನೀರು ರಸ್ತೆಗೆ ಹರಿಯುತ್ತಿದೆ. ಭಾನುವಾರ ಮಳೆ ಪ್ರಮಾಣ ಹೆಚ್ಚಿದ್ದರಿಂದ, ಕಾಲುವೆ ತುಂಬಿ ಹರಿದು ಅವಾಂತರ ಸೃಷ್ಟಿಸಿತು’ ಎಂದು ಸ್ಥಳೀಯ ವ್ಯಾಪಾರಿ ಸಿರಾಜ್ ಅಹ್ಮದ್ ಹೇಳಿದರು.

ಜಕ್ಕೂರಿನಲ್ಲೂ ನೀರೇ ನೀರು: ಜಕ್ಕೂರು ಹಾಗೂ ಸುತ್ತಮುತ್ತ ಸ್ಥಳಗಳ ರಸ್ತೆಗಳನ್ನೂ ನೀರು ಹೊಳೆಯಂತೆ ಹರಿಯಿತು. 10ಕ್ಕೂ ಹೆಚ್ಚು ಮನೆಗಳಿಗೂ ನೀರು ನುಗ್ಗಿ, ನಿವಾಸಿಗಳು ತೊಂದರೆ ಅನುಭವಿಸಿದರು.

ಜಕ್ಕೂರಿನ ಜವಾಹರಲಾಲ್ ನೆಹರೂ ಸಂಶೋಧನಾ ಕೇಂದ್ರದ ಆವರಣ, ಪ್ರಮುಖ ಉದ್ಯಾನಗಳು ಹಾಗೂ ಮೈದಾನಗಳಲ್ಲೂ ಮೂರು ಅಡಿಗಳಷ್ಟು ನೀರು ನಿಂತುಕೊಂಡಿತ್ತು.



ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್ ಸಮುಚ್ಚಯದ ಫ್ಲ್ಯಾಟ್‌ನಲ್ಲಿ ಸಿಲುಕಿದ್ದ ನಿವಾಸಿಗಳನ್ನು ರಕ್ಷಣಾ ಪಡೆಯ ಸಿಬ್ಬಂದಿ ಬೋಟ್ ಮೂಲಕ ರಕ್ಷಿಸಿದರು – ಪ್ರಜಾವಾಣಿ ಚಿತ್ರಗಳು/ಎಸ್‌.ಕೆ. ದಿನೇಶ್, ಬಿ.ಕೆ.ಜನಾರ್ದನ್, ಬಿ.ಎಚ್. ಶಿವಕುಮಾರ್



ಚಿಕ್ಕಬಾಣಾವರದ ಮಾರುತಿನಗರದಲ್ಲಿ ಮನೆಗಳಿಗೆ ನೀರು ನುಗ್ಗಿದ್ದರಿಂದ, ಮನೆಯೊಳಗಿನ ಸಾಮಗ್ರಿಗಳನ್ನು ಹಿಡಿದುಕೊಂಡು ನಿವಾಸಿಗಳು ಸುರಕ್ಷಿತ ಸ್ಥಳಕ್ಕೆ ತೆರಳಿದರು

ಎಲ್ಲಾ ಕಡೆ ಅವಾಂತರ

ವಿದ್ಯಾರಣ್ಯಪುರ ಬಳಿಯ ವೆಂಕಟಸ್ವಾಮಿಯಪ್ಪ ಬಡಾವಣೆಯಲ್ಲೂ ಮಳೆ ಅವಾಂತರ ಸೃಷ್ಟಿಸಿತು.

ಬಡಾವಣೆಯ ಕಾಲುವೆ ಹಾಗೂ ಚರಂಡಿಗಳು ತುಂಬಿ ಹರಿದವು. ರಸ್ತೆಗಳಲ್ಲೇ ಎರಡು ಅಡಿಯಷ್ಟು ನೀರು ಹರಿದು, ಅಕ್ಕ-ಪಕ್ಕದ ಮನೆಗಳಿಗೂ ನುಗ್ಗಿತ್ತು.

ನೀರು ಹೊರಹಾಕುವುದರಲ್ಲೇ ಜನ ರಾತ್ರಿ ಕಳೆದರು. ಸೂಕ್ತ ಕಾಲುವೆ ವ್ಯವಸ್ಥೆ ಮಾಡದೇ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಹಿಡಿಶಾಪ ಹಾಕಿದರು.

‘ನಿರಂತರವಾಗಿ ಮಳೆ ಸುರಿದು, ನಮ್ಮ ಜೀವನ ಸಂಕಷ್ಟಕ್ಕೆ ಸಿಲುಕಿದೆ. ಮನೆಗಳಿಗೆ ಪದೇ ಪದೇ ನೀರು ನುಗ್ಗುತ್ತಿದ್ದು, ನೆಮ್ಮದಿಯಿಂದ ನಿದ್ದೆ ಮಾಡುವ ಸ್ಥಿತಿಯೂ ಇಲ್ಲದಂತಾಗಿದೆ. ಹಲವು ಬಾರಿ ದೂರು ನೀಡಿದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಸ್ಥಳಕ್ಕೂ ಬಂದು ಪರಿಶೀಲನೆ ನಡೆಸುತ್ತಿಲ್ಲ’ ಎಂದು ಸ್ಥಳೀಯರು ದೂರಿದರು.

ರಕ್ಷಣೆಗೆ ನಿಂತ ಸಿಬ್ಬಂದಿ

42	45	40	30
ಎಸ್‌ಡಿಆರ್‌ಎಫ್	ಅಗ್ನಿಶಾಮಕ ಮತ್ತು ತುರ್ತು ಸೇವೆ	ಪೊಲೀಸರು	ಬಿಬಿಎಂಪಿ

ವಿಡಿಯೊ ನೋಡಲು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ
ಪ್ರಜಾವಾಣಿ ನೋಡಿಯೊ

ಕಾಂಪೌಂಡ್ ಕುಸಿತ

ಯಶವಂತಪುರ ರೈಲ್ವೆ ನಿಲ್ದಾಣದ ಆವರಣ ಗೋಡೆಯು ಮಳೆಯಿಂದಾಗಿ ಕುಸಿದು ಬಿದ್ದಿದ್ದು, ದ್ವಿಚಕ್ರ ವಾಹನ ಹಾಗೂ ಎರಡು ಆಟೊಗಳು ಜಖಂಗೊಂಡಿವೆ. ಭಾನುವಾರ ರಾತ್ರಿ ಜೋರು ಮಳೆಯಾಗುತ್ತಿದ್ದಂತೆ ಸಂದರ್ಭದಲ್ಲೇ, ಮೋಹನ್‌ಕುಮಾರ್ ನಗರಕ್ಕೆ ತಾಗಿಕೊಂಡಿರುವ ರೈಲ್ವೆ ನಿಲ್ದಾಣದ ಕಾಂಪೌಂಡ್ ಕುಸಿದು ಬಿದ್ದಿತ್ತು. ವಾಹನಗಳು ಮಾತ್ರ ಜಖಂಗೊಂಡಿದ್ದು, ಯಾವುದೇ ಪ್ರಾಣಹಾನಿ ಉಂಟಾಗಿಲ್ಲ.

ವಿ.ಎಸ್. ಬಡಾವಣೆಯಲ್ಲೂ ತಪ್ಪದ ಬವಣೆ

ವಿ.ಎಸ್. ಬಡಾವಣೆ ಹಾಗೂ ಸುತ್ತಮುತ್ತ ಪ್ರದೇಶಗಳ 40ಕ್ಕೂ ಹೆಚ್ಚು ಮನೆಗಳಿಗೂ ನೀರು ನುಗ್ಗಿತ್ತು. ಆಹಾರ ಪದಾರ್ಥಗಳು, ಎಲೆಕ್ಟ್ರಾನಿಕ್ ವಸ್ತುಗಳು ಹಾಗೂ ಪೀಠೋಪಕರಣಗಳು ನೀರಿನಲ್ಲಿ ತೇಲಿದವು. ನಿವಾಸಿಗಳು ರಾತ್ರಿ ಇಡೀ ಎಷ್ಟೇ ಪ್ರಯತ್ನಿಸಿದರೂ ನೀರು ಹೊರಹಾಕಲು ಸಾಧ್ಯವಾಗಲಿಲ್ಲ.

ಬಡಾವಣೆಯಲ್ಲಿ ಒಂಟಿಯಾಗಿ ವಾಸವಿದ್ದ 70 ವರ್ಷದ ಗೌರಮ್ಮ, ತಮ್ಮ ಮನೆಗೆ ನೀರು ನುಗ್ಗಿದ್ದನ್ನು ಕಂಡು ಕಣ್ಣೀರಿಟ್ಟರು. ಮನೆಯ ಎಲ್ಲ ವಸ್ತುಗಳು ಕೆಟ್ಟುಹೋಗಿದ್ದು, ಜೀವನ ನಡೆಸುವುದು ಹೇಗೆ? ಎಂಬು ಗೋಗರೆದರು.



ಕೋಗಿಲು ಕ್ರಾಸ್ ರಸ್ತೆಯಲ್ಲಿ ಹರಿಯುತ್ತಿದ್ದ ನೀರಿನಲ್ಲೇ ವಾಹನಗಳು ಸಂಚರಿಸಿದವು

‘59 ಪ್ರದೇಶಗಳಲ್ಲಿ ಹಾನಿ’

‘ನಗರದ 59 ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿ ಹಾನಿ ಆಗಿದೆ. ಉತ್ತರ ಭಾಗದಲ್ಲಿರುವ ಯಲಹಂಕ ಹಾಗೂ ಸುತ್ತಮುತ್ತಲಿನ ಹೆಚ್ಚು ಪ್ರದೇಶಗಳು ಜಲಾವೃತ್ತಗೊಂಡಿದ್ದವು’ ಎಂದು ಬಿಬಿಎಂಪಿ ಮೂಲಗಳು ಹೇಳಿವೆ.

‘ಪೂರ್ವ ವಲಯದಲ್ಲಿ 4 ಕಡೆ, ಪಶ್ಚಿಮ ವಲಯ ಹಾಗೂ ರಾಜರಾಜೇಶ್ವರಿನಗರದಲ್ಲಿ ತಲಾ ಒಂದು ಕಡೆ ಹಾನಿ ಆಗಿದೆ. ಮಹದೇವಪುರ ವಲಯದಲ್ಲಿ 3 ಕಡೆ ಹಾಗೂ ದಾಸರಹಳ್ಳಿ ವಲಯದಲ್ಲಿ 5 ಕಡೆ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ ಆಗಿತ್ತು. ದಕ್ಷಿಣ ವಲಯ ಹಾಗೂ ಬೊಮ್ಮನಹಳ್ಳಿ ವಲಯಗಳಲ್ಲಿ ಹಾನಿ ಬಗ್ಗೆ ದೂರುಗಳು ಬಂದಿಲ್ಲ’ ಎಂದೂ ಮೂಲಗಳು ತಿಳಿಸಿವೆ.



ವೆಂಕಟಾಲ ಬಳಿ ಕೆರೆ ಕೋಡಿ ಬಿದ್ದು, ಅಪಾರ ಪ್ರಮಾಣದಲ್ಲಿ ಹೊರಗೆ ಹರಿಯುತ್ತಿದ್ದ ನೀರಿನಲ್ಲಿ ಸ್ಥಳೀಯರು ಮೀನು ಹಿಡಿದರು

ಮಳೆ ನೀರು ಹರಿವ ದಾರಿ ಛಿದ್ರ

ಪ್ರಜಾವಾಣಿ ವಾರ್ತೆ

ಬೆಂಗಳೂರು: ನಗರದ ಹೆಬ್ಬಾಳ ಕಣಿವೆಯ ಪ್ರದೇಶದಲ್ಲಿ ದಿಢೀರ್ ನೆರೆ ಹಾವಳಿ ಕಾಣಿಸಿಕೊಂಡಿದ್ದಕ್ಕೆ ನಾಲ್ಕೈದು ಗಂಟೆಗಳಲ್ಲಿ ಸತತವಾಗಿ ಭೋರ್ಗರೆದ ಮಳೆ ಎಷ್ಟು ಕಾರಣವೋ, ಈ ಕಣಿವೆ ಪ್ರದೇಶದಲ್ಲಿ ಮಳೆ ನೀರು ಹರಿವಿನ ಹಾದಿ ಛಿದ್ರಗೊಂಡಿರುವುದು ಹಾಗೂ ಮಳೆ ನೀರು ನೆಲೆಯಾಗುತ್ತಿದ್ದ ತಗ್ಗುಪ್ರದೇಶಗಳೆಲ್ಲ ಜನವಸತಿ ಪ್ರದೇಶಗಳಾಗಿ ಮಾರ್ಪಾಡಾಗಿರುವುದು ಕೂಡಾ ಕಾರಣ.

ಭಾನುವಾರ ರಾತ್ರಿ ಸುರಿದ ಮಳೆಗೆ ಅತಿ ಹೆಚ್ಚು ಸಮಸ್ಯೆ ಎದುರಾಗಿರುವುದು ಯಲಹಂಕ, ಜಕ್ಕೂರು, ನಾಗವಾರ, ಮಾನ್ಯತಾ ಟೆಕ್ ಪಾರ್ಕ್ ಪ್ರದೇಶಗಳಲ್ಲಿ. ಈ ಪ್ರದೇಶದ ಕೆರೆಗಳು ಒಂದಕ್ಕೊಂದು ಸಂಪರ್ಕ ಹೊಂದಿವೆ. ಈ ಕಣಿವೆಯಲ್ಲಿ ಪುಟ್ಟೇನಹಳ್ಳಿ ಕೆರೆ ಭರ್ತಿಯಾದ ಬಳಿಕ ಅದರ ನೀರು ಯಲಹಂಕ ಕೆರೆಯತ್ತ ಹರಿಯುತ್ತದೆ. ಯಲಹಂಕ ಕೆರೆ ಹಾಗೂ ಅಲ್ಲಾಳಸಂದ್ರ ಕೆರೆಗಳು ಕೋಡಿ ಬಿದ್ದಾಗ ನೀರು ಜಕ್ಕೂರು ಕೆರೆಯನ್ನು ಸೇರಬೇಕು. ಜಕ್ಕೂರು ಕೆರೆ ಹಾಗೂ ಅಮೃತಹಳ್ಳಿ ಕೆರೆಗಳು ತುಂಬಿದಾಗ ನೀರು ರಾಚೇನಹಳ್ಳಿ ಕೆರೆಗೆ ಹರಿಯಬೇಕು. ರಾಚೇನಹಳ್ಳಿ ಹಾಗೂ ನಾಗವಾರ ಕೆರೆಗಳು ಭರ್ತಿಯಾದರೆ ಅವುಗಳ ನೀರು ಕಲ್ಕೆರೆಯತ್ತ ಹರಿದುಹೋಗಬೇಕು.

ಪರಸ್ಪರ ಸಂಪರ್ಕ ಹೊಂದಿರುವ ಈ ಕೆರೆಗಳ ರಾಜಕಾಲುವೆಗಳು ಒತ್ತುವರಿಯಾಗಿವೆ. ಈ ಕೆರೆಗಳ ಜವುಗು ಪ್ರದೇಶಗಳಲ್ಲಿ ಎರಡು ದಶಕಗಳಲ್ಲಿ ಜನವಸತಿ ಭಾರಿ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ನೀರು ನಿಲ್ಲುತ್ತಿದ್ದ ಗದ್ದೆಗಳಲ್ಲೆಲ್ಲಾ ಮನೆಗಳು, ಅಪಾರ್ಟ್‌ಮೆಂಟ್ ಸಮುಚ್ಚಯಗಳು ನಿರ್ಮಾಣವಾಗಿವೆ. ರಾಜಕಾಲುವೆ ಒತ್ತುವರಿಯಿಂದ ಮಳೆ ನೀರು ಹರಿವಿನ ವ್ಯವಸ್ಥೆ ಅಸ್ತವ್ಯಸ್ತವಾಗಿದೆ. ನೀರು ನಿಲ್ಲುತ್ತಿದ್ದ ತಗ್ಗು-ಪ್ರದೇಶಗಳನ್ನು ಮುಚ್ಚಿ ನಿವೇಶನಗಳನ್ನು ರಚಿಸಲಾಗಿದೆ. ಇಲ್ಲಿ ಕಾಂಕ್ರೀಟೀಕರಣ ಅಧಿಕವಾಗಿದೆ. ಇಂತಹ ಸ್ಥಿತಿಯಲ್ಲಿ ನಾಲ್ಕೈದು ತಾಸುಗಳಲ್ಲೇ 15 ಸೆಂ.ಮೀಟರ್‌ಗಳಷ್ಟು ಮಳೆ ಬಂದರೆ ನೀರು ಮತ್ತೆಲ್ಲಿ ಹರಿಯಬೇಕು ಎಂದು ಪ್ರಶ್ನಿಸುತ್ತಾರೆ ಸ್ಥಳೀಯರು.

‘ಯಲಹಂಕ ಕೆರೆಯಿಂದ ಜಕ್ಕೂರು ಕೆರೆಗೆ ಮಳೆ ನೀರನ್ನು ಹರಿಸುತ್ತಿದ್ದ ರಾಜಕಾಲುವೆಗಳು ಒತ್ತುವರಿಯಾಗಿವೆ. ಜಕ್ಕೂರು ಕೆರೆಯ ಜವುಗು ಪ್ರದೇಶಗಳಲ್ಲಿ ಅಪಾರ್ಟ್‌ಮೆಂಟ್ ಸಮುಚ್ಚಯಗಳು ತಲೆಯೆತ್ತಿವೆ. ರಾಚೇನಹಳ್ಳಿ ಕೆರೆಯ ಆಸುಪಾಸಿನ ತಗ್ಗುಪ್ರದೇಶಗಳಲ್ಲಿ ಅರ್ಕಾವತಿ ಬಡಾವಣೆ ನಿರ್ಮಿಸಲಾಗಿದೆ. ಇಲ್ಲಿ ಹತ್ತಿಪ್ಪತ್ತು ವರ್ಷಗಳ ಹಿಂದೆ ಇದ್ದ ರಾಗಿ ಹೊಲಗಳು, ಗದ್ದೆಗಳು ಕಣ್ಮರೆಯಾಗಿವೆ. ನೀರು ಹರಿಯುವ ಹಾದಿ ಛಿದ್ರವಾಗಿರುವುದರಿಂದ ಪ್ರವಾಹ ಸೃಷ್ಟಿಯಾಗುತ್ತಿದೆ’ ಎಂದು ಜಕ್ಕೂರು ನಿವಾಸಿ ಸಂಜೀವ ದ್ಯಾಮಣ್ಣವರ್ ವಿವರಿಸಿದರು.

ರಾಚೇನಹಳ್ಳಿ ಕೆರೆ ಪಕ್ಕದಲ್ಲೇ ಮಹಾತ್ಮಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ ಹಾಗೂ ಜವಹರಲಾಲ್ ನೆಹರೂ ಅತ್ಯಾಧುನಿಕ ವೈಜ್ಞಾನಿಕ ಸಂಶೋಧನಾ ಕೇಂದ್ರದಂತಹ ಸಂಸ್ಥೆಗಳೂ ನಿರ್ಮಾಣವಾಗಿವೆ. ಮಳೆಯಾದಾಗ ರಾಚೇನಹಳ್ಳಿ ಕೆರೆಯ ನೀರು ನಿಲ್ಲಲು ಬಳಕೆಯಾಗುತ್ತಿದ್ದ ಜಾಗಗಳಲ್ಲೇ ಈ ಸಂಸ್ಥೆಗಳಿವೆ. ಇಲ್ಲಿನ ತಗ್ಗು ಪ್ರದೇಶಗಳನ್ನು ಸಮತಟ್ಟುಗೊಳಿಸಿ-ರುವುದರಿಂದಲೂ ಇಲ್ಲಿ ನೀರು ರಸ್ತೆಯಲ್ಲೇ ಹರಿಯುವ ಪರಿಸ್ಥಿತಿ ಇದೆ ಎನ್ನುವುದು ಸ್ಥಳೀಯರ ಆರೋಪ.

ಅಮೃತಹಳ್ಳಿ ಕೆರೆ ಭರ್ತಿಯಾದ ಬಳಿಕ ಅಲ್ಲಿನ ನೀರು ರಾಚೇನಹಳ್ಳಿ ಕೆರೆಗೆ ಸೇರಬೇಕು. ಜಿಕೆವಿಕೆ, ಸಹಕಾರ ನಗರ, ಕೊಡಿಗೆಹಳ್ಳಿ ಪ್ರದೇಶಗಳಿಂದ ಹರಿದುಬರುವ ನೀರಿನಿಂದ ಈ ಕೆರೆ ಭರ್ತಿಯಾಗುತ್ತದೆ. ಇಲ್ಲಿಂದ ಮುಂದಕ್ಕೆ ರಾಚೇನಹಳ್ಳಿ ಕೆರೆಗೇ ನೀರು ಹರಿಯಬೇಕು. ಇಲ್ಲಿನ ತಗ್ಗು ಪ್ರದೇಶಗಳಲ್ಲಿ ವಸತಿಗಳು ನಿರ್ಮಾಣವಾಗಿವೆ. ಇಲ್ಲೂ ನೀರು ಹರಿವಿನ ಹಾದಿ ಛಿದ್ರಗೊಂಡಿದೆ.

ಸಂಗ್ರಹವಾದ ಮಳೆ ನೀರು ರಸ್ತೆಗೆ!

‘ಜಕ್ಕೂರು, ರಾಚೇನಹಳ್ಳಿ ಪ್ರದೇಶದ ಅನೇಕ ಕಟ್ಟಡ-ಗಳಲ್ಲಿ ತೋರ್ಪಡಿಕೆಗೆ ಮಳೆ ನೀರು ಸಂಗ್ರಹ ವ್ಯವಸ್ಥೆ ಅಳವಡಿಸಿಕೊಳ್ಳಲಾಗಿದೆ. ಅವುಗಳನ್ನು ಭೂಮಿಗೆ ಇಂಗಿಸುವ ಬದಲು ರಸ್ತೆಗೆ ಹರಿಯಬಿಡಲಾಗುತ್ತದೆ. ಇದರಿಂದಾಗಿಯೇ ಅನೇಕ ಕಡೆ ರಸ್ತೆಗಳಲ್ಲಿ ನೀರು ಹರಿಯುವುದನ್ನು ಕಾಣಬಹುದು’ ಎಂದು ಸಂಜೀವ ದ್ಯಾಮಣ್ಣವರ್ ದೂರಿದರು.



ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್ ಸಮುಚ್ಚಯದ ನೆಲಮಹಡಿ ಜಲಾವೃತಗೊಂಡಿದ್ದರಿಂದ, ಹೊರಗೆ ಬರಲಾಗದೆ ಮೆಟ್ಟಿಲು ಬಳಿಯೇ ನಿವಾಸಿಗಳು ನಿಂತುಕೊಂಡಿದ್ದರು

ಅಧಿಕಾರಿಗಳಿಂದ ಪರಿಶೀಲನೆ

ಮಳೆಯಿಂದಾಗಿ ಹಾನಿ ಸಂಭವಿಸಿದ್ದ ಸ್ಥಳಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ಶಾಸಕ ಎಸ್.ಆರ್. ವಿಶ್ವನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನೀರು ನುಗ್ಗಿದ್ದ ಮನೆಗಳಿಗೆ ಹೋಗಿ, ನಿವಾಸಿಗಳ ದೂರು ಆಲಿಸಿದರು. ನೀರು ಹರಿಯುತ್ತಿದ್ದ ರಸ್ತೆಗಳಲ್ಲೂ ಸಂಚರಿಸಿ ವಸ್ತುಸ್ಥಿತಿ ತಿಳಿದುಕೊಂಡರು. ಹಾನಿ ಸಂಭವಿಸಿದ್ದ ಸ್ಥಳಗಳ ಸುಧಾರಣೆಗಾಗಿ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ಜಂಟಿ ಆಯುಕ್ತರಾದ ಪೂರ್ಣಿಮಾ, ಬೆಂಗಳೂರು ಉತ್ತರ ತಾಲ್ಲೂಕಿನ ತಹಶೀಲ್ದಾರ್ ನಾರಾಯಣಸ್ವಾಮಿ ಇದ್ದರು.

‘ಯಲಹಂಕದ ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್ ಸಮುಚ್ಚಯ ಜಲಾವೃತಗೊಂದಿದ್ದು, ನಿವಾಸಿಗಳನ್ನು ರಕ್ಷಿಸಲಾಗುತ್ತಿದೆ. ಅವರಿಗೆ ಆಹಾರ ಪದಾರ್ಥಗಳನ್ನು ವಿತರಿಸಿ, ವಸತಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗುತ್ತಿದೆ’ ಎಂದು ಗೌರವ್ ಗುಪ್ತ ತಿಳಿಸಿದರು.

ಎಸ್.ಆರ್. ವಿಶ್ವನಾಥ್, ‘ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಾನಿ ಸಂಭವಿಸಿದ್ದು, ಸ್ಥಳೀಯರು ಯಾವುದೇ ಆತಂಕಕ್ಕೆ ಒಳಗಾಗಬಾರದು. ನಿಮ್ಮ ಜೊತೆ ನಾವಿದ್ದೇವೆ’ ಎಂದರು.

‘25 ವರ್ಷಗಳ ಹಿಂದೆ ಯಲಹಂಕ ಪ್ರದೇಶ, ಬಿಬಿಎಂಪಿ ವ್ಯಾಪ್ತಿಗೆ ಸೇರಿದೆ. ಜಮೀನುಗಳಿದ್ದ ಜಾಗದಲ್ಲಿ ಅಪಾರ್ಟ್‌ಮೆಂಟ್ ಸಮುಚ್ಚಯಗಳನ್ನು ನಿರ್ಮಿಸಿದ್ದರಿಂದ, ಇದೀಗ ಇಂಥ ಸಮಸ್ಯೆಗಳು ಉಲ್ಬಣಿಸಿವೆ. ಸಮಸ್ಯೆ ಬಗೆಹರಿಸಲು ಅಧಿಕಾರಿಗಳು ರಾತ್ರಿಯಿಂದಲೇ ಕೆಲಸ ಮಾಡುತ್ತಿದ್ದಾರೆ. ಮಳೆ ಸಂತ್ರಸ್ತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ' ಎಂದೂ ಹೇಳಿದರು.

ಬಿಜೆಪಿ ನಾಯಕ ಮಂಜು ಮಗನಿಗೂ ಕೈ ಟಿಕೆಟ್ • ಎಸ್‌.ಆರ್‌. ಪಾಟೀಲ್, ಧರ್ಮಸೇನ ಹೆಸರಿಲ್ಲ

‘ಕುಟುಂಬ’ಕ್ಕೂ ಹೊಸಬರಿಗೂ ಮಣೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: ವಿಧಾನ ಪರಿಷತ್‌ನ ಸ್ಥಳೀಯ ಸಂಸ್ಥೆಗಳ 20 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಪ್ರಕಟಿಸಿದ್ದು, ಹಾಲಿ ಸದಸ್ಯರಲ್ಲಿ ನಾಲ್ವರಿಗೆ ಮಾತ್ರ ಟಿಕೆಟ್ ನೀಡಲಾಗಿದೆ. ಅದರ ಜತೆಯಲ್ಲೇ ಟಿಕೆಟ್ ಹಂಚಿಕೆಯಲ್ಲಿ ಕುಟುಂಬ ರಾಜಕಾರಣದ ನಂಟು ಮುಂದುವರಿದಿದೆ.

ಪರಿಷತ್‌ನ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ಅವರ ಹೆಸರು ಪಟ್ಟಿಯಲ್ಲಿಲ್ಲ. ವಿಜಯಪುರ–ಬಾಗಲಕೋಟೆ ದ್ವಿಸದಸ್ಯ ಕ್ಷೇತ್ರಕ್ಕೆ ಒಂದು ಅಭ್ಯರ್ಥಿಯನ್ನು ಮಾತ್ರ ಪ್ರಕಟಿಸಿದ್ದು, ಹಾಲಿ ಸದಸ್ಯ ಸುನೀಲ ಗೌಡ ಪಾಟೀಲರಿಗೆ ಮತ್ತೆ ಅವಕಾಶ ನೀಡಲಾಗಿದೆ. ಇವರು ವಿಜಯಪುರ ಶಾಸಕ ಎಂ.ಬಿ. ಪಾಟೀಲರ ತಮ್ಮ.

25 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. ಎಂಟು ಕ್ಷೇತ್ರಗಳಿಗೆ ಕಾಂಗ್ರೆಸ್ ಇನ್ನೂ ಅಭ್ಯರ್ಥಿಗಳನ್ನು ಪ್ರಕಟಿಸಿಲ್ಲ. ವಿಧಾನ ಪರಿಷತ್‌ನ ಹಾಲಿ ಸದಸ್ಯರಾದ ಎಸ್. ರವಿ, ಬಳ್ಳಾರಿಯ ಕೆ.ಸಿ. ಕೊಂಡಯ್ಯ ಮತ್ತು ಶಿವಮೊಗ್ಗದ ಆರ್. ಪ್ರಸನ್ನ ಕುಮಾರ್ ಅವರಿಗೆ ಮತ್ತೆ ಸ್ಪರ್ಧೆಗೆ ಅವಕಾಶ ನೀಡಲಾಗಿದೆ. ಎಸ್. ರವಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸೋದರ ಸಂಬಂಧಿ. ಮತ್ತೆ ಸ್ಪರ್ಧಿಸಲು ಪ್ರಬಲ ಆಕಾಂಕ್ಷಿಯಾಗಿದ್ದ ಮೈಸೂರಿನ ಆರ್. ಧರ್ಮಸೇನ ಅವರಿಗೆ ಟಿಕೆಟ್ ಕೈತಪ್ಪಿದೆ. ಜಿಲ್ಲಾ ಆರೋಗ್ಯಾಧಿಕಾರಿಯಾಗಿ ನಿವೃತ್ತರಾಗಿರುವ ಡಾ.ಡಿ. ತಿಮ್ಮಯ್ಯ ಅವರಿಗೆ ಅವಕಾಶ ನೀಡಲಾಗಿದೆ.

ರಾಯಚೂರು ಕ್ಷೇತ್ರದಲ್ಲಿ ಕುಷ್ಟಗಿ ವಿಧಾನಸಭಾ ಕ್ಷೇತ್ರದ ಶಾಸಕ ಅಮರೇಗೌಡ ಬಯ್ಯಾಪುರ ಅವರ ಸಹೋದರನ ಮಗ ಶರಣ ಗೌಡ ಅನ್ನದಾನ ಗೌಡ ಪಾಟೀಲ, ಬೆಳಗಾವಿ ಕ್ಷೇತ್ರದಲ್ಲಿ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರ ತಮ್ಮ ಚನ್ನರಾಜ ಹಟ್ಟಿಹೊಳಿಗೆ ಟಿಕೆಟ್ ಘೋಷಿಸಲಾಗಿದೆ.

ಹುಬ್ಬಳ್ಳಿ–ಧಾರವಾಡ–ಗದಗ–ಹಾವೇರಿ ಕ್ಷೇತ್ರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರನ್ನೇ ಕಣಕ್ಕಿಳಿಸಲಾಗುತ್ತಿದೆ. ಚಿಕ್ಕಮಗಳೂರಿನಲ್ಲಿ ಒಮ್ಮೆ ಪರಿಷತ್ ಸದಸ್ಯರಾಗಿದ್ದು, ಹಿಂದಿನ ಬಾರಿ ಸೋತಿದ್ದ ಗಾಯತ್ರಿ ಶಾಂತೇಗೌಡ ಅವರಿಗೆ ಮತ್ತೆ ಸ್ಪರ್ಧೆಗೆ ಅವಕಾಶ ನೀಡಲಾಗಿದೆ. ತುಮಕೂರು ಕ್ಷೇತ್ರದಲ್ಲಿ ಮಧುಗಿರಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಎನ್. ರಾಜಣ್ಣ ಅವರ ಮಗ ಆರ್. ರಾಜೇಂದ್ರ ಕಣಕ್ಕಿಳಿಯಲಿದ್ದಾರೆ. ಹಿಂದಿನ ಚುನಾವಣೆಯಲ್ಲಿ ಇವರು ಸೋತಿದ್ದರು.

ಕಾಂಗ್ರೆಸ್‌ನಲ್ಲಿ ಶಾಸಕರಾಗಿದ್ದು, ನಂತರ ಬಿಜೆಪಿ ಸೇರಿರುವ ಹಾಸನದ ಎ. ಮಂಜು ಅವರ ಮಗ ಡಾ. ಮಂಥರ್ ಗೌಡ ಅವರಿಗೆ ಕೊಡಗು ಕ್ಷೇತ್ರದ ಟಿಕೆಟ್ ದೊರಕಿದೆ. ಸಚಿವ ಎಸ್.ಟಿ. ಸೋಮಶೇಖರ್ ವಿಶೇಷಾಧಿಕಾರಿಯಾಗಿದ್ದ ಎಂ.ಜಿ.ಗೂಳಿಗೌಡ (ದಿನೇಶ್ ಗೂಳಿಗೌಡ) ಅವರನ್ನು ಮಂಡ್ಯದಲ್ಲಿ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗುತ್ತಿದೆ.

‘ಪಕ್ಷಕ್ಕೆ ದುಡಿದವರಿಗೆ ಅವಕಾಶ’



‘ಅಭ್ಯರ್ಥಿಗಳ ಆಯ್ಕೆಯಲ್ಲಿ ವೈಯಕ್ತಿಕ ತೀರ್ಮಾನವಿಲ್ಲ. ಪಕ್ಷದ ವರಿಷ್ಠರು ಮತ್ತು ರಾಜ್ಯ ಮುಖಂಡರು ಸಮಾಲೋಚಿಸಿ, ಪಕ್ಷಕ್ಕಾಗಿ ದುಡಿದವರಿಗೆ ಅವಕಾಶ ನೀಡಲಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಅಭ್ಯರ್ಥಿಗಳ ಪಟ್ಟಿ ಪ್ರಕಟವಾದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಎಸ್.ಆರ್. ಪಾಟೀಲ ಅವರನ್ನು ಕಡೆಗಣಿಸಲಾಗಿದೆ ಎಂಬುದು ಸರಿಯಲ್ಲ. ಅವರನ್ನು ಕೈಬಿಡುವ ಪ್ರಶ್ನೆಯೇ ಇಲ್ಲ. ಬೇರೆ ಕಾರ್ಯಸೂಚಿ ಪಕ್ಷದ ಮುಂದೆ ಇದೆ’ ಎಂದರು.

ಸ್ಥಳೀಯ ಮುಖಂಡರ ವಿರೋಧದ ನಡುವೆಯೂ ಕೆ.ಸಿ. ಕೊಂಡಯ್ಯ ಅವರಿಗೆ ಟಿಕೆಟ್ ನೀಡಲಾಗಿದೆ ಎಂಬ ಆರೋಪವೂ ಆಧಾರರಹಿತ. ಕೆಲವು ಮುಖಂಡರು ಹಾಗೆ ಹೇಳಿರಬಹುದು. ಆದರೆ, ಎಲ್ಲ ಮುಖಂಡರ ಅಭಿಪ್ರಾಯ ಆಲಿಸಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಕಳೆದ ಬಾರಿಗಿಂತ ಹೆಚ್ಚು ಸ್ಥಾನ ಗಳಿಸುವ ನಿರೀಕ್ಷೆ ಇದೆ. ಪಕ್ಷದ ಸ್ಥಳೀಯ ಮುಖಂಡರು ಮತ್ತು ಮತದಾರರ ಅಪೇಕ್ಷೆಯಂತೆ ಹೊಸಬರಿಗೆ ಸ್ಪರ್ಧೆಗೆ ಅವಕಾಶ ನೀಡಲಾಗಿದೆ ಎಂದರು.


ಕ್ಷೇತ್ರ	ಅಭ್ಯರ್ಥಿ
ಕಲಬುರಗಿ	ಶಿವಾನಂದ ಪಾಟೀಲ ಮರಟೂರು
ಬೆಳಗಾವಿ	ಚನ್ನರಾಜ ಹಟ್ಟಿಹೊಳಿ
ಉತ್ತರ ಕನ್ನಡ	ಭೀಮಣ್ಣ ನಾಯ್ಕ
ಹುಬ್ಬಳ್ಳಿ–ಧಾರವಾಡ–ಗದಗ–ಹಾವೇರಿ	ಸಲೀಂ ಅಹ್ಮದ್
ರಾಯಚೂರು	ಶರಣ ಗೌಡ ಅನ್ನದಾನ ಗೌಡ ಪಾಟೀಲ
ಚಿತ್ರದುರ್ಗ	ಬಿ. ಸೋಮಶೇಖರ್
ಶಿವಮೊಗ್ಗ	ಆರ್.ಪ್ರಸನ್ನ ಕುಮಾರ್
ದಕ್ಷಿಣ ಕನ್ನಡ	ಮಂಜುನಾಥ ಭಂಡಾರಿ
ಚಿಕ್ಕಮಗಳೂರು	ಎ.ವಿ. ಗಾಯತ್ರಿ ಶಾಂತೇಗೌಡ
ಹಾಸನ	ಎಂ.ಶಂಕರ್
ತುಮಕೂರು	ಆರ್.ರಾಜೇಂದ್ರ

ಕ್ಷೇತ್ರ	ಅಭ್ಯರ್ಥಿ
ಮಂಡ್ಯ	ಎಂ.ಜಿ. ಗೂಳಿಗೌಡ (ದಿನೇಶ್ ಗೂಳಿಗೌಡ)
ಬೆಂಗಳೂರು ಗ್ರಾಮಾಂತರ	ಎಸ್.ರವಿ
ಕೊಡಗು	ಡಾ. ಮಂಥರ್ ಗೌಡ
ವಿಜಯಪುರ–ಬಾಗಲಕೋಟೆ	ಸುನೀಲ ಗೌಡ ಪಾಟೀಲ
ಮೈಸೂರು–ಚಾಮರಾಜ ನಗರ	ಡಾ.ಡಿ. ತಿಮ್ಮಯ್ಯ
ಬಳ್ಳಾರಿ	ಕೆ.ಸಿ.ಕೊಂಡಯ್ಯ
ಬೀದರ್	ಭೀಮರಾವ್ ಆರ್ ಪಾಟೀಲ
ಕೋಲಾರ	ಎಂ.ಎಲ್. ಅನಿಲ್ ಕುಮಾರ್
ಬೆಂಗಳೂರು ನಗರ	ಯೂಸುಫ್ ಷರೀಫ್ (ಕೆಜಿಎಫ್ ಬಾಬು)

ಬಕಾಸುರರ ರೀತಿ ನುಂಗುವುದು ಅಭಿವೃದ್ಧಿಯೇ: ಎಚ್‌ಡಿಕೆ ಪ್ರಶ್ನೆ

ಪ್ರಜಾವಾಣಿ ವಾರ್ತೆ

ಮೈಸೂರು: ‘ಅಧಿಕಾರದಲ್ಲಿದ್ದಾಗ ಜೆಡಿಎಸ್ ಅಭಿವೃದ್ಧಿ ಕೆಲಸ ಮಾಡಿಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ. ಶೇ 40ರಷ್ಟು ಕಮಿಷನ್ ಪಡೆಯುವುದು, ಬಕಾಸುರರ ರೀತಿ ನುಂಗುವುದೇ ಅಭಿವೃದ್ಧಿಯೇ? ಸರ್ಕಾರವನ್ನು ಅಧಿಕಾರಕ್ಕೆ ತಂದ ಜನರಿಗೆ ಏನು ಮಾಡಿದ್ದಾರೆ? ಜನರಿಗೆ ಆ ಕಮಿಷನ್ ನೀಡಿದ್ದಾರಾ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.



ಎಚ್‌.ಡಿ. ಕುಮಾರಸ್ವಾಮಿ

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಶೇ 40ರಷ್ಟು ಕಮಿಷನ್ ಪಡೆಯಲಾಗುತ್ತಿದೆ ಎಂದು ಗುತ್ತಿಗೆದಾರರು ಪ್ರಧಾನಿಗೆ ದೂರು ನೀಡಿದ್ದಾರೆ. ಕಮಿಷನ್ ನಿಯಂತ್ರಿಸಿದ್ದರೆ ರೈತರ ಸಮಸ್ಯೆ ತೀರಿಸಬಹುದಿತ್ತು. ಸರ್ಕಾರದಲ್ಲಿ ದುಡ್ಡಿಗೆ ಸಮಸ್ಯೆ ಇಲ್ಲ’ ಎಂದರು.

‘ಸತತ ಮಳೆಯಿಂದ ರಾಜ್ಯದಲ್ಲಿ 5 ಲಕ್ಷ ಹೆಕ್ಟೇರ್ ಬೆಳೆ ನಾಶವಾಗಿದೆ. ಬಿಜೆಪಿಯವರು ಜನಸ್ವರಾಜ್ ಸಮಾವೇಶ ಮಾಡಿಕೊಂಡು ಓಡಾಡುತ್ತಿದ್ದಾರೆ. ರೈತರ ಸಂಕಷ್ಟದ ಬಗ್ಗೆ ಚಕಾರವೇ ಎತ್ತುತ್ತಿಲ್ಲ. ಸರ್ಕಾರಕ್ಕೆ ಈ ಬದ್ಧತೆಯೇ ಇಲ್ಲ’ ಎಂದು ವಾಗ್ದಾಳಿ ನಡೆಸಿದರು.

‘ಮಳೆಯಿಂದ ಹಾನಿಗೊಂಡ ಪ್ರಕರಣದಲ್ಲಿ ಮನೆ ನಿರ್ಮಿಸಿಕೊಳ್ಳಲು ಪರಿಹಾರ ನೀಡುವುದಾಗಿ ಚಿಕ್ಕಬಳ್ಳಾಪುರದಲ್ಲಿ ಮುಖ್ಯಮಂತ್ರಿ ಘೋಷಿಸಿದ್ದಾರೆ. ಆದರೆ, ಬೆಳಗಾವಿ, ಕೊಡಗಿನಲ್ಲಿ ಮನೆ ಬಿದ್ದಾಗ ಮಾಡಿದ್ದ ಘೋಷಣೆ ಏನಾಯಿತು’ ಎಂದು ಪ್ರಶ್ನಿಸಿದರು.

‘ವಿಧಾನಪರಿಷತ್ ಚುನಾವಣೆಯಲ್ಲಿ 16 ಸ್ಥಾನ ಗೆದ್ದೇ ಬಿಟ್ಟೆವು ಎಂಬಂತೆ ಬಿಜೆಪಿಯವರು ಮಾತನಾಡುತ್ತಾರೆ. ಮತ್ತೊಂದೆಡೆ ಜೆಡಿಎಸ್‌ನ ಬೆಂಬಲ ಕೇಳುವುದಾಗಿ ಹೇಳುತ್ತಾರೆ. ಜೆಡಿಎಸ್ ಎಷ್ಟು ಪ್ರಸ್ತುತ ಎಂಬುದು ಅವರ ಬಾಯಿಯಿಂದಲೇ ಬರುತ್ತಿದೆ’ ಎಂದರು.

‘ಚುನಾವಣೆಯಲ್ಲಿ ತಮ್ಮನ್ನು ಸೋಲಿಸಿದ ಜಿ.ಟಿ.ದೇವೇಗೌಡರನ್ನು ಅಪ್ಪಿಕೊಳ್ಳುವ ಸಿದ್ದರಾಮಯ್ಯ, ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ರೇಗುವುದು ಸೋಜಿಗ. ಅವರ ಸೋಲಿಗೆ ಕಾರ್ಯಕರ್ತರು ಹೇಗೆ ಕಾರಣವಾಗುತ್ತಾರೆ’ ಎಂದು ಕೇಳಿದರು.

ಬಿಜೆಪಿಗೆ ನೈತಿಕತೆ ಇದೆಯೇ: ರೇವಣ್ಣ

ಹಾಸನ: ‘ಜೆಡಿಎಸ್ ಮುಗಿಸಲು ಹೊರಟಿರುವವರು ಯಾವ ಮುಖ ಇಟ್ಟುಕೊಂಡು ಮೇಲ್ಮನೆ ಚುನಾವಣೆಯಲ್ಲಿ ಬೆಂಬಲ ನೀಡುವಂತೆ ಕೇಳುತ್ತಾರೆ?’ ಎಂದು ಶಾಸಕ ಎಚ್.ಡಿ.ರೇವಣ್ಣ ಅವರು ಶಾಸಕ ಬಿ.ಎಸ್.ಯಡಿಯೂರಪ್ಪ ವಿರುದ್ಧ ಕಿಡಿಕಾರಿದರು.



ರೇವಣ್ಣ

‘ಎರಡು ವರ್ಷದಲ್ಲಿ ಜಿಲ್ಲೆಗೆ ಯಡಿಯೂರಪ್ಪ ಅವರ ಕೊಡುಗೆ ಏನು? ₹ 400 ಕೋಟಿ ವೆಚ್ಚದಲ್ಲಿ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಿಸಲಾಗುತ್ತಿದೆ. ಆದರೆ ಹಾಸನದಲ್ಲಿ ₹ 90 ಕೋಟಿ ವೆಚ್ಚದಲ್ಲಿ ಕಾಟಾಚಾರಕ್ಕೆ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿದೆ. ದೇಶಕ್ಕೆ ಕಂಟಕವಾಗಿರುವ ರಾಷ್ಟ್ರೀಯ ಪಕ್ಷಗಳನ್ನು ದೂರ ಇಡುವಂತೆ ವರಿಷ್ಠರಾದ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಮಾಡಲಾಗುವುದು’ ಎಂದು ಹೇಳಿದರು. ‘ರಾಜ್ಯದಲ್ಲಿ 40 ಪರ್ಸೆಂಟ್ ಸರ್ಕಾರ ಆಡಳಿತ ನಡೆಸುತ್ತಿದೆ. ಆ ಬಗ್ಗೆ ರಾಜ್ಯಪಾಲರು ತನಿಖೆ ನಡೆಸಲಿ. ಮೇಲ್ಮನೆಯಲ್ಲಾಗಲೀ, ವಿಧಾನಸಭೆಯಲ್ಲಾಗಲೀ, ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.

ಒಂದೇ ಕುಟುಂಬಕ್ಕೆ ಮೂರನೇ ಟಿಕೆಟ್

ಪ್ರಜಾವಾಣಿ ವಾರ್ತೆ

ಬೀದರ್: ಮಾಜಿ ಸಚಿವ ದಿ.ಬಸವರಾಜ ಪಾಟೀಲ (ಹುಮನಾಬಾದ್) ಅವರ ಪುತ್ರ ರಾಜಶೇಖರ ಅವರು ಹುಮನಾಬಾದ್ ಶಾಸಕರಾಗಿದ್ದು, ಇನ್ನೊಬ್ಬ ಪುತ್ರ ಚಂದ್ರಶೇಖರ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ. ಈಗ ಅವರ ಕಿರಿಯ ಪುತ್ರ ಭೀಮರಾವ್ ಅವರಿಗೆ ಬೀದರ್ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ನೀಡಿದೆ. ಭೀಮರಾವ್ ಪಾಟೀಲ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರೂ ಆಗಿದ್ದಾರೆ.



ಭೀಮರಾವ್ ಪಾಟೀಲ

ಹತಾಶೆಯಿಂದ ಸಿದ್ದರಾಮಯ್ಯ ಟೀಕೆ: ಸಿ.ಟಿ. ರವಿ

ಪ್ರಜಾವಾಣಿ ವಾರ್ತೆ

ಶಿವಮೊಗ್ಗ: ‘ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹತಾಶೆಗೆ ಒಳಗಾಗಿದ್ದಾರೆ. ಅವರ ಮಾತುಗಳಲ್ಲಿ ರಾಜಕೀಯ ಮುತ್ಸದ್ದಿತನ ಕಾಣುತ್ತಿಲ್ಲ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸೋಮವಾರ ಕುಟುಕಿದರು.



ಸಿ.ಟಿ. ರವಿ

ಬಿಜೆಪಿ ಚುನಾವಣಾ ಪ್ರಚಾರ ಕಾರ್ಯಾಲಯ ಉದ್ಘಾಟಿಸಿದ ಅವರು, ‘ನಾಲ್ಕು ಬಾರಿ ಮುಖ್ಯಮಂತ್ರಿ, ಎರಡು ಬಾರಿ ಪ್ರಧಾನಿಯಾದ ನರೇಂದ್ರ ಮೋದಿ ಅವರನ್ನು ಹೆಬ್ಬೆಟ್ಟಿನ ಪ್ರಧಾನಿ ಎನ್ನುತ್ತಾರೆ. ಜನಾದೇಶ ಯಾತ್ರೆಯನ್ನು ‘ಜನ ಬರ್ಬಾದ್ ಯಾತ್ರೆ’ ಎಂದು ಲೇವಡಿ ಮಾಡುತ್ತಿದ್ದಾರೆ. ಅವರ ಈ ಟೀಕೆ ಪ್ರಜಾಪ್ರಭುತ್ವಕ್ಕೆ ಮಾಡುತ್ತಿರುವ ಅವಮಾನ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಸೋಲುವ ಹತಾಶೆಯಿಂದ ಅವರು ಅಸಂಬದ್ಧವಾಗಿ ಮಾತನಾಡುತ್ತಿದ್ದಾರೆ. ಪ್ರಚಾರಕ್ಕಾಗಿ ಆಧಾರರಹಿತ ಆರೋಪ ಮಾಡುವುದು ಸರಿಯಲ್ಲ. ಕಾಂಗ್ರೆಸ್ ಮುಖಂಡರು ಪ್ರಚಾರದ ಭ್ರಮೆಯಲ್ಲಿದ್ದಾರೆ’ ಎಂದು ಹೇಳಿದರು.

‘ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ಚುನಾವಣೆ ಕಾರಣವಲ್ಲ. ದೇಶ ಒಡೆಯುವ ತುಕುಡೆ ಗ್ಯಾಂಗ್‌ಗಳ ಚಿಂತನೆಗೆ ಬ್ರೇಕ್ ಹಾಕಲು ಮಸೂದೆ ಹಿಂಪಡೆದಿದ್ದಾರೆ. ಪ್ರಧಾನಿ ಕಾರ್ಯ ವೈಖರಿ ಬಗ್ಗೆ ಜನರಿಗೆ ವಿಶ್ವಾಸವಿದೆ. ಈ ಕಾಯ್ದೆಗಳಲ್ಲೂ ರೈತರಿಗೆ ಹಾನಿಯಾಗುವ ಯಾವುದೇ ಅಂಶವಿರಲಿಲ್ಲ’ ಎಂದು ಅವರು ಸಮರ್ಥಿಸಿಕೊಂಡರು.

‘ಸೋನಿಯಾ ಮುಂದೆ ಕೈಕಟ್ಟಿ ಕುಳಿತಿದ್ದು ಮರೆತುಬಿಟ್ಟಿರೆ’

ಬೆಂಗಳೂರು: ‘ಬಾದಾಮಿ ವಿಧಾನಸಭಾ ಕ್ಷೇತ್ರ ಪ್ರವಾಹದಿಂದ ಮುಳುಗಿದಾಗ ಅಲ್ಲಿಗೆ ಭೇಟಿ ನೀಡಲು ಕಣ್ಣು ನೋವಿನ ನೆಪ ಹೇಳಿ ಬಳಿಕ ದೆಹಲಿಯಲ್ಲಿ ಸೋನಿಯಾಗಾಂಧಿ ಮುಂದೆ ಕೈಕಟ್ಟಿ ಕುಳಿತಿದ್ದು ಮರೆತುಬಿಟ್ಟಿರೆ’ ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಬಿಜೆಪಿ ಪ್ರಶ್ನಿಸಿದೆ.

ಬಿಜೆಪಿ ಜನ ಸ್ವರಾಜ್ ಕಾರ್ಯಕ್ರಮದ ಬಗ್ಗೆ ಸಿದ್ದರಾಮಯ್ಯ ಅವರ ಟೀಕೆಗಳಿಗೆ ಬಿಜೆಪಿ ಸರಣಿ ಟ್ವೀಟ್‌ಗಳ ಮೂಲಕ ತಿರುಗೇಟು ನೀಡಿದೆ.

‘ಸರ್ಕಾರಕ್ಕೆ ಕರ್ತವ್ಯದ ಈಗ ಬಗ್ಗೆ ಪಾಠ ಮಾಡುವ ನೀವು ಹಿಂದೆ ಮಾಡಿದ್ದೇನು? ಆಗ ನಿಮ್ಮ ಕರ್ತವ್ಯ ನಿಷ್ಠೆ ಎಲ್ಲಿಗೆ ಹೋಗಿತ್ತು. ಪ್ರವಾಹ ಪೀಡಿತ ಜನರ ಭೇಟಿಗಿಂತ ನಿಮಗೆ ಸೋನಿಯಾ ಭೇಟಿ ಮಹತ್ವದ್ದಾಗಿತ್ತೆ’ ಎಂದೂ ಪ್ರಶ್ನಿಸಿದೆ. ‘ಪ್ರಧಾನಿಯೊಬ್ಬರ ಸಾವಿಗೆ ಒಂದು ಸಮುದಾಯದ ಮೇಲೆ ಪ್ರತೀಕಾರದ ನಿಲುವನ್ನು ಕಾಂಗ್ರೆಸ್ ತೆಗೆದುಕೊಳ್ಳದಿರುತ್ತಿದ್ದರೆ ಮೂರು ಸಾವಿರಕ್ಕೂ ಅಧಿಕ ಸಿಖ್ಖರ ಜೀವ ಉಳಿಸಬಹುದಿತ್ತು. ಇದಕ್ಕೇನು ಹೇಳುತ್ತೀರಿ ’ಎಂದೂ ಪ್ರಶ್ನಿಸಿದೆ.

ನೂರು ದಾಟಿದ ಟೊಮೆಟೊ ದರ

ಬೆಂಗಳೂರು: ಮಳೆ ಹಾನಿಯಿಂದ ನಿರಂತರವಾಗಿ ಏರಿಕೆ ಕಂಡಿರುವ ಟೊಮೆಟೊ ದರ ಸೋಮವಾರ ಶತಕ ದಾಟಿದೆ. ಸಗಟು, ಚಿಲ್ಲರೆ ಹಾಗೂ ಹಾಪ್‌ಕಾಮ್ಸ್‌ನಲ್ಲೂ ಟೊಮೆಟೊ ಕೆ.ಜಿಗೆ ₹100 ಹಾಗೂ ಅದಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟವಾಗಿದೆ.

ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಬಹುತೇಕ ತರಕಾರಿಗಳ ದರ 15 ದಿನಗಳಿಂದ ಏರಿಕೆ ಕಂಡಿವೆ. ಎರಡು ದಿನಗಳ ಹಿಂದೆ ಟೊಮೆಟೊ ದರ ₹70ರಷ್ಟಿತ್ತು. ಸೋಮವಾರದ ವೇಳೆಗೆ ದರ ದಿಢೀರ್ ಏರಿದ್ದು, ಚಿಲ್ಲರೆ ಮಳಿಗೆಗಳಲ್ಲಿ ಕೆ.ಜಿ.ಗೆ ₹150ರಂತೆ ಮಾರಾಟವಾಗಿದೆ. ಹಾಪ್‌ಕಾಮ್ಸ್‌ನಲ್ಲೂ ಟೊಮಟೊ ದರ ₹100ಕ್ಕೆ ಏರಿದೆ.



‘ಕಳೆದ ವಾರದಿಂದ ಟೊಮೆಟೊ ದರ ಏರುತ್ತಿದ್ದು, ಈ ಹೆಚ್ಚಳ ಮುಂದುವರಿದಿದೆ. ಗುಣಮಟ್ಟದ ಹಣ್ಣುಗಳ ಸಗಟು ದರವು ಸೋಮವಾರ ಪ್ರತಿ ಕೆ.ಜಿಗೆ ₹100ರವರೆಗೆ ತಲುಪಿದೆ’ ಎಂದು ಯಶವಂತಪುರ ಎಪಿಎಂಸಿ ಪ್ರಾಂಗಣದ ಕೆಂಪೇಗೌಡ ತರಕಾರಿ ಮಾರುಕಟ್ಟೆಯ ಅಧ್ಯಕ್ಷ ಗೋವಿಂದಪ್ಪ ಮಾಹಿತಿ ನೀಡಿದರು.

‘ಎಲ್ಲ ತರಕಾರಿ ದರಗಳು ಗಣನೀಯವಾಗಿ ಏರುತ್ತಿವೆ. ₹10ರಷ್ಟಿದ್ದ ಬದನೆಕಾಯಿ ದರ ₹70ಕ್ಕೇರಿದೆ. ಸೊಪ್ಪಿನ ದರಗಳೂ ಗಗನಮುಖಿಯಾಗಿವೆ. ಧಾರಾಕಾರ ಮಳೆಯಿಂದ ಮಾರುಕಟ್ಟೆಗಳಲ್ಲಿ ತರಕಾರಿಗಳ ಅಭಾವ ಸೃಷ್ಟಿಯಾಗಿದೆ. ಇದರಿಂದಲೇ ದರ ದುಪ್ಪಟ್ಟಾಗುತ್ತಿದೆ. ಸದ್ಯಕ್ಕೆ ಮಳೆ ಬಿಡುವು ಕೊಟ್ಟಿದೆ. ಮಳೆ ಮುಂದುವರಿದರೆ ತರಕಾರಿಗಳ ದರ ತಗ್ಗಲು ತಿಂಗಳಿಗೂ ಹೆಚ್ಚಿನ ಸಮಯ ಬೇಕಾಗಬಹುದು’ ಎಂದರು.

ಸಾಹಿತ್ಯ ಪರಿಷತ್ ಚುನಾವಣೆ ಮಹೇಶ ಜೋಶಿಗೆ ಮುನ್ನಡೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಅಧ್ಯಕ್ಷ ಸ್ಥಾನಕ್ಕೆ ಭಾನುವಾರ ನಡೆದಿದ್ದ ಚುನಾವಣೆಯಲ್ಲಿ ಮಹೇಶ ಜೋಶಿ ಅವರು ಭಾರಿ ಮುನ್ನಡೆ ಸಾಧಿಸಿದ್ದಾರೆ. ಸಮೀಪದ ಸ್ಪರ್ಧಿ ಶೇಖರಗೌಡ ಮಾಲಿ ಪಾಟೀಲ ಅವರಿಗಿಂತ ಮೂರು ಪಟ್ಟು ಹೆಚ್ಚು ಮತಗಳನ್ನು ಪಡೆದಿದ್ದಾರೆ.

3.05 ಲಕ್ಷ ಮತದಾರರ ಪೈಕಿ 1.59 ಲಕ್ಷ ಮಂದಿ ಹಕ್ಕು ಚಲಾಯಿಸಿದ್ದರು. ಚಲಾವಣೆಯಾಗಿದ್ದ ಒಟ್ಟಾರೆ ಶೇ 52.09 ಮತಗಳಲ್ಲಿ ಜೋಶಿ ಅವರೇ ಶೇ 43ರಷ್ಟು ಮತಗಳನ್ನು ಸೆಳೆದುಕೊಂಡಿದ್ದಾರೆ. ಜೋಶಿ ಅವರಿಗೆ 68,525 ಮತಗಳು, ಶೇಖರಗೌಡ ಅವರು 22,357 ಮತಗಳು ಲಭಿಸಿವೆ.

ಇದೇ 24ರಂದು ಪರಿಷತ್ತಿನ ಚುನಾವಣಾಧಿಕಾರಿಯ ಕೇಂದ್ರ ಕಚೇರಿಯಲ್ಲಿ ಗಡಿನಾಡ ಘಟಕಗಳ ಅಧ್ಯಕ್ಷರ ಚುನಾವಣೆಗೆ ಸಂಬಂಧಪಟ್ಟ ಅಂಚೆ ಮತಪತ್ರಗಳ ಎಣಿಕೆ ನಡೆಯಲಿದೆ. ರಾಜ್ಯ ಘಟಕದ ಅಧ್ಯಕ್ಷರ ಆಯ್ಕೆಗೆ ಎಲ್ಲಾ ಜಿಲ್ಲೆಗಳಿಂದ ಬಂದ ಮತಗಳು ಹಾಗೂ ಅಂಚೆ ಮತಗಳನ್ನು ಕ್ರೋಡೀಕರಿಸಿ, ಅದೇ ದಿನ ಫಲಿತಾಂಶವನ್ನು ಅಧಿಕೃತವಾಗಿ ಘೋಷಿಸಲಾಗುತ್ತದೆ.

ದೂರದರ್ಶನ ಕೇಂದ್ರದ ಹೆಚ್ಚುವರಿ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸಿರುವ ಜೋಶಿ ಅವರು ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನ ಬಾಹ್ಯ ಬೆಂಬಲ ಪಡೆದಿದ್ದರು. ಬಿಜೆಪಿ ಸಂಸದರು, ಶಾಸಕರು ಅವರ ಪರ ಪ್ರಚಾರವನ್ನೂ ನಡೆಸಿದ್ದರು.

ಮುಖ್ಯಾಂಶಗಳು

- ಮಹೇಶ್ ಜೋಶಿ ಅವರಿಗೆ 68,525 ಮತಗಳು
- ಇದೇ 24ರಂದು ಮತಗಳ ಅಂತಿಮ ಎಣಿಕೆ ಮತ್ತು ಫಲಿತಾಂಶ ಘೋಷಣೆ
- ಆರ್‌ಎಸ್‌ಎಸ್‌ನಿಂದ ಬಾಹ್ಯ ಬೆಂಬಲ




ಡಾ.ಮಹೇಶ ಜೋಶಿ

ಅಭ್ಯರ್ಥಿ	ಪಡೆದ ಮತಗಳು
ಮಹೇಶ ಜೋಶಿ	68,525
ಶೇಖರಗೌಡ ಮಾಲಿ ಪಾಟೀಲ	22,357
ವ.ಚ.ಚನ್ನೇಗೌಡ	16,755
ಸಿ.ಕೆ.ರಾಮೇಗೌಡ	14,110
ಮಾಯಣ್ಣ	8,791
ಸರಸ್ವತಿ ಚಿಮ್ಮಲಗಿ	6,471
ರಾಜಶೇಖರ ಮುಲಾಲಿ	5,209
ಶಿವರಾಜ ಗುರುಶಾಂತಪ್ಪ ಪಾಟೀಲ	1,768
ಶಿವರುದ್ರಯ್ಯ ಸ್ವಾಮಿ	1,759
ಸಂಗಮೇಶ ಬಾದವಾಡಗಿ	1,715
ಮ.ಚಿ.ಕೃಷ್ಣ	1,652
ಬಸವರಾಜ ಶಿ.ಹಳ್ಳೂರ	1,409
ಪ್ರಮೋದ ಹಳಕಟ್ಟಿ	1,233
ವಾಲ್ಮೀಕಪ್ಪ ಹ.ಯಕ್ಕರನಾಳ	1,017
ಸುಧೀಂದ್ರರಾವ್	808
ವೈ.ರೇಣುಕ	578
ಬಾಡದ ಭದ್ರಿನಾಥ	574
ಶರಣಬಸಪ್ಪ ಕಲ್ಲಪ್ಪ ದಾನಕೈ	558
ಕೆ.ರತ್ನಾಕರ ಶೆಟ್ಟಿ	477
ಶಿವಪ್ಪ ಮಲ್ಲಪ್ಪ ಬಾಗಲ	476
ಕೆ.ರವಿ ಅಂಬೇಕರ	440

ಸಂಶೋಧನೆ, ಅಭಿವೃದ್ಧಿ ಕಾರ್ಯಪಡೆ ಅಧ್ಯಕ್ಷರಾಗಿ ಅಶೋಕ ಶೆಟ್ಟರ್ ನೇಮಕ

ಪ್ರಜಾವಾಣಿ ವಾರ್ತೆ

ಹುಬ್ಬಳ್ಳಿ: ರಾಜ್ಯ ಸರ್ಕಾರ ರಚಿಸಿರುವ ಸಂಶೋಧನೆ ಮತ್ತು ಅಭಿವೃದ್ಧಿ (ಆರ್ ಆ್ಯಂಡ್ ಡಿ) ಕಾರ್ಯಪಡೆಗೆ ಕೆ.ಎಲ್.ಇ. ಸಂಸ್ಥೆಯ ಹುಬ್ಬಳ್ಳಿಯ ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ. ಅಶೋಕ್ ಶೆಟ್ಟರ್ ಅವರು ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಶನಿವಾರ ಕಾರ್ಯಪಡೆ ರಚಿಸಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಕೆಎಲ್‌ಇ ಸಂಸ್ಥೆಯ ಪ್ರಕಟಣೆ ತಿಳಿಸಿದೆ.



ಅಶೋಕ ಶೆಟ್ಟರ್

ಈ ಬಗ್ಗೆ ಮಾತನಾಡಿದ ಡಾ.ಅಶೋಕ ಶೆಟ್ಟರ್, ‘ಗುಜರಾತಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಂಬಂಧಪಟ್ಟಂತೆ ಇನ್ನೋವೇಟಿವ್ ಪಾಲಿಸಿ ಹೆಸರಿನಲ್ಲಿ ತಜ್ಞರ ತಂಡ ರಚಿಸಲಾಗಿದೆ. ಆದರೆ, ರಾಜ್ಯ ಸರ್ಕಾರ ರೂಪಿಸಿದ ಈ ಕಾರ್ಯಪಡೆ ಒಟ್ಟಾರೆಯಾಗಿ ಭಿನ್ನವಾಗಿದೆ. ಸಂಶೋಧನೆ ಮತ್ತು ಅಭಿವೃದ್ಧಿ ದಿಸೆಯ ವಿಶಾಲವಾದ ವ್ಯಾಪ್ತಿ ಒಳಗೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನನ್ನ ಮೇಲೆ ಭರವಸೆ ಇಟ್ಟು ಕಾರ್ಯಪಡೆಯ ಅಧ್ಯಕ್ಷ ಸ್ಥಾನ ನೀಡಿದ್ದಾರೆ. ಅವರಿಗೆ ಕೃತಜ್ಞನಾಗಿದ್ದೇನೆ’ ಎಂದು ಡಾ. ಅಶೋಕ ಶೆಟ್ಟರ್ ನುಡಿದರು.

ಡಾ. ಅಶೋಕ ಶೆಟ್ಟರ್ ಅವರನ್ನು ಕಾರ್ಯಪಡೆಯ ಅಧ್ಯಕ್ಷರಾಗಿ ನೇಮಕ ಮಾಡಿರುವುದಕ್ಕೆ ಹರ್ಷ ವ್ಯಕ್ತ ಪಡಿಸಿರುವ ಕೆ.ಎಲ್.ಇ. ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರು, ತಾಂತ್ರಿಕ ವಿಶ್ವವಿದ್ಯಾಲಯದ ಸರ್ವತೋಮುಖ ಅಭಿವೃದ್ಧಿ ಮಾಡಿದಂತೆ, ರಾಜ್ಯದ ಸಂಶೋಧನಾ ಕ್ಷೇತ್ರದಲ್ಲಿ ಅತ್ಯುತ್ತಮ ಕಾರ್ಯ ಮಾಡಲಿ ಎಂದು ಹಾರೈಸಿದ್ದಾರೆ.

ಕಾರ್ಯಪಡೆಯ ಸದಸ್ಯರು

- ಪ್ರೊ.ರಾಜೇಶ್ ಸುಂದರೇಶನ್, ಡೀನ್, ಬೆಂಗಳೂರಿನ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್
- ಶ್ರೀವರ್ಧಿನಿ ಕೆ.ಝಾ, ಕಾರ್ಯಾಧ್ಯಕ್ಷೆ, ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಉದ್ಯಮಶೀಲತಾ ವಿಭಾಗ
- ಎಸ್.ಎಂ. ಶಿವಪ್ರಸಾದ, ಪ್ರಾಧ್ಯಾಪಕ, ಧಾರವಾಡದ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿಯ
- ಡಾ.ನಂದಿನಿ ಪ್ರಾದ್ ಶೆಟ್ಟಿ, ಪ್ರಾಚಾರ್ಯರು, ಮೈಸೂರಿನ ಕೇಂದ್ರದ ಆಹಾರ ಮತ್ತು ತಂತ್ರಜ್ಞಾನ ಸಂಶೋಧನಾ ಸಂಸ್ಥೆಯ ಬಯೋಟೆಕ್ನಾಲಾಜಿ ವಿಭಾಗ
- ಮಧುಸೂಧನ್ ವಿ.ಆತ್ರೆ, ಅತಿಥಿ ಸಂಶೋಧಕ, ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್
- ಬಾಲಾಜಿ ಹೋಳೂರ, ಮುಖ್ಯಸ್ಥ, ಬೆಂಗಳೂರಿನ ಸ್ಯಾಮ್‌ಸಂಗ್ ಆರ್ ಆ್ಯಂಡ್ ಡಿ ಸಂಸ್ಥೆಯ ಮಲ್ಟಿಮೀಡಿಯಾ ವಿಭಾಗ
- ಡಾ.ಅನಂತ ಕೊಪ್ಪರ, ಸಿಇಒ, ಬೆಂಗಳೂರಿನ ಕೆ.ಟು. ಟೆಕ್ನಾಲಜಿ ಕಂಪನಿ
- ಪ್ರೊ.ಮೀನಾಕ್ಷಿ ರಾಜೀವ್, ಬೆಂಗಳೂರಿನ ಸೋಷಿಯಲ್ ಮತ್ತು ಎಕನಾಮಿಕ್ ಕೌನ್ಸಿಲ್ ಇನ್‌ಸ್ಟಿಟ್ಯೂಟ್

ರಾಯಣ್ಣ ಸೈನಿಕ ಶಾಲೆ: ರಕ್ಷಣಾ ಇಲಾಖೆಗೆ– ಸಿಎಂ

ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಹೆಸರಿನಲ್ಲಿ ರಾಜ್ಯ ಸರ್ಕಾರ ನಿರ್ಮಿಸುತ್ತಿರುವ ಸೈನಿಕ ಶಾಲೆಯ ಕಟ್ಟಡವನ್ನು ರಕ್ಷಣಾ ಸಚಿವಾಲಯಕ್ಕೆ ಹಸ್ತಾಂತರಿಸುವ ಉದ್ದೇಶವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಕನಕದಾಸರ ಜಯಂತಿ ಅಂಗವಾಗಿ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪುತ್ಥಳಿಯ ಬಳಿ ಕನಕರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಸುದ್ದಿಗಾರರ ಜತೆ ಮಾತನಾಡಿದರು.

‘ಸುಮಾರು ₹230 ಕೋಟಿ ವೆಚ್ಚದಲ್ಲಿ ಸಂಗೊಳ್ಳಿಯಲ್ಲಿ ಸೈನಿಕ ಶಾಲೆಯ ಕಟ್ಟಡ ನಿರ್ಮಿಸಲಾಗುತ್ತಿದೆ. ಈ ವರ್ಷ ₹50 ಕೋಟಿ ನೀಡಲಾಗಿದೆ. ಆದರ್ಶಪ್ರಾಯ ಮತ್ತು ಶಿಸ್ತಿನ ಸೈನಿಕ ಶಾಲೆಯಾಗಿ ರೂಪಿಸುವ ಉದ್ದೇಶವಿದೆ. ಎಲ್ಲ ರೀತಿಯ ಸೌಲಭ್ಯಗಳನ್ನೂ ನೀಡಲಾಗುವುದು’ ಎಂದರು.


‘ಕನಕದಾಸರ ತ್ರಿಪದಿಗಳು, ತತ್ವಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಲು ಸಂಕಲ್ಪ ಮಾಡುವ ದಿನವಿದು. ದಾಸರಲ್ಲಿ ಅತ್ಯಂತ ಶ್ರೇಷ್ಠ ದಾಸರೆಂದರೆ ಕನಕದಾಸರು’ ಎಂದು ಅವರು ಹೇಳಿದರು.

‘ಶಿಗ್ಗಾವಿಯಲ್ಲಿ ಹುಟ್ಟಿದ ಕನಕರು ಕಾಗಿನೆಲೆಯನ್ನು ತಮ್ಮ ಕರ್ಮಭೂಮಿಯಾಗಿಸಿಕೊಂಡರು. ತತ್ವ ಪದಗಳನ್ನು ಹಾಡಿ ಜೀವನದ ಸಾರವನ್ನು ಸೊಗಸಾಗಿ ತಿಳಿಸಿಕೊಟ್ಟರು. ರಾಮಧಾನ್ಯ ಚರಿತೆ ಸೇರಿದಂತೆ ಅವರ ಸಾಹಿತ್ಯ ನಮ್ಮೆಲ್ಲರಿಗೂ ದಾರಿ ದೀಪ. ಅವರ ತತ್ವ–ಆದರ್ಶಗಳು ಇಂದಿಗೂ ಪ್ರಸ್ತುತ. ಆ ಮೂಲಕ ಶಾಂತಿ ಸಮಾನತೆ, ಪ್ರಗತಿ ಸಾಧಿಸಲು ಸಾಧ್ಯವಿದೆ’ ಎಂದು ತಿಳಿಸಿದರು.

ಕನಕದಾಸರ ವಿಚಾರಧಾರೆಯನ್ನು ಜನರಿಗೆ ತಲುಪಿಸಲು ಕಾಗಿನೆಲೆಯಲ್ಲಿ ಅರಮನೆ, ಸ್ಮಾರಕ ನಿರ್ಮಿಸಲಾಗಿದೆ. ಅಲ್ಲದೆ, ಸಂಗೊಳ್ಳಿ ರಾಯಣ್ಣನ ಸಮಾಧಿ ಮತ್ತು ಮ್ಯೂಸಿಯಂ ಕೂಡಾ ನಿರ್ಮಿಸಲಾಗುತ್ತಿದೆ ಎಂದರು.

ಪಂಡಿತ್ ವಿನಾಯಕ ತೊರವಿಗೆ ‘ಪುರಂದರ ಸಂಗೀತರತ್ನ’ ಪ್ರಶಸ್ತಿ

ಬೆಂಗಳೂರು: ಕೀರ್ತನೆಗಳ ಗಾಯನದ ಮೂಲಕ ದಾಸ ಸಾಹಿತ್ಯವನ್ನು ಶ್ರೀಮಂತಗೊಳಿಸಿರುವ ಪಂಡಿತ್ ವಿನಾಯಕ ತೊರವಿ ಅವರು 2022ನೇ ಸಾಲಿನ ‘ನಿರ್ಮಾಣ್–ಪುರಂದರ ಸಂಗೀತರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.



ವಿನಾಯಕ ತೊರವಿ

‘ದಾಸ ಸಾಹಿತ್ಯ ಹಾಗೂ ದಾಸರ ಪದಗಳ ಹಿರಿಮೆ ಹೆಚ್ಚಿಸುವ ಸಲುವಾಗಿ ವಿ.ಲಕ್ಷ್ಮೀನಾರಾಯಣ ಅವರು ವಿ.ಎಲ್.ಎನ್. ನಿರ್ಮಾಣ್ ಪುರಂದರ ಪ್ರತಿಷ್ಠಾನ ಆರಂಭಿಸಿದ್ದಾರೆ. ಸಂಸ್ಥೆಯು 12 ವರ್ಷಗಳಿಂದ ಈ ಪ್ರಶಸ್ತಿ ನೀಡುತ್ತಾ ಬಂದಿದೆ’ ಎಂದು ಪ್ರಕಟಣೆ ತಿಳಿಸಿದೆ.

‘ಪ್ರಶಸ್ತಿ ₹1 ಲಕ್ಷ ನಗದು, ಪುರಂದರದಾಸರ ಚಿತ್ರವಿರುವ ಸ್ವರ್ಣಹಾರ ಹಾಗೂ ಅಭಿನಂದನಾ ಪತ್ರ ಹೊಂದಿರಲಿದೆ. ವಿದ್ಯಾಭೂಷಣ, ಅರಳುಮಲ್ಲಿಗೆ ಪಾರ್ಥಸಾರಥಿ ಹಾಗೂ ವಿ.ಲಕ್ಷ್ಮೀನಾರಾಯಣ ಅವರು ಆಯ್ಕೆ ಸಮಿತಿಯ ಸದಸ್ಯರಾಗಿದ್ದರು’ ಎಂದೂ ತಿಳಿಸಿದೆ.

ಮೋದಿ ಆಹ್ವಾನ ತಿರಸ್ಕರಿಸಿದ್ದ ಪುನೀತ್!

ಒಂದನೇ ಪುಟದಿಂದ

‘ಒತ್ತಡ ಹೆಚ್ಚಾದಾಗ ನಾನು ಪುನೀತ್ ಅವರಿಗೆ ಸಲಹೆಯೊಂದನ್ನು ಮುಂದಿಟ್ಟೆ. ಬಿಜೆಪಿ ಮುಖಂಡರು ಎಂದು ಮೋದಿಯವರನ್ನು ಭೇಟಿ ಮಾಡಬೇಡಿ, ಭಾರತದ ಪ್ರಧಾನಿಯನ್ನು ಭೇಟಿ ಮಾಡುತ್ತಿದ್ದೇನೆ ಎಂದುಕೊಳ್ಳಿ. ಅವರಿಗೆ ಅಪ್ಪಾಜಿ ಕುರಿತಾದ ಪುಸ್ತಕ (ರಾಜ್‌ಕುಮಾರ್: ದಿ ಪರ್ಸನ್ ಬಿಹೈಂಡ್ ದಿ ಪರ್ಸನಾಲಿಟಿ) ನೀಡುವ ನೆಪದಲ್ಲಿಯಾದರೂ ಭೇಟಿ ಮಾಡಿ ಎಂದು ಹೇಳಿದೆ. ಬಳಿಕ ಅವರು ಭೇಟಿಯಾಗಲು ಒಪ್ಪಿದರು’ ಎಂದು ರಾಜ್ ಕುಮಾರ್ ತಿಳಿಸಿದರು.

‘ಎಚ್‌ಎಎಲ್ ಏರ್ ಪೋರ್ಟ್ ಟ್ರಾನ್ಸಿಟ್‌ನಲ್ಲಿ ಪ್ರಧಾನಿಯವರನ್ನು ಅಪ್ಪು ಮತ್ತು ಅಶ್ವಿನಿಯವರು ಭೇಟಿಯಾದರು. ನಾನೂ ಜೊತೆಗಿದ್ದೆ. ಪ್ರಧಾನಿಯವರು ಸುಮಾರು 7 ನಿಮಿಷ ಮಾತನಾಡಿದರು. ನಿಮ್ಮಂಥ ಯುವಕರು ರಾಜಕೀಯಕ್ಕೆ ಬಂದರೆ ದೇಶ ಬದಲಾಗಲಿದೆ ಎಂದು ಹೇಳಿದರು. ಅಪ್ಪು ಮುಗುಳ್ನಕ್ಕು ವಂದನೆ ಸಲ್ಲಿಸಿ ಮರಳಿದರು’ ಎಂದೂ ರಾಜ್‌ಕುಮಾರ್ ತಿಳಿಸಿದರು.

₹1.52 ಕೋಟಿ ಮೌಲ್ಯದ ಚಿನ್ನ ಜಪ್ತಿ

ಬೆಂಗಳೂರು: ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ 10 ಪ್ರಯಾಣಿಕರನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಅವರಿಂದ ₹ 1.52 ಕೋಟಿ ಮೌಲ್ಯ ಚಿನ್ನವನ್ನು ಜಪ್ತಿ ಮಾಡಿದ್ದಾರೆ.

‘ಕೊಲಂಬೊದಿಂದ ನ.20ರಂದು ಬರುತ್ತಿದ್ದ ಕೆಲ ಪ್ರಯಾಣಿಕರು ಚಿನ್ನ ಸಾಗಿಸುತ್ತಿದ್ದ ಮಾಹಿತಿ ಇತ್ತು. ಪರಿಶೀಲನೆ ನಡೆಸಿದಾಗ ಅಕ್ರಮಸಾಗಣೆ ಪತ್ತೆಯಾಯಿತು’ ಎಂದು ಕಸ್ಟಮ್ಸ್ ಮೂಲಗಳು ಹೇಳಿವೆ.

‘10 ಪ್ರಯಾಣಿಕರ ಬಳಿ ಚಿನ್ನವಿರುವುದು ಲೋಹಶೋಧಕದಿಂದ ಗೊತ್ತಾಯಿತು. ಬ್ಯಾಗ್, ಬಟ್ಟೆಗಳಲ್ಲಿ ಪತ್ತೆಯಾಗಲಿಲ್ಲ. ಪ್ರತ್ಯೇಕವಾಗಿ ತಪಾಸಣೆ ನಡೆಸಿದಾಗ, ಪ್ರಯಾಣಿಕರ ಗುದದ್ವಾರದಲ್ಲಿ ಪೇಸ್ಟ್ ರೂಪದಲ್ಲಿ ಚಿನ್ನ ಸಿಕ್ಕಿತು’ ಎಂದೂ ತಿಳಿಸಿವೆ.

‘ಆರೋಪಿಗಳು ಹಲವು ದಿನಗಳಿಂದ ಸಾಮೂಹಿಕವಾಗಿ ಚಿನ್ನ ಅಕ್ರಮ ಸಾಗಣೆಯಲ್ಲಿ ತೊಡಗಿರುವುದು ಗೊತ್ತಾಗಿದೆ. ಈ ಜಾಲದಲ್ಲಿ ಮತ್ತಷ್ಟು ಮಂದಿ ಭಾಗಿಯಾಗಿರುವ ಮಾಹಿತಿ ಇದ್ದು, ತನಿಖೆ ಮುಂದುವರಿಸಲಾಗಿದೆ’ ಎಂದೂ ಕಸ್ಟಮ್ಸ್ ಮೂಲಗಳು ಹೇಳಿವೆ.

ನಿಧನ ವಾರ್ತೆ

ಅನಿಲ್ ಮಲ್ಹೋತ್ರ

ಮಡಿಕೇರಿ: ಕೊಡಗಿನ ಬಿರುನಾಣಿ ಗ್ರಾಮ ಪಂಚಾಯಿತಿಯ ತೆರಾಲು ಗ್ರಾಮದಲ್ಲಿ 700 ಎಕರೆಯಷ್ಟು ಖಾಸಗಿ ಕಾಡು ಸಂರಕ್ಷಿಸಿದ್ದ ಡಾ.ಅನಿಲ್ ಮಲ್ಹೋತ್ರ (85) ಸೋಮವಾರ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು.

ಮಂಗಳವಾರ ಮಧ್ಯಾಹ್ನ ತೆರಾಲು ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ರಾಷ್ಟ್ರದಲ್ಲಿಯೇ ವಿಶಾಲ, ದಟ್ಟವಾದ ಖಾಸಗಿ ಕಾಡು ಸಂರಕ್ಷಣೆಯ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದರು. ವಿದೇಶಿ ಮೂಲದ ಪತ್ನಿ ಪಮೇಲಾ ಅವರೊಂದಿಗೆ ಗ್ರಾಮಕ್ಕೆ ಬಂದು ನೆಲೆಸಿದ ನಂತರ ಜಾಗ ಖರೀದಿಸಿ, ಹಸಿರು ಬೆಳೆಸಲಾರಂಭಿಸಿದ್ದರು. ಏಷ್ಯಾದಲ್ಲಿಯೇ ಉತ್ತಮ ಪರಿಸರ ಸಂರಕ್ಷಕ ಎಂಬ ಬಿರುದಿಗೂ ಅನಿಲ್ ಮಲ್ಹೋತ್ರ ದಂಪತಿ ಪಾತ್ರರಾಗಿದ್ದರು.



ಬಿರುನಾಣಿ ಸಮೀಪದ ನಿಸರ್ಗ ಸ್ನೇಹಿ ಕಾಟೇಜ್ ನಿರ್ಮಿಸಿ, ವಿದ್ಯುತ್ ಬಳಸದೇ ನೈಸರ್ಗಿಕ ಬೆಳಕು ಪೂರೈಕೆ ಮಾಡುತ್ತಿದ್ದರು. ಇಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿತ್ತು. ಈ ಕಾಡು ಜೀವವೈವಿಧ್ಯತೆಯ ತಾಣವಾಗಿತ್ತು. ಖಾಸಗಿ ಕಾಡಿನಲ್ಲಿ ಆನೆ, ಚಿರತೆ, ಜಿಂಕೆ, ಕಾಡೆಮ್ಮೆ, ಕರಡಿ, ಪಕ್ಷಿಗಳೂ ಕಾಣಿಸುತ್ತಿದ್ದವು. ಪರಿಸರ ಜಾಗೃತಿ ಮೂಡಿಸುತ್ತಿದ್ದರು ಎಂದು ಪರಿಸರ ಪ್ರೇಮಿಗಳು ಹೇಳಿದರು.

ಡಾ.ಅಭಿನವ ಅನ್ನದಾನ ಸ್ವಾಮೀಜಿ ಇನ್ನಿಲ್ಲ

ನರೇಗಲ್ (ಗದಗ ಜಿಲ್ಲೆ): ಗಜೇಂದ್ರಗಡ ತಾಲ್ಲೂಕಿನ ನರೇಗಲ್ ಹೋಬಳಿಯ ಹಾಲಕೆರೆ ಸಂಸ್ಥಾನ ಮಠದ ಪೀಠಾಧಿಪತಿ ಡಾ.ಅಭಿನವ ಅನ್ನದಾನ ಸ್ವಾಮೀಜಿ (85) ಅವರು ಸೋಮವಾರ ನಿಧನರಾದರು.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಗಳು ನ.16ರಂದು ಬೆಂಗಳೂರಿನ ಅಪೊಲೊ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ನಿಧನರಾದರು. ಈ ಮೊದಲು ಅವರು ಎರಡು ಬಾರಿ ಹೃದಯದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಸ್ವಾಮೀಜಿಅವರಪಾರ್ಥಿವಶರೀರದ ಅಂತಿಮ ದರ್ಶನಕ್ಕಾಗಿ ಮಂಗಳವಾರ ಮಧ್ಯಾಹ್ನದವರೆಗೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಸಂಜೆ 4ಕ್ಕೆ ವೀರಶೈವ–ಲಿಂಗಾಯತ ವಿಧಿ ವಿಧಾನದ ಪ್ರಕಾರ ಅಂತ್ಯಕ್ರಿಯೆ ನಡೆಯಲಿದೆ ಎಂದು ಶ್ರೀಮಠದ ಮೂಲಗಳು ತಿಳಿಸಿವೆ.



ಬಾಗಲಕೋಟೆಯ ಜಮಖಂಡಿ ತಾಲ್ಲೂಕಿನ ಬಿದರಿ, ಸ್ವಾಮೀಜಿಯವರ ಹುಟ್ಟೂರು. ಹಾಲಕೆರೆ ಸಂಸ್ಥಾನ ಮಠದಲ್ಲಿ ನವೆಂಬರ್‌ನಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಪ್ಪಿನ ಬಸವಲಿಂಗ ಸ್ವಾಮೀಜಿ ಅವರನ್ನು ತಮ್ಮ ಸ್ಥಾನಕ್ಕೆ ನೇಮಿಸಿ ಮಠದ ಅಧಿಕಾರ ನೀಡಿದ್ದರು.

‘ವೀರಶೈವ-ಲಿಂಗಾಯತ ಎರಡೂ ಒಂದೇ’ ಎಂದು ಪ್ರತಿಪಾದಿಸಿದ್ದರು. ವೀರಶೈವ-ಲಿಂಗಾಯತಸ್ವತಂತ್ರಧರ್ಮವನ್ನಾಗಿ ಪರಿಗಣಿಸಬೇಕು ಎಂದು ಸರ್ಕಾರದ ಮೇಲೆ ಒತ್ತಡ ಹೇರಿದ್ದರು. ಪ್ರತ್ಯೇಕ ಧರ್ಮ ಹೋರಾಟ ವಿರೋಧಿ ಬಣದ ನೇತೃತ್ವ ವಹಿಸಿದ್ದರು. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಶಿವಯೋಗ ಮಂದಿರದಲ್ಲಿ 2017ರಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಿದ್ದರು.

‘ಸಂಗನಬಸವ ಸ್ವಾಮೀಜಿ’ಯಾಗಿ 1972ರಲ್ಲಿ ಹೊಸಪೇಟೆಯ ಕೊಟ್ಟೂರು ಸ್ವಾಮಿ ಸಂಸ್ಥಾನ ಮಠದ ಪೀಠಾಧಿಪತಿಯಾಗಿ ಹಾಗೂ 1987ರಲ್ಲಿ ‘ಅಭಿನವ ಅನ್ನದಾನ ಸ್ವಾಮೀಜಿ’ ಎಂಬ ಹೆಸರಿನಿಂದ ಗದಗ ಜಿಲ್ಲೆಯ ಹಾಲಕೆರೆಯ ಅನ್ನದಾನೇಶ್ವರ ಮಠದ 12ನೇ ಪೀಠಾಧಿಪತಿಯಾಗಿ ನೇಮಕಗೊಂಡಿದ್ದರು.

ನಾಡಗೀತೆ: ಸಾಹಿತಿ ಕಮಲಾ ಹಂಪನಾ ಸಲಹೆ

ಅನಂತಸ್ವಾಮಿ ರಾಗಸಂಯೋಜನೆ ಇರಲಿ

ಪ್ರಜಾವಾಣಿ ವಾರ್ತೆ



ನಗರದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಕೆ. ರಾಜಕುಮಾರ್, ವಿಜಯಾ ಸುಬ್ಬರಾಜ್, ಹರಿಹರಪ್ರಿಯ, ನಿತಿನ್ ಶಾ, ಅಜಿತ ಮುರಗುಂದಿ, ಶಾಂತಿನಾಥ ಶಿರಹಟ್ಟಿ ಅವರಿಗೆ ಕಮಲಾ ಹಂಪನಾ ಸಾಹಿತ್ಯ ಪುರಸ್ಕಾರ ಪ್ರದಾನ ಮಾಡಲಾಯಿತು. ಸ್ವಪ್ನ ಬುಕ್ ಹೌಸ್‌ನ ದೊಡ್ಡೇಗೌಡ, ಆರತಿ, ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ. ಸೋಮಶೇಖರ್, ಸಾಹಿತಿಗಳಾದ ಕಮಲಾ ಹಂಪನಾ, ಬರಗೂರು ರಾಮಚಂದ್ರಪ್ಪ, ಹಂಪ ನಾಗರಾಜಯ್ಯ, ರಾಜ್ಯಶ್ರೀ ಇದ್ದರು – ಪ್ರಜಾವಾಣಿ ಚಿತ್ರ

ಬೆಂಗಳೂರು: 'ನಾಡಗೀತೆಗೆ ಮೈಸೂರು ಅನಂತಸ್ವಾಮಿ ಅವರ ರಾಗ ಸಂಯೋಜನೆ ಅಳವಡಿಸಿಕೊಳ್ಳಬೇಕು. ಮೊದಲ ಮತ್ತು ಕೊನೆಯ ಚರಣಗಳನ್ನು ಉಳಿಸಿಕೊಂಡು ಹಾಡಬೇಕು' ಎಂದು ಸಾಹಿತಿ ಕಮಲಾ ಹಂಪನಾ ಪ್ರತಿಪಾದಿಸಿದರು.

ಕಮಲಾ ಹಂಪನಾ ಸಾಹಿತ್ಯ ಪುರಸ್ಕಾರ ವೇದಿಕೆ ಮತ್ತು ಸಪ್ನ ಬುಕ್ ಹೌಸ್ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ 'ಡಾ. ಕಮಲಾ ಹಂಪನಾ ಅವರ 87ರ ಸಂಭ್ರಮ ಮತ್ತು ಕಮಲಾ ಹಂಪನಾ ಸಾಹಿತ್ಯ ಪುರಸ್ಕಾರ–2021' ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

'ನಾಡಗೀತೆಗೆ ಮೈಸೂರು ಅನಂತ ಸ್ವಾಮಿ ಅವರ ರಾಗಸಂಯೋಜನೆ ಅಳವಡಿಸಿಕೊಳ್ಳಬಹುದು ಎಂದು ಸರ್ಕಾರವೇ ರಚಿಸಿದ ಸಮಿತಿಯು ಈಗಾಗಲೇ ವರದಿ ನೀಡಿದೆ. ಹೀಗಾಗಿ, ಸಮಿತಿ ಶಿಫಾರಸುಗಳನ್ನು ಒಪ್ಪಿಕೊಳ್ಳಬೇಕು' ಎಂದು ಸಲಹೆ ನೀಡಿದರು.

'ಸರ್ಕಾರ ನಾಡಗೀತೆ ಮತ್ತು ರೈತಗೀತೆಯನ್ನು ತಾತ್ವಿಕವಾಗಿ ಒಪ್ಪಿಕೊಂಡಿದೆ. ನಾಡಗೀತೆಯನ್ನು ಮೈಸೂರು ಅನಂತ ಸ್ವಾಮಿ ಅವರ ರಾಗಸಂಯೋಜನೆಯಲ್ಲಿ ಹಾಡಬೇಕೇ ಅಥವಾ ಸಿ. ಅಶ್ವತ್ಥ್ ರಾಗ ಸಂಯೋಜನೆಯಲ್ಲಿ ಹಾಡಬೇಕೇ ಎನ್ನುವುದು ಬಹುದಿನಗಳಿಂದ ಉಳಿದಿರುವ ಕಗ್ಗಂಟು. ನಾಡಗೀತೆ ಮತ್ತು ರೈತಗೀತೆಗಳಿಗೆ ಒಬ್ಬರೇ ರೂಪಿಸಿರುವ ರಾಗಸಂಯೋಜನೆಯನ್ನು ಅಳವಡಿಸಿಕೊಳ್ಳುವುದು ಸೂಕ್ತವಲ್ಲ. ಮೈಸೂರು ಅನಂತ ಸ್ವಾಮಿ ಅವರ ರಾಗಸಂಯೋಜನೆಯನ್ನು ನಾಡಗೀತೆಗೆ ಮತ್ತು ರೈತಗೀತೆಗೆ ಸಿ. ಅಶ್ವತ್ಥ್ ಅವರ ರಾಗಸಂಯೋಜನೆಯನ್ನು ಅಳವಡಿಸಿಕೊಳ್ಳಬೇಕು. ಇದರಿಂದ ಇಬ್ಬರಿಗೂ ಗೌರವ ಸೂಚಿಸಿದಂತಾಗುತ್ತದೆ' ಎಂದು ಸಲಹೆ ನೀಡಿದರು.

'ರಾಷ್ಟ್ರಗೀತೆ ಸಹ ತುಂಬಾ ದೀರ್ಘವಾಗಿದೆ. ಆದರೆ, 58 ಸೆಕೆಂಡ್‌ಗಳಲ್ಲಿ ಮುಗಿಯುತ್ತದೆ. ಅದೇ ರೀತಿ, ಮೊದಲ ಮತ್ತು ಕೊನೆಯ ಚರಣಗಳನ್ನು ಉಳಿಸಿಕೊಂಡರೆ 58 ಸೆಕೆಂಡ್‌ಗಳಲ್ಲಿ ನಾಡಗೀತೆ ಹಾಡುವುದನ್ನು ಮುಗಿಸಲು ಸಾಧ್ಯ' ಎಂದು ಹೇಳಿದರು.

ಸಾಹಿತಿ ಬರಗೂರು ರಾಮಚಂದ್ರಪ್ಪ, 'ಯಾವುದೇ ಪ್ರಶಸ್ತಿಗೆ ಹಣಕ್ಕಿಂತ ಗುಣ ಮೌಲ್ಯ ಮುಖ್ಯವಾಗಬೇಕು. ಸಾಮಾನ್ಯವಾಗಿ ಸರ್ಕಾರಿ ಪ್ರಶಸ್ತಿಗಳ ಪಾರದರ್ಶಕತೆಯ ಬಗ್ಗೆ ಪ್ರಶ್ನೆ ಮಾಡುವುದು ಸಹಜ. ಖಾಸಗಿಯಾಗಿ ನೀಡುವ ಪ್ರಶಸ್ತಿಗಳ ಬಗ್ಗೆಯೂ ಪ್ರಶ್ನೆ ಮಾಡಬೇಕು. ಪ್ರಶಸ್ತಿಯು ಸಮಾನತೆಯ ಆಶಯ ಹೊಂದಿರಬೇಕು' ಎಂದರು.

ಸಪ್ನ ಬುಕ್ ಹೌಸ್‌ನ ನಿತಿನ್ ಶಾ, ಸಾಹಿತಿ ಹರಿಹರಪ್ರಿಯ, ಸಾಹಿತಿ ವಿಜಯಾ ಸುಬ್ಬರಾಜ್, ಅಂಕಣಕಾರ ಕೆ. ರಾಜಕುಮಾರ್, ಜೀವನ ಚರಿತ್ರಕಾರರಾದ ಅಜಿತ್ ಮುರಗುಂದಿ, ಪ್ರಾಕೃತ ವಿದ್ವಾಂಸ ಶಾಂತಿನಾಥ ಶಿರಹಟ್ಟಿ ಅವರಿಗೆ 'ಕಮಲಾ ಹಂಪನಾ ಸಾಹಿತ್ಯ ಪುರಸ್ಕಾರ–2021' ನೀಡಿ ಗೌರವಿಸಲಾಯಿತು.

ಕಮಲಾ ಹಂಪನಾ ವಿರಚಿತ 'ಶರ್ಮಿಳಾ' ಕಾದಂಬರಿಯನ್ನು ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ. ಸೋಮಶೇಖರ್ ಬಿಡುಗಡೆ ಮಾಡಿದರು. ಸಾಹಿತಿ ಹಂ.ಪ. ನಾಗರಾಜಯ್ಯ ಇದ್ದರು.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅತ್ಯಾಧುನಿಕ ಅಗ್ನಿಶಾಮಕ ಯಂತ್ರ

ಪ್ರಜಾವಾಣಿ ವಾರ್ತೆ



ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಕ್ಷಿಣ ಏಷ್ಯಾದಲ್ಲಿಯೇ ಮೊದಲ ಬಾರಿಗೆ ಅಳವಡಿಸಿರುವ ರೋಸೆನ್‌ಬೌರ್ ಫೈರ್ ಫೈಟಿಂಗ್ ಸಿಮ್ಯುಲೇಟರ್ ಅಗ್ನಿಶಾಮಕ ಯಂತ್ರವನ್ನು ಅಧಿಕಾರಿಗಳು ಪರಿಶೀಲಿಸಿದರು

ದೇವನಹಳ್ಳಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಂಭವಿಸುವ ಬೆಂಕಿ ದುರಂತಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಲು ಮೊದಲ ಬಾರಿಗೆ 'ರೋಸೆನ್ ಬೌರ್ ಫೈರ್ ಫೈಟಿಂಗ್ ಸಿಮ್ಯುಲೇಟರ್' ಅಳವಡಿಸಲಾಗಿದೆ.

ಇದು ದಕ್ಷಿಣ ಏಷ್ಯಾದಲ್ಲೇ ಮೊದಲ ಬಾರಿಗೆ ಪರಿಚಯಿಸಿದ ಅತ್ಯಾಧುನಿಕ ಅಗ್ನಿಶಾಮಕ ತಂತ್ರಜ್ಞಾನವಾಗಿದೆ. ವಿಮಾನ ನಿಲ್ದಾಣ ಅಥವಾ ವಿಮಾನ ಅಪಘಾತದ ಸಂದರ್ಭದಲ್ಲಿ ಹೊತ್ತಿಕೊಳ್ಳುವ ಬೆಂಕಿಯನ್ನು ತುರ್ತಾಗಿ ಆರಿಸುವಲ್ಲಿ ಈ ಅತ್ಯಾಧುನಿಕ ಸಿಮ್ಯುಲೇಟರ್ ಕೆಲಸ ಮಾಡಲಿದೆ.

ರೋಸೆನ್‌ಬೌರ್ ಸಿಮ್ಯುಲೇಟರ್‌ನಲ್ಲಿ ಎರಡು ಫ್ಯಾಂಥರ್, 6 ಟ್ರಕ್ ಹಾಗೂ 8 ಟ್ರಕ್ ಇರಿಸಲಾಗಿದೆ. ಈ ಟ್ರಕ್‌ಗಳು ಎರಡು ಹೈರೀಚ್ ಎಕ್ಸ್‌ಟೆಂಡೆಬಲ್ ಟರೆಟ್ಸ್ (ಎಚ್‌ಆರ್‌ಇಟಿ) ಒಳಗೊಂಡಿದ್ದು, ಈ ಮಟ್ಟದ ಸುಸಜ್ಜಿತ ಟ್ರಕ್‌ಗಳು ದಕ್ಷಿಣ ಏಷ್ಯಾದಲ್ಲಿಯೇ ಯಾವ ವಿಮಾನ ನಿಲ್ದಾಣಗಳಲ್ಲೂ ಇಲ್ಲ ಎಂದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಜಯರಾಜ್ ಷಣ್ಮುಗಂ ತಿಳಿಸಿದ್ದಾರೆ.

'ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸುರಕ್ಷತೆ ಕಾಯ್ದುಕೊಳ್ಳುವುದು ನಮ್ಮ ಮೊದಲ ಆದ್ಯತೆ. ವಿಮಾನ ನಿಲ್ದಾಣದಲ್ಲಿರುವ ಅಗ್ನಿಶಾಮಕ ದಳದವರಿಗೆ ಈ ಸಿಮ್ಯುಲೇಟರ್ ಬಳಸುವ ವಿಧಾನದ ಬಗ್ಗೆ ತರಬೇತಿ ನೀಡಲಾಗಿದೆ. ದೇಶದ ಯಾವುದೇ ವಿಮಾನ ನಿಲ್ದಾಣದ ತಂಡ ಇಲ್ಲಿಗೆ ಬಂದು ಈ ಅಗ್ನಿಶಾಮಕ ಯಂತ್ರದ ತರಬೇತಿ ಪಡೆಯಲು ಮುಕ್ತ ಅವಕಾಶ ಕಲ್ಪಿಸಲಾಗಿದೆ' ಎಂದು ತಿಳಿಸಿದ್ದಾರೆ.

'ಅನಂತಕುಮಾರ್‌ಗೆ ಪ್ರಧಾನಿ ಹುದ್ದೆಗೇರುವ ಪ್ರತಿಭೆ ಇತ್ತು'

ಬೆಂಗಳೂರು: 'ದೇಶ ಕಂಡ ಪ್ರಚಂಡ ನಾಯಕ ಅನಂತಕುಮಾರ್. ಅವರ ಸಂಘಟನಾ ಚತುರತೆ, ಹೋರಾಟದ ಗುಣಗಳು ಅಟಲ್ ಬಿಹಾರಿ ವಾಜಪೇಯಿ ಹಾಗೂ ಎಲ್.ಕೆ ಅಡ್ವಾಣಿ ಅವರನ್ನು ಪ್ರಭಾವಿಸಿದ್ದವು. ಪ್ರಧಾನಿ ಗಾದಿಗೆ ಏರುವ ಸಾಮರ್ಥ್ಯ, ಪ್ರತಿಭೆ ಹಾಗೂ ಚಾಣಾಕ್ಷತೆ ಅವರಿಗಿತ್ತು' ಎಂದು ಲೇಖಕ ಬಾಬು ಕೃಷ್ಣಮೂರ್ತಿ ತಿಳಿಸಿದರು.


ಅನಂತಕುಮಾರ್ ಪ್ರತಿಷ್ಠಾನ ಸೋಮವಾರ ಆನ್‌ಲೈನ್‌ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 'ಅನಂತಪಥ' ಮಾಸ ಪತ್ರಿಕೆಯ ನವೆಂಬರ್ ಸಂಚಿಕೆ (17ನೇ ಸಂಚಿಕೆ) ಬಿಡುಗಡೆ ಮಾಡಿ ಮಾತನಾಡಿದರು.

'ಒತ್ತಡಗಳ ನಡುವೆಯೂ ಕವನಗಳನ್ನು ರಚಿಸುತ್ತಿದ್ದರು. ಪುಸ್ತಕಗಳನ್ನು ಓದುತ್ತಿದ್ದರು. ವಿನಮ್ರತೆಯ ಗುಣ ಮೈಗೂಡಿಸಿಕೊಂಡಿದ್ದ ಅವರು ಹಿರಿಯರನ್ನು ಗೌರವದಿಂದ ಕಾಣುತ್ತಿದ್ದರು' ಎಂದು ಹೇಳಿದರು.

ಅದಮ್ಯ ಚೇತನ ಸಂಸ್ಥೆಯ ಅಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್, ಅನಂತಪಥ ಪತ್ರಿಕೆಯ ಸಂಪಾದಕ ಟಿ.ಎಸ್.ಗೋಪಾಲ್ ಇದ್ದರು.

'ಯುದ್ಧದ ದುರಂತವನ್ನು ಎತ್ತಿ ಹೇಳುವ ಪ್ರಯತ್ನ'

ಪ್ರಜಾವಾಣಿ ವಾರ್ತೆ



'ರುದ್ರ ಭಾರತ' ನಾಟಕದ ಇಂಗ್ಲಿಷ್ ಅನುವಾದ ಪುಸ್ತಕವನ್ನು ನಾ.ದಾಮೋದರ ಶೆಟ್ಟಿ ಬಿಡುಗಡೆ ಮಾಡಿದರು. ಪ್ರೊ. ಎಲ್‌ಎನ್‌ಮುಕುಂದರಾಜು, ಪ್ರೊ.ಸಂಪಿಗೆ ತೋಂಟದಾರ್ಯ ಹಾಗೂ ಸಿ.ವೀರಣ್ಣ ಇದ್ದರು –ಪ್ರಜಾವಾಣಿ ಚಿತ್ರ

ಬೆಂಗಳೂರು: 'ಯುದ್ಧ ಎನ್ನುವುದು ಎಂದಿಗೂ ಮನುಷ್ಯರ ನಾಶಕ್ಕೆ ಕಾರಣವೇ ಹೊರತು, ಅದರಲ್ಲಿ ಗೆಲುವು ಎನ್ನುವುದಕ್ಕೆ ಅರ್ಥವಿಲ್ಲ ಎಂಬ ಸತ್ಯವನ್ನು ಮಹಾಭಾರತ ಯುದ್ಧದ ಆನಂತರದ ಸನ್ನಿವೇಶ ಹೇಳುತ್ತದೆ. ಅದು ಇಂದಿನ ಕಾಲಕ್ಕೂ ಅನ್ವಯಿಸುವ ದುರಂತವನ್ನು ಸಾಹಿತ್ಯ ನಿರಂತರವಾಗಿ ಶೋಧಿಸುತ್ತದೆ' ಎಂದು ಲೇಖಕ ನಾ.ದಾಮೋದರ ಶೆಟ್ಟಿ ಹೇಳಿದರು.

ಕರ್ನಾಟಕ ಸಾಹಿತ್ಯ ಪರಿಷತ್ತು ವತಿಯಿಂದ ಸೋಮವಾರ ಆಯೋಜಿಸಿದ್ದ ಸಾಹಿತಿ ಸಿ.ವೀರಣ್ಣ ಅವರ 'ರುದ್ರಭಾರತ'ದ ಇಂಗ್ಲಿಷ್ ಅನುವಾದ ಪುಸ್ತಕ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

'ಮಹಾಭಾರತ ಯುದ್ಧ ಮುಗಿದ ನಂತರ ಸತ್ತ ಕೌರವರನ್ನು ಕುರಿತು, ಬದುಕುಳಿದ ಪಾಂಡವರ ಸ್ಥಿತಿಯ ಬಗ್ಗೆ, ಕೃಷ್ಣನ ಉನ್ನತಿ ಮತ್ತು ಅವನತಿಯ ಬಗ್ಗೆ ಅನ್ವೇಷಿಸುವುದು ಬಹಳಷ್ಟಿದೆ. ಆ ಕೆಲಸ ಮಾಡಿರುವ ಈ ನಾಟಕವನ್ನು ಡಾ.ಸಿ. ವಿ.ವೇಣುಗೋಪಾಲ್ ಸೊಗಸಾಗಿ ಅನುವಾದಿಸಿದ್ದಾರೆ. ಇಂಗ್ಲಿಷ್ ರಂಗಭೂಮಿ ಈ ನಾಟಕವನ್ನು ಗಮನಿಸಬೇಕು' ಎಂದು ಹೇಳಿದರು.

ಪುಸ್ತಕದ ಕುರಿತು ಮಾತನಾಡಿದ ಪ್ರೊ.ಸಂಪಿಗೆ ತೋಂಟದಾರ್ಯ, 'ಕುರುಕ್ಷೇತ್ರ ಮುಗಿದ ಮೇಲೆ ಹೊತ್ತಿಕೊಳ್ಳುವ ಬೆಂಕಿ ಅನೇಕ ಸಾಮಾನ್ಯ ನಂಬಿಕೆಗಳನ್ನು ಅಲುಗಾಡಿಸಿ ಸುಡುವುದನ್ನು ಈ ನಾಟಕ ವಿವರಿಸಿ ಹೇಳುತ್ತದೆ' ಎಂದರು.

'ಮಹಾಭಾರತದ ಸನ್ನಿವೇಶಗಳು ಎಲ್ಲ ಕಾಲಕ್ಕೂ ಚಿಂತನೆಗೆ ಪ್ರೇರಣೆ ನೀಡುತ್ತವೆ' ಎಂದು ಸಿ.ವೀರಣ್ಣ ಹೇಳಿದರು.

ತೊಗರಿ, ಅವರೆಗೂ ಮಳೆ ಕಂಟಕ

ಪ್ರಜಾವಾಣಿ ವಾರ್ತೆ

ದಾಬಸ್‌ಪೇಟೆ: ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನೆಲಮಂಗಲ ತಾಲ್ಲೂಕಿನಲ್ಲಿ ಬೆಳೆಯಲಾಗಿದ್ದ ರಾಗಿ ನೆಲಕಚ್ಚಿದ್ದು, ರೈತರು ಮಳೆಯಿಂದಾಗಿ ಬೆಳೆ ಕೊಳೆಯುವ ಭೀತಿ ಎದುರಿಸುತ್ತಿದ್ದಾರೆ.

ತೊಗರಿ, ಅವರೆ ಮತ್ತು ಅಲಸಂದೆ ಬೆಳೆಗಳನ್ನು ರೈತರು ತಾಲ್ಲೂಕಿನಾದ್ಯಂತ ಹೆಚ್ಚಿನ ಪ್ರಮಾಣದಲ್ಲಿ ಬಿತ್ತನೆ ಮಾಡಿದ್ದರು. ಆದರೆ, ಸತತ ಮಳೆಗೆ ಈ ಬೆಳೆಗಳು ಹಾನಿಗೊಂಡಿವೆ.

ತಾಲ್ಲೂಕಿನ ಕಸಬಾ, ತ್ಯಾಮಗೊಂಡ್ಲು ಮತ್ತು ಸೋಂಪುರ ಹೋಬಳಿಗಳಲ್ಲಿ ಅವರೆ 436 ಹೆಕ್ಟೇರ್, ತೊಗರಿ 256 ಹೆಕ್ಟೇರ್ ಮತ್ತು ಅಲಸಂದೆ 179 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಪ್ರಮುಖ ಬೆಳೆ ರಾಗಿ ಜೊತೆಗೆ ರೈತರು ತೊಗರಿ, ಅಲಸಂದೆ ಮತ್ತು ಅವರೆ ಬೆಳೆಯುತ್ತಾರೆ. ಹೆಚ್ಚಿನ ಫಸಲನ್ನು ಮಾರುಕಟ್ಟೆಗೆ ಹಾಕಿ ಒಂದಷ್ಟು ಲಾಭವೂ ಪಡೆಯುತ್ತಿದ್ದರು.

'ಮಳೆ ಬಂದ ಪರಿಣಾಮ ತೊಗರಿ ಮತ್ತು ಅಲಸಂದೆ ಗಿಡಗಳು ಬಾಗಿ, ಕಾಯಿ ನೆಲಕ್ಕೆ ಉದುರುತ್ತಿವೆ. ಅವರೆ ಹೂಗಳು ಉದುರುತ್ತಿವೆ. ಕೆಲವು ಕಡೆ ನೀರು ನಿಂತು ಕೊಳೆತು ನಾರುವ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದು ಎಕರೆಗೆ ತೊಗರಿ ಹಾಕಲಾಗಿತ್ತು. ಈಗ ತುಂಬು ಬೆಳೆ ಬಂದಿದ್ದು, ಮಳೆಯಿಂದ ಕಾಯಿ ಕಿತ್ತು ಮಾರಾಟ ಮಾಡಲು ಆಗುತ್ತಿಲ್ಲ' ರೈತ ಚನ್ನಪ್ಪ ಅವರು ಅಳಲು ತೋಡಿಕೊಂಡರು.

ಡಿ.1ರಿಂದ ಆಸ್ಟ್ರೇಲಿಯಾಕ್ಕೆ ವಿದ್ಯಾರ್ಥಿಗಳು: ಅವಕಾಶ

ಕ್ಯಾನ್‌ಬೆರಾ: ಆಸ್ಟ್ರೇಲಿಯಾದಲ್ಲಿ ಕೋವಿಡ್‌ಗೆ ಸಂಬಂಧಿಸಿದ ನಿಯಮಾವಳಿಗಳನ್ನು ಮುಂದಿನ ವಾರದಿಂದ ಸಡಿಸಲಾಗುತ್ತಿದ್ದು ಎರಡೂ ಲಸಿಕೆ ಹಾಕಿಸಿಕೊಂಡ 2 ಲಕ್ಷ ವಿದೇಶಿ ವಿದ್ಯಾರ್ಥಿಗಳು ಮತ್ತು ನೌಕರರು ದೇಶಕ್ಕೆ ವಾಪಸ್ಸಾಗಲಿದ್ದಾರೆ ಎಂದು ಸರ್ಕಾರ ಅಂದಾಜು ಮಾಡಿದೆ.

ಆಸ್ಟ್ರೇಲಿಯಾಕ್ಕೆ ಮರಳುವವರಿಗೆ ಈಗ ಕ್ವಾರಂಟೈನ್ ಅವಧಿ ಇರುವುದಿಲ್ಲ ಎಂದು ಪ್ರಧಾನಿ ಸ್ಕಾಟ್ ಮಾರಿಸನ್ ಸೋಮವಾರ ಹೇಳಿದ್ದಾರೆ.

ಕನಕದಾಸರ ಜಯಂತಿ ಆಚರಣೆ

ಪುನೀತ್ ರಾಜ್‌ಕುಮಾರ್ ವೃತ್ತ ಉದ್ಘಾಟನೆ

ಪ್ರಜಾವಾಣಿ ವಾರ್ತೆ



ಅಂಜನಾಪುರ ವಾರ್ಡ್‌ನ ನ್ಯೂ ಬ್ಯಾಂಕ್ ಕಾಲೊನಿಯಲ್ಲಿ ನಟ ಪುನೀತ್ ರಾಜ್‌ಕುಮಾರ್ ವೃತ್ತವನ್ನು ಆರ್‌.ಕೆ.ರಮೇಶ್ ಉದ್ಘಾಟಿಸಿದರು. ಗೊಟ್ಟಿಗೆರೆ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಟಿ.ನಾಗರಾಜ್, ಕಿಸಾನ್ ಘಟಕದ ಅಧ್ಯಕ್ಷ ಚುಂಚಘಟ್ಟ ಬಾಬು, ಶ್ರೀಧರ್ ಲಕ್ಷ್ಮಣ್, ಮಂಜುನಾಥ್, ರವಿಕುಮಾರ್, ಶ್ರೀಧರ್ ಲಕ್ಷ್ಮಣ ಇದ್ದರು

ಬೆಂಗಳೂರು: 'ಜಾತಿ ವ್ಯವಸ್ಥೆ ವಿರುದ್ಧ ಧ್ವನಿ ಎತ್ತಿ, ತಾರತಮ್ಯಗಳ ವಿರುದ್ಧ ಕೀರ್ತನೆಗಳ ಅಸ್ತ್ರ ಪ್ರಯೋಗಿಸಿ ಶೋಷಿತರಿಗೆ ಸಾಮಾಜಿಕ ನ್ಯಾಯ ದೊರಕಿಸಿಕೊಟ್ಟ ಸಂತ ಕನಕದಾಸರು ವಿಶ್ವಕ್ಕೆ ಮಾದರಿ' ಎಂದು ಕಾಂಗ್ರೆಸ್ ಮುಖಂಡ ಆರ್.ಕೆ.ರಮೇಶ್ ಹೇಳಿದರು.

ಅಂಜನಾಪುರ ವಾರ್ಡ್‌ನ ನ್ಯೂಬ್ಯಾಂಕ್ ಕಾಲೊನಿಯಲ್ಲಿ ಅನ್ನಪೂರ್ಣೇಶ್ವರಿ ಕನ್ನಡ ಯುವಕರ ಸಂಘ ಹಾಗೂ ವಿವಿಧ ಸಂಘಸಂಸ್ಥೆಗಳ ಆಶ್ರಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕನಕದಾಸರ ಜಯಂತಿ ಹಾಗೂ ನಟ ಪುನೀತ್ ರಾಜ್‌ಕುಮಾರ್ ವೃತ್ತ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಗೊಟ್ಟಿಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಧರ್ ಲಕ್ಷ್ಮಣ್, 'ಚಿತ್ರರಂಗ ಹಾಗೂ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಪುನೀತ್ ರಾಜ್‌ಕುಮಾರ್ ಅವರ ಸೇವೆಯನ್ನು ಸದಾ ಸ್ಮರಿಸುವ ಉದ್ದೇಶದಿಂದ ವೃತ್ತಕ್ಕೆ ಪುನೀತ್ ಅವರ ಹೆಸರನ್ನು ನಾಮಕರಣ ಮಾಡಲಾಗಿದೆ' ಎಂದರು.

ಶ್ರೀಧರ್ ಲಕ್ಷ್ಮಣ್ ವತಿಯಿಂದ ಬಡವರಿಗೆ ಹಾಗೂ ಆಟೊ ಚಾಲಕರಿಗೆ ದಿನಸಿ ಕಿಟ್ ವಿತರಿಸಲಾಯಿತು.

ಬೆಂಗಳೂರು ನಗರ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಡಿ.ಕೆ. ಗಿರೀಶ್, ಬೆಂಗಳೂರು ದಕ್ಷಿಣ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಸಿ.ಚಂದ್ರು, ಒಬಿಸಿ ವಿಭಾಗದ ಅಧ್ಯಕ್ಷ ನಾಗೇಶ್, ಗೊಟ್ಟಿಗೆರೆ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೇಖಾ ನವೀನ್ ಗೌಡ, ಗೊಟ್ಟಿಗೆರೆ ಚಂದ್ರಶೇಖರ್, ಸಾಮಾಜಿಕ ಜಾಲತಾಣದ ಅಧ್ಯಕ್ಷ ಹರ್ಷ ಪ್ರಕಾಶ್, ಕಾರ್ಮಿಕ ವಿಭಾಗದ ಫ್ರಾಂಕ್ಲಿನ್, ಅಂಜನಾಪುರ ವಾರ್ಡ್ ಅಧ್ಯಕ್ಷೆ ನಾಗರತ್ನ, ಸುದರ್ಶನ್ ಇದ್ದರು.

ಮಂಗಳವಾರದ ಉಷ್ಣಾಂಶ

27° ಗರಿಷ್ಠ 18° ಕನಿಷ್ಠ

ಹವಾಮಾನ ಮುನ್ಸೂಚನೆ

ಬೆಳಿಗ್ಗೆ ಬಿಸಿಲಿನ ವಾತಾವರಣವಿದ್ದು, ಮಧ್ಯಾಹ್ನದ ನಂತರ ತುಂತುರು ಮಳೆ ಸಾಧ್ಯತೆ.

ಹವಾಮಾನ

ಬುಧವಾರ	ಗುರುವಾರ	ಶುಕ್ರವಾರ
28° 18°	27° 18°	28° 18°

ಸೂರ್ಯೋದಯ: 6:19 ಸೂರ್ಯಾಸ್ತ: 5:4 ಚಂದ್ರೋದಯ: ಸಂ. 5:13 ಚಂದ್ರಾಸ್ತ: ಬೆ. 5:18 ಸೋಮವಾರದ ಹವಾಮಾನ : ಗರಿಷ್ಠ 27° ಕನಿಷ್ಠ 18°

ಜಕ್ಕೂರು ಮೇಲ್ಸೇತುವೆಯಲ್ಲಿ ಅಪಘಾತ: ನಿಂತಿದ್ದ ಬಿಬಿಎಂಪಿ ಲಾರಿಗೆ ಆಟೊ ಡಿಕ್ಕಿ

ರಸ್ತೆಯಲ್ಲೇ ಬಿದ್ದು ನರಳಿದ ಚಾಲಕ

ಪ್ರಜಾವಾಣಿ ವಾರ್ತೆ

ಬೆಂಗಳೂರು: ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಜಕ್ಕೂರು ಮೇಲ್ಸೇತುವೆಯಲ್ಲಿ ಸೋಮವಾರ ಸಂಭವಿಸಿದ ಅಪಘಾತದಲ್ಲಿ ಆಟೊ ಚಾಲಕ ನಾರಾಯಣ ತೀವ್ರ ಗಾಯಗೊಂಡರು. ರಸ್ತೆಯಲ್ಲೇ ಬಿದ್ದು ನರಳುತ್ತಿದ್ದ ಅವರನ್ನು ದಾರಿಹೋಕರು ಆಸ್ಪತ್ರೆಗೆ ದಾಖಲಿಸಿದರು.

‘ಟೆಂಪೊ, ಆಟೊ ಹಾಗೂ ಕೆಟ್ಟು ನಿಂತಿದ್ದ ಬಿಬಿಎಂಪಿ ಕಸದ ಲಾರಿ ನಡುವೆ ಅಪಘಾತ ಸಂಭವಿಸಿದೆ. ಗಾಯಗೊಂಡಿರುವ ಆಟೊ ಚಾಲಕ ನಾರಾಯಣ ಅವರನ್ನು ಚಿಕಿತ್ಸೆಗಾಗಿ ನಿಮ್ಹಾನ್ಸ್‌ಗೆ ದಾಖಲಿಸಲಾಗಿದೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ನಂತರ ಹೇಳಿಕೆ ದಾಖಲಿಸಿಕೊಂಡು, ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಹೆಬ್ಬಾಳ ಸಂಚಾರ ಠಾಣೆ ಪೊಲೀಸರು ಹೇಳಿದರು.



ಜಕ್ಕೂರು ಮೇಲ್ಸೇತುವೆಯಲ್ಲಿ ಅಪಘಾತ ಸಂಭವಿಸಿದ್ದ ಸ್ಥಳದಲ್ಲಿ ಜಖಂಗೊಂಡಿದ್ದ ಆಟೊ ಎದುರು ಚಾಲಕ ನಾರಾಯಣ ನರಳಾಡಿದರು – ಪ್ರಜಾವಾಣಿ ಚಿತ್ರ

‘ಬಿಬಿಎಂಪಿ ಕಸದ ಲಾರಿ ಮೇಲ್ಸೇತುವೆಯಲ್ಲಿ ಕೆಟ್ಟು ಹೋಗಿತ್ತು. ಅದನ್ನು ಚಾಲಕ ರಸ್ತೆಯ ಪಕ್ಕದಲ್ಲಿ ನಿಲುಗಡೆ ಮಾಡಿದ್ದರು. ಅದೇ ವೇಳೆ ನಾರಾಯಣ ಅವರು ಆಟೊ ಚಲಾಯಿಸಿಕೊಂಡು ನಗರದಿಂದ ವಿಮಾನ ನಿಲ್ದಾಣದತ್ತ ಮೇಲ್ಸೇತುವೆಯಲ್ಲಿ ಸಾಗುತ್ತಿದ್ದರು.’

‘ಮೇಲ್ಸೇತುವೆಯಲ್ಲಿ ಅತೀ ವೇಗದಲ್ಲಿ ಧಾವಿಸಿ ಬಂದ ಟೆಂಪೊ, ಆಟೊಗೆ ಗುದ್ದಿ ಹೊರಟು ಹೋಗಿತ್ತು. ನಿಯಂತ್ರಣ ತಪ್ಪಿದ್ದರಿಂದ ಚಾಲಕ ನಾರಾಯಣ, ಆಟೊವನ್ನು ಕಸದ ಲಾರಿಗೆ ಗುದ್ದಿಸಿದ್ದರು. ಇದರಿಂದ ಆಟೊ ಸಂಪೂರ್ಣ ಜಖಂಗೊಂಡು, ನಾರಾಯಣ ರಸ್ತೆಯಲ್ಲೇ ಬಿದ್ದು ಹೊರಳಾಡಿದರು’ ಎಂದೂ ತಿಳಿಸಿದರು.

‘ತಲೆ, ಮುಖ, ಕೈ –ಕಾಲಿಗೆ ತೀವ್ರ ಪೆಟ್ಟು ಬಿದ್ದಿತ್ತು. ‘ಕಾಪಾಡಿ... ಕಾಪಾಡಿ...’ ಎನ್ನುತ್ತಿದ್ದ ಚಾಲಕ, ಕೆಲ ನಿಮಿಷ ಕಾಲ ರಸ್ತೆಯಲ್ಲೇ ನರಳುತ್ತಿದ್ದರು. ಅದೇ ಮಾರ್ಗದಲ್ಲಿ ಹೊರಟಿದ್ದ ಕೆಲ ಸಾರ್ವಜನಿಕರು, ಅವರ ಸಹಾಯಕ್ಕೆ ಹೋಗಿ ಯಲಹಂಕ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದರು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ನಿಮ್ಹಾನ್ಸ್‌ಗೆ ದಾಖಲಿಸಲಾಗಿದೆ’ ಎಂದೂ ಪೊಲೀಸರು ವಿವರಿಸಿದರು.

‘ಟೆಂಪೊ ಚಾಲಕನ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣವೆಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಆತನಿಗಾಗಿ ಹುಡುಕುತ್ತಿದ್ದೇವೆ’ ಎಂದೂ ಹೇಳಿದರು.

ಅಪಘಾತದಿಂದಾಗಿ ವಿಮಾನ ನಿಲ್ದಾಣ ರಸ್ತೆಯಲ್ಲಿ ಕೆಲಹೊತ್ತು ಸಂಚಾರ ದಟ್ಟಣೆ ಉಂಟಾಗಿತ್ತು.

ಲೈಂಗಿಕ ದೌರ್ಜನ್ಯ ನೀಡುತ್ತಿದ್ದ ತಂದೆ; ಆರೋಪ

ಭದ್ರತಾ ಸಿಬ್ಬಂದಿ ಹತ್ಯೆ; ಮಗಳ ಸ್ನೇಹಿತನಿಂದ ಕೃತ್ಯ?

ಪ್ರಜಾವಾಣಿ ವಾರ್ತೆ

ಬೆಂಗಳೂರು: ಕೃಷಿ ವಿಶ್ವವಿದ್ಯಾಲಯ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ (ಜಿಕೆವಿಕೆ) ಭದ್ರತಾ ಸಿಬ್ಬಂದಿ ದೀಪಕ್ ಕುಮಾರ್ (46) ಅವರನ್ನು ಅವರ ಮನೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದ್ದು, ಮಗಳ ಸ್ನೇಹಿತನೇ ಕೃತ್ಯ ಎಸಗಿರುವ ಅನುಮಾನ ವ್ಯಕ್ತವಾಗಿದೆ.

‘ಬಿಹಾರದ ದೀಪಕ್‌ಕುಮಾರ್, ಜಿಕೆವಿಕೆಯಲ್ಲಿ ಭದ್ರತಾ ಸಿಬ್ಬಂದಿ ಆಗಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳ ಜತೆ ವೀರ್‌ಸಾಗರ್ ರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಪತ್ನಿ ಕೆಲಸ ನಿಮಿತ್ತ ತಮ್ಮೂರಾದ ಬಿಹಾರಕ್ಕೆ ಇತ್ತೀಚೆಗೆ ಹೋಗಿದ್ದರು. ದೀಪಕ್‌ಕುಮಾರ್ ಹಾಗೂ ಮಕ್ಕಳು ಮಾತ್ರ ಮನೆಯಲ್ಲಿದ್ದರು. ಭಾನುವಾರ ತಡರಾತ್ರಿ ಮಾರಕಾಸ್ತ್ರ ಹಿಡಿದು ಮನೆಗೆ ನುಗ್ಗಿದ್ದ ದುಷ್ಕರ್ಮಿಗಳು, ದೀಪಕ್‌ಕುಮಾರ್ ಮೇಲೆ ದಾಳಿ ಮಾಡಿದ್ದರು. ಮಕ್ಕಳ ಎದುರೇ ಅವರನ್ನು ಅಟ್ಟಾಡಿಸಿಕೊಂಡು ಮಾರಕಾಸ್ತ್ರಗಳಿಂದ ಹೊಡೆದಿದ್ದರು.’



ದೀಪಕ್ ಕುಮಾರ್

‘ತಲೆ, ದೇಹದ ಹಲವು ಭಾಗದಲ್ಲಿ ತೀವ್ರ ಗಾಯವಾಗಿತ್ತು. ವಿಪರೀತ ರಕ್ತಸ್ರಾವದಿಂದ ಸ್ಥಳದಲ್ಲೇ ದೀಪಕ್ ಕುಮಾರ್ ಮೃತಪಟ್ಟಿದ್ದಾರೆ. ಕೃತ್ಯದ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಯಲಹಂಕ ನ್ಯೂ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಒಬ್ಬ ಆರೋಪಿಯ ಸುಳಿವು ಸಿಕ್ಕಿದ್ದು, ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಅಪರಾಧ ಸುದ್ದಿ

ಮಗಳ ಮೇಲೆ ಲೈಂಗಿಕ ದೌರ್ಜನ್ಯ?: ‘ಕೊಲೆಯಾದ ದೀಪಕ್‌ಕುಮಾರ್ ಅವರಿಗೆ ಇಬ್ಬರು ಪತ್ನಿಯರು. ಒಬ್ಬರು ಬಿಹಾರದಲ್ಲಿದ್ದಾರೆ. ಇನ್ನೊಬ್ಬ ಪತ್ನಿ, ಬೆಂಗಳೂರಿನಲ್ಲೇ ಜೊತೆಯಲ್ಲಿದ್ದರು. ಅವರು ಸಹ ಇತ್ತೀಚೆಗೆ ಊರಿಗೆ ಹೋಗಿದ್ದರು. ಹೀಗಾಗಿ, ಇಬ್ಬರು ಹೆಣ್ಣು ಮಕ್ಕಳು ಮಾತ್ರ ಮನೆಯಲ್ಲಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಹಿರಿಯ ಮಗಳ ಮೇಲೆ ದೀಪಕ್‌ಕುಮಾರ್ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರೆಂಬ ಆರೋಪವಿದೆ. ದೌರ್ಜನ್ಯದಿಂದ ಬೇಸತ್ತ ಮಗಳು, ಕಾಲೇಜು ಸ್ನೇಹಿತನಿಗೆ ವಿಷಯ ತಿಳಿಸಿದ್ದರು. ಅದೇ ಸ್ನೇಹಿತ, ಸಹಚರರ ಜೊತೆ ಸೇರಿ ಕೃತ್ಯ ಎಸಗಿರುವ ಮಾಹಿತಿ ಇದೆ’ ಎಂದೂ ತಿಳಿಸಿವೆ.

‘ದೀಪಕ್‌ಕುಮಾರ್, ಭಾನುವಾರ ತಡರಾತ್ರಿಯೂ ಮಗಳ ಜೊತೆ ಅನುಚಿತವಾಗಿ ವರ್ತಿಸಿದ್ದರೆಂದು ಹೇಳಲಾಗಿದೆ. ಅದೇ ವಿಷಯವನ್ನು ಮಗಳು, ಸ್ನೇಹಿತನಿಗೆ ಕರೆ ಮಾಡಿ ತಿಳಿಸಿದ್ದರು. ಮಾರಕಾಸ್ತ್ರ ಸಮೇತ ಬೈಕ್‌ನಲ್ಲಿ ಸ್ಥಳಕ್ಕೆ ಬಂದಿದ್ದ ಸ್ನೇಹಿತ ಹಾಗೂ ಇತರರು, ಮನೆಗೆ ನುಗ್ಗಿ ದೀಪಕ್‌ಕುಮಾರ್ ಅವರನ್ನು ಕೊಂದಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ’ ಎಂದೂ ಹೇಳಿವೆ.



ಕೆ.ಆರ್‌ಪುರದ ತಾಲ್ಲೂಕು ಕಚೇರಿಯಲ್ಲಿ ಸೋಮವಾರ ನಡೆದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಅವರು ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ತಹಶೀಲ್ದಾರ್ ಅಜಿತ್ ಕುಮಾರ್, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಗೀತಾ ವಿವೇಕಾನಂದ ಬಾಬು, ಮುಖಂಡರಾದ ಪಿ.ಜೆ.ಅಂತೋಣಿ ಸ್ವಾಮಿ, ಎಸ್‌.ಜಿ.ನಾಗರಾಜ್, ಮಂಜುನಾಥ್, ಶಿವಪ್ಪ, ರವಿಕುಮಾರ್, ಜಗದೀಶ್ ಹಾಗೂ ಇತರರು ಇದ್ದರು.

ಅಪಹರಿಸಿ ಸಾಲದ ನಾಟಕ, ಆಭರಣ ಅಡವಿಟ್ಟ ತಂದೆ

ಬೆಂಗಳೂರು: ನಗರದ ಕಾಲೇಜೊಂದರಲ್ಲಿ ಬಿಸಿಎ ವ್ಯಾಸಂಗ ಮಾಡುತ್ತ ರಿಯಲ್ ಎಸ್ಟೇಟ್ ಕಂಪನಿಯೊಂದರಲ್ಲಿ ಅರೆಕಾಲಿಕ ಕೆಲಸ ಮಾಡುತ್ತಿದ್ದ ವಿದ್ಯಾರ್ಥಿ ಅಭಿಷೇಕ್ ಎಂಬುವರನ್ನು ಅಪಹರಿಸಿ ಕೊಲೆ ಬೆದರಿಕೆಯೊಡ್ಡಿ ಹಣಕ್ಕೆ ಬೇಡಿಕೆ ಇರಿಸಿದ್ದ ಆರೋಪದಡಿ ಆರು ಮಂದಿಯನ್ನು ಅನ್ನಪೂರ್ಣೇಶ್ವರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಅಭಿಷೇಕ್ ಅಪಹರಣದ ಬಗ್ಗೆ ಅವರ ತಂದೆ ದೂರು ನೀಡಿದ್ದರು. ತನಿಖೆ ಕೈಗೊಂಡು ಆರೋಪಿಗಳಾದ ಅನಿಲ್‌ಕುಮಾರ್, ಪ್ರಜ್ವಲ್, ದೀಪು ಹಾಗೂ ಅವರ ಮೂವರು ಸ್ನೇಹಿತರನ್ನು ಬಂಧಿಸಲಾಗಿದೆ. ಮತ್ತಷ್ಟು ಮಂದಿಯನ್ನು ಕೃತ್ಯದಲ್ಲಿ ಭಾಗಿಯಾಗಿರುವ ಮಾಹಿತಿ ಇದ್ದು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ವಿದ್ಯಾಭ್ಯಾಸದ ಜೊತೆ ಕೆಲಸ ಮಾಡುತ್ತಿದ್ದ ಅಭಿಷೇಕ್, ರಿಯಲ್ ಎಸ್ಟೇಟ್ ಉದ್ಯಮಿಯ ನಂಬಿಕೆ ಗಳಿಸಿದ್ದರು. ಮಾಲೀಕರ ಹೆಸರಿನ ಚೆಕ್‌ಗಳನ್ನು ಬ್ಯಾಂಕ್‌ಗೆ ನೀಡಿ ಹಣವನ್ನೂ ತಂದು ಕೊಡುತ್ತಿದ್ದರು. ಯಾರಿಗಾದರೂ ಹಣ ಕೊಡುವುದಿದ್ದರೆ ಅಭಿಷೇಕ್ ಕೈಯಲ್ಲಿ ಉದ್ಯಮಿ ಕೊಟ್ಟು ಕಳುಹಿಸುತ್ತಿದ್ದರು.’

‘ಅಭಿಷೇಕ್ ಬಳಿ ಆಗಾಗ ಲಕ್ಷಾಂತರ ರೂಪಾಯಿ ಇರುತ್ತಿತ್ತು. ಅದನ್ನು ನೋಡಿದ್ದ ಸ್ನೇಹಿತ ಅನಿಲ್‌ಕುಮಾರ್, ಹಣವನ್ನು ತನ್ನದಾಗಿಸಿಕೊಳ್ಳಲು ಮುಂದಾಗಿದ್ದ. ಕಾಲ್‌ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದ ಪ್ರಜ್ವಲ್ ಹಾಗೂ ದೀಪು ಜೊತೆ ಸೇರಿ ಅಪಹರಣಕ್ಕೆ ಸಂಚು ರೂಪಿಸಿದ್ದ’ ಎಂದೂ ಮೂಲಗಳು ತಿಳಿಸಿವೆ.

ಕಾರು ಸಮೇತ ಅಪಹರಣ: ‘ಸಹೋದರನ ಕಾರಿನಲ್ಲಿ ಅಭಿಷೇಕ್ ಇತ್ತೀಚೆಗೆ ಬಿಡಿಎ ಕಾಂಪ್ಲೆಕ್ಸ್ ಬಳಿ ಬಂದಿದ್ದರು. ಕಾರು ಖರೀದಿಯ ಸಾಲ ತೀರಿಸಲು ₹ 50 ಸಾವಿರ ಹಾಗೂ ಕಾಲೇಜು ಶುಲ್ಕ ಪಾವತಿಸಲು ₹ 20 ಸಾವಿರ ಜೊತೆಗೆ ತಂದಿದ್ದರು. ಇದೇ ಸಂದರ್ಭದಲ್ಲೇ ದಾಳಿ ಮಾಡಿದ್ದ ಆರೋಪಿಗಳು, ಅಭಿಷೇಕ್ ಅವರನ್ನು ಅವರದ್ದೇ ಕಾರಿನಲ್ಲಿ ಅಪಹರಿಸಿದ್ದರು. ತುಮಕೂರು ರಸ್ತೆಯಲ್ಲು ಸುತ್ತಾಡಿಸಿ, ಅಲ್ಲಿಂದ ದೇವನಹಳ್ಳಿಗೆ ಕರೆದೊಯ್ದು ಅಕ್ರಮ ಬಂಧನದಲ್ಲಿಟ್ಟಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ತಮ್ಮ ಬಳಿ ₹10 ಲಕ್ಷ ಸಾಲ ಪಡೆದಿರುವ ರೀತಿಯಲ್ಲಿ ಆರೋಪಿಗಳು ಛಾಪಾ ಕಾಗದದ ಮೇಲೆ ಅಭಿಷೇಕ್ ಸಹಿ ಪಡೆದಿದ್ದರು. ಕಾಗದದ ಫೋಟೊವನ್ನು ಅಭಿಷೇಕ್ ಅವರ ತಂದೆಗೆ ಕಳುಹಿಸಿ, ‘ನಿಮ್ಮ ಮಗ ಸಾಲ ಪಡೆದಿದ್ದಾನೆ. ಸಾಲ ವಾಪಸು ನೀಡದಿದ್ದರೆ ಕೊಲೆ ಮಾಡುತ್ತೇವೆ’ ಎಂದು ಬೆದರಿಸಿದ್ದರು.’

‘ಹೆದರಿದ್ದ ತಂದೆ, ಚಿನ್ನಾಭರಣವನ್ನು ಅಡವಿಟ್ಟು ₹45 ಸಾವಿರವನ್ನು ಆರೋಪಿಗಳ ಖಾತೆಗೆ ಹಾಕಿದ್ದರು. ಉಳಿದ ಹಣವನ್ನು 3 ತಿಂಗಳೊಳಗೆ ನೀಡುವುದಾಗಿ ಹೇಳಿ, ಮಗನನ್ನು ಬಿಡುವಂತೆ ಕೋರಿದ್ದರು. ನಂತರ, ಅಭಿಷೇಕ್ ಬಳಿಯ ₹ 70 ಸಾವಿರ ಹಾಗೂ ಅವರ ಬ್ಯಾಂಕ್ ಖಾತೆಯಲ್ಲಿದ್ದ ₹ 27 ಸಾವಿರ ಡ್ರಾ ಮಾಡಿಕೊಂಡು ಕಳುಹಿಸಿದ್ದರು’ ಎಂದೂ ಮೂಲಗಳು ತಿಳಿಸಿವೆ.

ಆಭರಣ ಇದ್ದ ಬ್ಯಾಗ್ ಹಿಂದಿರುಗಿಸಿದ ಬಿಎಂಟಿಸಿ ಸಿಬ್ಬಂದಿ

ಬೆಂಗಳೂರು: ಮಹಿಳೆಯೊಬ್ಬರು ಬಿಎಂಟಿಸಿ ಬಸ್‌ನಲ್ಲಿ ಕಳೆದುಕೊಂಡಿದ್ದ ಬ್ಯಾಗ್‌ವೊಂದನ್ನು ಬಿಎಂಟಿಸಿ ಸಿಬ್ಬಂದಿ ಸುರಕ್ಷಿತವಾಗಿ ಹಿಂದಿರುಗಿಸಿದ್ದಾರೆ. ₹6.31 ಲಕ್ಷ ಮೌಲ್ಯದ ಚಿನ್ನದ ಆಭರಣಗಳು ಮತ್ತು ಮೊಬೈಲ್ ಬ್ಯಾಗ್‌ನಲ್ಲಿತ್ತು.

ಹೆಬ್ಬಾಳದ ಎಸ್ಟೀಮ್ ಮಾಲ್ ಬಸ್ ನಿಲ್ದಾಣದ ಬಳಿ ವಿದ್ಯಾರಣ್ಯಪುರದ ಎಂ. ರಾಜೇಶ್ವರಿ ಎಂಬುವವರು ಬ್ಯಾಗ್ ಬಿಟ್ಟು ಹೋಗಿದ್ದರು. ಬ್ಯಾಗ್ ಬಸ್‌ನಲ್ಲೇ ಉಳಿದಿರುವುದು ಅವರು ಮನೆಗೆ ಹೋದ ಬಳಿಕ ತಿಳಿದಿತ್ತು. ಅವರು ಮೊಬೈಲ್‌ಗೆ ಬೇರೆ ಸಂಖ್ಯೆಯಿಂದ ಕರೆ ಮಾಡಿದ್ದರು.

ಕರೆ ಸ್ವೀಕರಿಸಿದ ನಿಲ್ದಾಣ ನಿಯಂತ್ರಕರಾದ ಪ್ರಕಾಶ್ ಮತ್ತು ಶಮಿಸಾಬ್ ಅವರು ಬ್ಯಾಗ್ ಸಿಕ್ಕಿರುವುದನ್ನು ಖಚಿತಪಡಿಸಿದ್ದರು. ಮರಳಿ ಬಂದ ರಾಜೇಶ್ವರಿ ಅವರಿಗೆ ಪೊಲೀಸರ ಸಮ್ಮುಖದಲ್ಲಿ ವಸ್ತುಗಳನ್ನು ಹಿಂದಿರುಗಿಸಿದ್ದಾರೆ. ಬ್ಯಾಗ್‌ನಲ್ಲಿ ₹3 ಲಕ್ಷ ಮೌಲ್ಯದ 4 ಚಿನ್ನದ ಉಂಗುರಗಳು, ತಲಾ ₹1 ಲಕ್ಷ ಮೌಲ್ಯದ ಎರಡು ಚಿನ್ನದ ಸರಗಳು, ₹2 ಲಕ್ಷ ಮೌಲ್ಯದ ಮಾಂಗಲ್ಯ ಸರ, ಮೊಬೈಲ್ ಮತ್ತು ಇತರ ವಸ್ತುಗಳಿದ್ದವು.



ಬ್ಯಾಗ್‌ನಲ್ಲಿದ್ದ ಆಭರಣಗಳನ್ನು ಪ್ರದರ್ಶಿಸಿದ ಬಿಎಂಟಿಸಿ ಸಿಬ್ಬಂದಿ

ಸಂಕ್ಷಿಪ್ತ ಸುದ್ದಿ

ವಿಧಾನಸೌಧ ಎದುರು ಅಪಘಾತ: ಕಾರು ಜಖಂ

ಬೆಂಗಳೂರು: ವಿಧಾನಸೌಧ ಎದುರಿನ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಏರ್‌ಬ್ಯಾಗ್ ತೆರೆದುಕೊಂಡಿದ್ದರಿಂದ ಚಾಲಕ ಅಪಾಯದಿಂದ ಪಾರಾಗಿದ್ದಾರೆ.

‘ಸೋಮವಾರ ಅಪಘಾತ ಸಂಭವಿಸಿದ್ದು, ಕಾರಿನ ಮುಂಭಾಗ ಜಖಂಗೊಂಡಿದೆ’ ಎಂದು ಕಬ್ಬನ್ ಪಾರ್ಕ್ ಸಂಚಾರ ಪೊಲೀಸರು ಹೇಳಿದರು. ‘ಹುಂಡೈ ಐ–10 ಕಾರು ಚಲಾಯಿಸಿಕೊಂಡು ಚಾಲಕ ಹೊರಟಿದ್ದ. ವಿಧಾನಸೌಧ ಎದುರಿನ ರಸ್ತೆಯಲ್ಲಿ ಚಾಲಕನಿಗೆ ತಲೆ ಸುತ್ತು ಬಂದಿತ್ತು. ಚಾಲನೆ ಮೇಲೆ ನಿಯಂತ್ರಣ ತಪ್ಪಿದ್ದರಿಂದ ಕಾರು, ರಸ್ತೆ ವಿಭಜಕಕ್ಕೆ ಗುದ್ದಿತ್ತು. ಅದರ ರಭಸಕ್ಕೆ ಚಾಲಕನಿಗೆ ಗಂಭೀರ ಪೆಟ್ಟು ಬೀಳಬೇಕಿತ್ತು. ಆದರೆ, ಏರ್‌ಬ್ಯಾಗ್‌ನಿಂದ ಯಾವುದೇ ತೊಂದರೆ ಆಗಿಲ್ಲ’ ಎಂದೂ ತಿಳಿಸಿದರು.

ಜಕ್ಕೂರು: ರಸ್ತೆ ಕುಸಿತ

ಬೆಂಗಳೂರು: ಜಕ್ಕೂರು ಫ್ಲೈಯಿಂಗ್ ಕ್ಲಬ್ ಸಮೀಪದ ರಸ್ತೆ ಭಾರಿ ಮಳೆಯಿಂದಾಗಿ ಕುಸಿದಿದೆ.

ಭಾನುವಾರ ಸುರಿದ ಭಾರಿ ಮಳೆಯಿಂದ ಈ ರಸ್ತೆ ಜಲಾವೃತಗೊಂಡಿತ್ತು. ಸುಮಾರು 2 ಅಡಿಗಳಷ್ಟು ಕುಸಿದಿರುವ ಈ ರಸ್ತೆಯನ್ನು ಕಾಂಕ್ರೀಟ್ ವೆಟ್‌ಮಿಕ್ಸ್ ಭರ್ತಿ ಮಾಡುವ ಮೂಲಕ ದುರಸ್ತಿಪಡಿಸಲಾಗಿದೆ. ಈ ಮಾರ್ಗವನ್ನು ಬಳಸದಂತೆ ಮುನ್ನೆಚ್ಚರಿಕೆ ಫಲಕವನ್ನು ಅಳವಡಿಸಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದರು. ಕೊಡಿಗೆಹಳ್ಳಿ ರೈಲ್ವೆ ಕೆಳಸೇತುವೆಯಲ್ಲಿ ಮಳೆ ನೀರು ನಿಂತು ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು. ನೀರನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಮತ್ತೆ ಅನುವು ಮಾಡಿಕೊಡಲಾಗಿದೆ ಎಂದೂ ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದರು.



ಜಕ್ಕೂರು ಫ್ಲೈಯಿಂಗ್ ಕ್ಲಬ್ ಬಳಿ ರಸ್ತೆ ಕುಸಿದಿರುವುದು

ಅಪಘಾತ: ಮೃತರ ಕುಟುಂಬಕ್ಕೆ ₹15 ಲಕ್ಷ ಪರಿಹಾರಕ್ಕೆ ಆಗ್ರಹ

ಬೆಂಗಳೂರು: ‘ಮದ್ದೂರು-ಮಳವಳ್ಳಿ ರಾಷ್ಟ್ರೀಯ ಹೆದ್ದಾರಿಯ ನೆಲಮಾಕನಹಳ್ಳಿ ಗೇಟ್ ಬಳಿ ನಡೆದ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟ ಐವರ ಕುಟುಂಬಗಳಿಗೆ ಸರ್ಕಾರ ತಲಾ ₹15 ಲಕ್ಷ ಪರಿಹಾರ ನೀಡಬೇಕು’ ಎಂದು ಅಖಿಲ ಕರ್ನಾಟಕ ಕುಳುವ (ಕೊರಮ) ಮಹಾ ಸಂಘ ಆಗ್ರಹಿಸಿದೆ.

ಸಂಘದ ಅಧ್ಯಕ್ಷ ಆನಂದಪ್ಪ, ‘ಮಂಡ್ಯ ಜಿಲ್ಲೆಯ ಬಂಡೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿದ್ದ ಮುತ್ತಮ್ಮ ಅವರು ಕುಟುಂಬದೊಂದಿಗೆ ಆಟೊದಲ್ಲಿ ದೇವಸ್ಥಾನಕ್ಕೆ ಹೋಗಿ ಬರುವ ಸಂದರ್ಭದಲ್ಲಿ ಅಪಘಾತ ಸಂಭವಿಸಿ ಐದೂ ಮಂದಿ ಮೃತಪಟ್ಟಿದ್ದಾರೆ. ಪರಿಶಿಷ್ಟ ಜಾತಿ ಅಲೆಮಾರಿ ಕೊರಮ (ಕುಳುವ) ಸಮಾಜದವರಾದ ಮೃತರಿಗೆ ಸರ್ಕಾರ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿದ್ದಾರೆ.

ಮುರುಡೇಶ್ವರ ಶಿವನ ವಿಗ್ರಹದ ಚಿತ್ರ ವಿರೂಪ: ಕ್ರಮಕ್ಕೆ ಆಗ್ರಹ

ಕಾರವಾರ: ಭಟ್ಕಳ ತಾಲ್ಲೂಕಿನ ಮುರುಡೇಶ್ವರ ಶಿವನ ವಿಗ್ರಹದ ಶಿರವನ್ನು ಕತ್ತರಿಸಿದಂತೆ ಎಡಿಟ್ ಮಾಡಲಾದ ಫೋಟೊವನ್ನು ಉಗ್ರ ಸಂಘಟನೆ ‘ಐಸಿಸ್’ನ ಪತ್ರಿಕೆಯಲ್ಲಿ ಪ್ರಕಟಿಸಲಾಗಿದೆ. ಈ ಬಗ್ಗೆ ಕರ್ನಾಟಕ ಮತ್ತು ಕೇಂದ್ರ ಸರ್ಕಾರಗಳು ಸುರಕ್ಷಾ ಕ್ರಮ ಕೈಗೊಳ್ಳಬೇಕು ಎಂಬ ಫೇಸ್‌ಬುಕ್ ಹಾಗೂ ಟ್ವಿಟರ್‌ನ ಬರಹವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಅಂಶುಲ್ ಸಕ್ಸೇನಾ ಎಂಬುವವರು ಇದನ್ನು ತಮ್ಮ ಖಾತೆಗಳಲ್ಲಿ ಪೋಸ್ಟ್ ಮಾಡಿ ಸರ್ಕಾರಗಳ ಗಮನ ಸೆಳೆಯಲು ಯತ್ನಿಸಿದ್ದಾರೆ. ‘ಐಸಿಸ್’ ಮುಖವಾಣಿ ಪತ್ರಿಕೆ ‘ದಿ ವಾಯ್ಸ್ ಆಫ್ ಹಿಂದ್’ನಲ್ಲಿ ಮುರುಡೇಶ್ವರದ ಶಿವನ ವಿಗ್ರಹವನ್ನು ಪ್ರಕಟಿಸಲಾಗಿದೆ. ಅದರ ಮೇಲೆ ‘ಇದು ನಕಲಿ ದೇವರನ್ನು ಒಡೆಯುವ ಸಮಯ’ ಎಂಬ ವಾಕ್ಯವನ್ನು ಬರೆಯಲಾಗಿದೆ.

ಈ ಕುರಿತು ಕೂಡಲೇ ಸುರಕ್ಷಾ ಕ್ರಮ ಕೈಗೊಳ್ಳಬೇಕು ಎಂದು ಅವರು ತಮ್ಮ ಪೋಸ್ಟ್‌ನಲ್ಲಿ ಆಗ್ರಹಿಸಿದ್ದಾರೆ. ಈ ಬಗ್ಗೆ ಪೊಲೀಸ್ ಇಲಾಖೆಯಿಂದ ತಕ್ಷಣದ ಪ್ರತಿಕ್ರಿಯೆ ಲಭ್ಯವಾಗಿಲ್ಲ.

ಉಕ್ಕಿ ಹರಿಯುತ್ತಿರುವ ಹಳ್ಳಕೊಳ್ಳಗಳು ● ಕೃಷಿ ಜಮೀನಿಗೆ ನುಗ್ಗಿದ ನೀರು ● ಕೊಳೆಯುತ್ತಿರುವ ಬೆಳೆಗಳು

ಅಕಾಲಿಕ ಮಳೆ: ಅಪಾರ ಪ್ರಮಾಣದ ನಷ್ಟ

ಪ್ರಜಾವಾಣಿ ವಾರ್ತೆ

ಬೆಂಗಳೂರು: ರಾಜ್ಯದಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ವಿವಿಧೆಡೆ ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿದ್ದು, ಲಕ್ಷಾಂತರ ಹೆಕ್ಟೇರ್ ಕೃಷಿ ಜಮೀನಿಗೆ ನೀರು ನುಗ್ಗಿದೆ. ಭತ್ತ, ರಾಗಿ, ಮೆಕ್ಕೆಜೋಳ, ತರಕಾರಿ ಬೆಳೆಗಳು ನಿಂತ ನೀರಿನಲ್ಲಿ ಕೊಳೆಯುತ್ತಿವೆ. ಅಪಾರ ಸಂಖ್ಯೆಯಲ್ಲಿ ಮನೆಗಳು ಕುಸಿದಿವೆ. ಹಾನಿಯ ನಿಖರ ಚಿತ್ರಣ ಇನ್ನೂ ಲಭ್ಯವಾಗಿಲ್ಲ.

ಪ್ರಾಥಮಿಕ ಅಂದಾಜಿನ ಪ್ರಕಾರ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರ ಈ ಐದೂ ಜಿಲ್ಲೆಗಳ ವ್ಯಾಪ್ತಿಯಲ್ಲಿ 2.57 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ರಾಗಿ, ಜೋಳ ಸೇರಿದಂತೆ ತೋಟಗಾರಿಕೆ ಬೆಳೆ ಹಾನಿಗೀಡಾಗಿವೆ. ಇದರಿಂದ ₹ 484.18 ಕೋಟಿಯ ನಷ್ಟ ಅಂದಾಜಿಸಲಾಗಿದೆ. 1,595 ಮನೆಗಳು ಹಾನಿಗೀಡಾಗಿದ್ದು, 12 ಜನರು ಮೃತಪಟ್ಟಿದ್ದಾರೆ. ರಾಮನಗರ ಜಿಲ್ಲೆಯೊಂದರಲ್ಲಿ 40,419 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ರಾಗಿ ನೆಲ ಕಚ್ಚಿದೆ.

ಮೈಸೂರು ಭಾಗದ ನಾಲ್ಕು ಜಿಲ್ಲೆಗಳಲ್ಲಿ ಈವರೆಗೆ 2,404 ಮನೆಗಳಿಗೆ ಹಾನಿಯಾಗಿದೆ. ಮೈಸೂರು ಜಿಲ್ಲೆಯಲ್ಲಿ 1,994 ಮನೆಗಳಿಗೆ ಹಾನಿಯಾಗಿದ್ದು, ಈ ಪೈಕಿ 40 ಸಂಪೂರ್ಣ ಕುಸಿದಿದೆ. ಹಾಸನದಲ್ಲಿ 59 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಎರಡು ಮನೆ ಕುಸಿದಿದೆ. ಚಾಮರಾಜನಗರ ಜಿಲ್ಲೆಯಲ್ಲಿ 349 ಮನೆಗಳಿಗೆ ಭಾಗಶಃ ಹಾನಿಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏಪ್ರಿಲ್ 1ರಿಂದ ಈವರೆಗೆ ಐವರು ಮೃತಪಟ್ಟಿದ್ದು, 131 ಮನೆಗಳು ಪೂರ್ಣ ಹಾನಿಯಾಗಿದ್ದು, 706 ಮನೆಗಳಿಗೆ ಭಾಗಶಃ ಹಾನಿಯಾಗಿದೆ. 74,938 ಹೆಕ್ಟೇರ್ ಕೃಷಿ ಹಾಗೂ 283 ಹೆಕ್ಟೇರ್ ತೋಟಗಾರಿಕೆ ಬೆಳೆಗೆ ಹಾನಿಯಾಗಿದೆ. 224 ಕಿ.ಮೀ. ರಸ್ತೆಗೆ ಹಾನಿಯಾಗಿದೆ.

ಉಡುಪಿ ಜಿಲ್ಲೆಯಲ್ಲಿ 112 ಹೆಕ್ಟೇರ್ ಭತ್ತದ ಬೆಳೆ ನಾಶವಾದರೆ, 121.66 ಹೆಕ್ಟೇರ್ ಪ್ರದೇಶದ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ನಾಲ್ವರು ಮೃತಪಟ್ಟಿದ್ದು, ಜುಲೈನಿಂದ ನ. 21ರವರೆಗೆ 572 ಮನೆಗಳಿಗೆ ಹಾನಿಯಾಗಿದೆ. 18,994 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. 12,503 ಹೆಕ್ಟೇರ್ ಪ್ರದೇಶದಲ್ಲಿ ವಿವಿಧ ಬೆಳೆಗಳು ಹಾಗೂ 6,491 ಹೆಕ್ಟೇರ್ ತೋಟಗಾರಿಕೆ ಬೆಳೆಗಳು ಹಾನಿಗೀಡಾಗಿವೆ.

ಧಾರವಾಡ, ಹಾವೇರಿ, ಗದಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವು ಮನೆಗಳು ಬಿದ್ದಿವೆ. ನ. 19ರಂದು ಮಾತ್ರ ಹಾವೇರಿ ಜಿಲ್ಲೆಯಲ್ಲಿ 567, ಗದಗ ಜಿಲ್ಲೆಯಲ್ಲಿ 388 ಮನೆಗಳಿಗೆ ಹಾನಿಯಾಗಿದೆ. ಧಾರವಾಡ ಜಿಲ್ಲೆಯಲ್ಲಿ 22 ಮನೆ ಸಂಪೂರ್ಣ ಹಾಗೂ 188 ಮನೆ ಭಾಗಶಃ ಹಾಳಾಗಿವೆ.

ಬೆಳಗಾವಿ ಜಿಲ್ಲೆಯಲ್ಲಿ ಪ್ರಾಥಮಿಕ ಮಾಹಿತಿ ಪ್ರಕಾರ 32 ಮನೆಗಳು ಕುಸಿದಿವೆ. 239 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಇಬ್ಬರು ಸಾವಿಗೀಡಾಗಿದ್ದಾರೆ. ಒಂದು ವಾರದಲ್ಲಿ ವಾಡಿಕೆಗಿಂತ ಶೇ 230ರಷ್ಟು ಹೆಚ್ಚು ಮಳೆಯಾಗಿದೆ. ಬೆಳಗಾವಿ ಹಾಗೂ ಖಾನಾಪುರ ತಾಲ್ಲೂಕಿನಲ್ಲಿ 5,367 ಹೆಕ್ಟೇರ್ ಭತ್ತ ಹಾಗೂ 500 ಹೆಕ್ಟೇರ್ ದ್ರಾಕ್ಷಿ ಬೆಳೆಗೆ ಹಾನಿಯಾಗಿದೆ.

ಬಾಗಲಕೋಟೆ ಜಿಲ್ಲೆಯಲ್ಲಿ 42 ಮನೆಗಳು ಕುಸಿದಿವೆ. ವಿಜಯಪುರ ಜಿಲ್ಲೆಯಲ್ಲಿಯೂ ದ್ರಾಕ್ಷಿ ಬೆಳೆಗೆ ತೊಂದರೆಯಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ ಮೂರು ಮಂದಿ ಮೃತಪಟ್ಟಿದ್ದು, ಸುಮಾರು 3,500 ಹೆಕ್ಟೇರ್ ಕೃಷಿ ಬೆಳೆ ಹಾಳಾಗಿದೆ. ಅದರಲ್ಲಿ ಶೇ 90ರಷ್ಟು ಭತ್ತವೇ ಇದೆ.

ಜಿಲ್ಲೆಯಲ್ಲಿ 53 ಮನೆಗಳು ಪೂರ್ಣ ಹಾನಿಗೊಳಗಾಗಿದೆ. 263 ಮನೆಗಳಿಗೆ ಭಾಗಶಃ ಹಾನಿಯಾಗಿವೆ. ಭತ್ತ, ಮೆಕ್ಕೆಜೋಳ, ಶೇಂಗಾ, ಟೊಮೆಟೊ ಬೆಳೆಗಳು ಹೆಚ್ಚಿನ ಪ್ರಮಾಣದಲ್ಲಿ ನಾಶವಾಗಿವೆ. ಸದ್ಯ 3,500 ಹೆಕ್ಟೇರ್ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.

ಚಿತ್ರದುರ್ಗ ಜಿಲ್ಲೆಯಲ್ಲಿ 33,800 ಹೆಕ್ಟೇರ್ ಶೇಂಗಾ, 10,424 ಹೆಕ್ಟೇರ್ ರಾಗಿ, 10,699 ಹೆಕ್ಟೇರ್ ಮೆಕ್ಕೆಜೋಳ ಸೇರಿ ಒಟ್ಟು 66,387 ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿವೆ. ಹಣ್ಣು, ಹೂವು ಸೇರಿ 249 ಹೆಕ್ಟೇರ್ ತೋಟಗಾರಿಕೆ ಬೆಳೆಯೂ ನಾಶವಾಗಿದೆ. ಜಿಲ್ಲೆಯಲ್ಲಿ 567 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಒಂದು ವಾರದ ಅವಧಿಯಲ್ಲಿ ಮನೆಯ ಗೋಡೆ ಕುಸಿದು ಆರು ಮಂದಿ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ 270 ಹೆಕ್ಟೇರ್ ಭತ್ತ, 78 ಹೆಕ್ಟೇರ್ ಮೆಕ್ಕೆಜೋಳ ಸೇರಿ ಒಟ್ಟು 348 ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ. ಮಳೆಯಿಂದಾಗಿ 32 ಮನೆಗಳಿಗೆ ಹಾನಿಯಾಗಿದೆ.



ರಾಯಚೂರು ಜಿಲ್ಲೆಯ ಶಿರವಾರ ತಾಲ್ಲೂಕಿನ ಕವಿತಾಳದಲ್ಲಿ ಅಕಾಲಿಕ ಮಳೆಯಿಂದ ಭತ್ತದ ಬೆಳೆ ಹಾನಿಯಾಗಿದ್ದು, ಸೋಮವಾರ ಶಾಸಕ ಆರ್. ಬಸನಗೌಡ ತುರ್ವಿಹಾಳ್ ಪರಿಶೀಲಿಸಿದರು —ಪ್ರಜಾವಾಣಿ ಚಿತ್ರ

ಬೆಳೆ ಹಾನಿ: ಇಬ್ಬರು ಆತ್ಮಹತ್ಯೆ

ಒಂದು ವಾರದಿಂದ ಸುರಿದ ಮಳೆಯಿಂದ ರಾಯಚೂರು ಜಿಲ್ಲೆಯಲ್ಲಿ ಅಂದಾಜು 40,534 ಹೆಕ್ಟೇರ್ ಬೆಳೆ ಹಾನಿಯಾಗಿದೆ. ನಾಲ್ಕು ಎಕರೆ ಭತ್ತದ ಬೆಳೆ ಹಾನಿಯಾಗಿದ್ದರಿಂದ ಲಿಂಗಸಗೂರು ತಾಲ್ಲೂಕು ಭೋಗಾಪುರ ಗ್ರಾಮದ ವೀರನಗೌಡ (50) ಭಾನುವಾರ ರಾತ್ರಿ ಜಮೀನಿನಲ್ಲಿಯ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂರು ಎಕರೆಯಲ್ಲಿ ತೊಗರಿ ಬೆಳೆ ಹಾನಿಯಾಗಿದ್ದರಿಂದ ತುರಡಗಿ ಗ್ರಾಮದ ರೈತ ಸಿದ್ದಪ್ಪ (50) ಸೋಮವಾರ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ 18,825 ಹೆಕ್ಟೇರ್, ಯಾದಗಿರಿ ಜಿಲ್ಲೆಯಲ್ಲಿ 1,342 ಹೆಕ್ಟೇರ್ ಭತ್ತದ ಬೆಳೆ ಹಾನಿಯಾಗಿದೆ.

ಜಕ್ಕೂರಿನಲ್ಲಿ ದಾಖಲೆ ಮಳೆ


ರಾಜ್ಯದ ಬಹುತೇಕ ಕಡೆ ಭಾನುವಾರ (ನ.21) ರಾತ್ರಿ 8 ಗಂಟೆಯಿಂದ ಸೋಮವಾರ (ನ. 22) ಬೆಳಿಗ್ಗೆ 8 ಗಂಟೆವರೆಗೆ ಭಾರಿ ಮಳೆ ಬಿದ್ದಿದೆ. ಮಳೆ ಮಾಪನ ಕೇಂದ್ರಗಳ ಪೈಕಿ, ಯಲಹಂಕದ ಜಕ್ಕೂರಿನಲ್ಲಿರುವ ಮಾಪನ ಕೇಂದ್ರದಲ್ಲಿ ಅತ್ಯಧಿಕ ಮಳೆ (15.30 ಸೆಂ.ಮೀ) ದಾಖಲಾಗಿದೆ. ನಗರದ ಉತ್ತರ ಭಾಗದಲ್ಲಿ ಸುರಿದ ಬಿರುಸಿನ ಮಳೆಗೆ ಯಲಹಂಕ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಪ್ರವಾಹದ ಪರಿಸ್ಥಿತಿಯಲ್ಲಿ ಮುಳುಗಿದ್ದವು.

ಜಲಾಶಯದ ನೀರಿನ ಮಟ್ಟ (ಸಮುದ್ರ ಮಟ್ಟದಿಂದ)

ಜಲಾಶಯ	ಗರಿಷ್ಠ ಮಟ್ಟ (ಅಡಿಗಳಲ್ಲಿ)	ಇಂದಿನ ಮಟ್ಟ	ಒಳಹರಿವು (ಕ್ಯುಸೆಕ್‌ಗಳಲ್ಲಿ)	ಹೊರಹರಿವು (ಕ್ಯುಸೆಕ್‌ಗಳಲ್ಲಿ)
ಕೆಆರ್‌ಎಸ್*	124.80	124.80	4,292	4,067
ಹಾರಂಗಿ	2,859	2,857.62	619	1,057
ಕಬಿನಿ	2,284	2,283.96	3,200	1,200
ಹೇಮಾವತಿ	2,922	2,911.15	3,937	240
ಲಿಂಗನಮಕ್ಕಿ	1,819	1,813.40	4,259	-
ಸೂಪಾ (ಮೀ)	564	555.20	1,104	3,277
ಮಾಣಿ	594.36	586.64	394	-
ತುಂಗಭದ್ರಾ	1,633	1,632.84	80,577	83,515
ಮಲಪ್ರಭಾ	2,079.50	2,077	869	869
ಘಟಪ್ರಭಾ	2,175	2,165.63	-	922
ಭದ್ರಾ	186	185.80	1,415	211
ಆಲಮಟ್ಟಿ (ಮೀ)	519.6	518.34	6,800	1,580
ನಾರಾಯಣಪುರ (ಮೀ)	492.25	491.81	6,166	420

* ನೆಲಮಟ್ಟದಿಂದ

ರಾಜ್ಯದಲ್ಲಿ ನವೆಂಬರ್‌ನಲ್ಲಿ ದಾಖಲಾದ ಮಳೆ ವಿವರ (ಸೆ.ಮೀ.ಗಳಲ್ಲಿ)



‘ಶಾಶ್ವತ ಪರಿಹಾರಕ್ಕೆ ಕ್ರಿಯಾಯೋಜನೆ’

ಪ್ರಜಾವಾಣಿ ವಾರ್ತೆ

ಕೋಲಾರ: ‘ಮಳೆಯಿಂದ ಹಾಳಾಗಿರುವ ರಸ್ತೆಗಳು ಮತ್ತು ಸೇತುವೆಗಳ ದುರಸ್ತಿಗೆ ಲೋಕೋಪಯೋಗಿ ಇಲಾಖೆಗೆ ಭಾನುವಾರ ₹ 500 ಕೋಟಿ ಬಿಡುಗಡೆ ಮಾಡಲಾಗಿದೆ. ಶಾಶ್ವತ ಪರಿಹಾರಕ್ಕೆ ಕ್ರಿಯಾಯೋಜನೆ ರೂಪಿಸಲು ಸೂಚಿಸಲಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಜಿಲ್ಲೆಯ ನರಸಾಪುರ, ಚೌಡದೇನಹಳ್ಳಿ, ಚಿಕ್ಕವಲ್ಲಭಿ, ವೇಮಗಲ್, ಮುದುವಾಡಿ ಗ್ರಾಮದಲ್ಲಿ ಮಳೆಯಿಂದ ಆಗಿರುವ ಬೆಳೆ ನಷ್ಟದ ಬಗ್ಗೆ ಸೋಮವಾರ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಮಳೆಯಿಂದ ಪೂರ್ಣ ಪ್ರಮಾಣದಲ್ಲಿ ಕುಸಿದಿರುವ ಮನೆಗಳಿಗೆ ಎನ್‌ಡಿಆರ್‌ಎಫ್ ನಿಧಿಯಲ್ಲಿ ಕೂಡಲೇ ಮೊದಲ ಹಂತದಲ್ಲಿ ₹ 1 ಲಕ್ಷ ಪರಿಹಾರ ನೀಡಲಾಗುತ್ತದೆ. ಬಳಿಕ 2 ಹಂತದಲ್ಲಿ ₹ 5 ಲಕ್ಷ ನೀಡಲಾಗುವುದು. ಇದಕ್ಕಾಗಿ ಜಿಲ್ಲಾಧಿಕಾರಿಗಳ ಖಾತೆಯಲ್ಲಿ ₹ 685 ಕೋಟಿ ಇರಿಸಲಾಗಿದೆ’ ಎಂದು ಹೇಳಿದರು.

‘ವಿಧಾನ ಪರಿಷತ್ ಚುನಾವಣೆ ನೀತಿಸಂಹಿತೆ ಜಾರಿಯಲ್ಲಿದ್ದು, ಮುಖ್ಯಮಂತ್ರಿಗಳು ಹಾಗೂ ಇಲಾಖಾ ಸಚಿವರು ಮಳೆ ಅನಾಹುತದ ಸ್ಥಳಗಳಲ್ಲಿ ಪ್ರವಾಸ ಮಾಡಬಹುದೆಂದು ಚುನಾವಣಾ ಆಯೋಗ ತಿಳಿಸಿದೆ. ಆದರೆ, ಜಿಲ್ಲಾ ಉಸ್ತುವಾರಿ ಸಚಿವರಿಗೆ ಅವಕಾಶವಿಲ್ಲ. ಹೀಗಾಗಿ ದೊಡ್ಡ ಪ್ರಮಾಣದಲ್ಲಿ ಹಾನಿಯಾಗಿರುವ ಕಡೆಗೆ ನಾನೇ ಹೋಗಿ ಪರಿಶೀಲನೆ ಮಾಡುತ್ತಿದ್ದೇನೆ’ ಎಂದು ಮಾಹಿತಿ ನೀಡಿದರು.

‘ಪಕ್ಷದ ಜನ ಸ್ವರಾಜ್ಯ ಕಾರ್ಯಕ್ರಮ ಮೊದಲೇ ನಿಗದಿಯಾಗಿತ್ತು. ಹೀಗಾಗಿ ಕಾರ್ಯಕ್ರಮ ಮಾಡುತ್ತಿದ್ದೇವೆ. ಮಳೆ ಅನಾಹುತದ ಬಗ್ಗೆ ಹೆಚ್ಚಿನ ಗಮನಹರಿಸಿ ಜನರ ಕಷ್ಟಕ್ಕೆ ಸ್ಪಂದಿಸುತ್ತಿದ್ದೇವೆ. ಜನ ಸ್ವರಾಜ್ಯ ಕಾರ್ಯಕ್ರಮಕ್ಕೂ ಮಳೆ ಅನಾಹುತಕ್ಕೂ ಸಂಬಂಧ ಕಲ್ಪಿಸುವುದು ಸರಿಯಲ್ಲ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದರು.



ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೋಲಾರ ತಾಲ್ಲೂಕಿನ ಚೌಡದೇನಹಳ್ಳಿಯಲ್ಲಿ ಮಳೆಯಿಂದ ಆಗಿರುವ ಬೆಳೆ ನಷ್ಟದ ಬಗ್ಗೆ ಸೋಮವಾರ ಪರಿಶೀಲನೆ ನಡೆಸಿದರು. ಸಚಿವ ಮುನಿರತ್ನ ಮತ್ತು ಸಂಸದ ಮುನಿಸ್ವಾಮಿ ಜೊತೆಗಿದ್ದರು —ಪ್ರಜಾವಾಣಿ ಚಿತ್ರ

ಮಹಾಮಳೆ: ನಲುಗಿದ ನಾಡು

ಒಂದನೇ ಪುಟದಿಂದ

‘ವಾಯುಭಾರ ಕುಸಿತ ಮತ್ತು ಹವಾಮಾನ ವೈಪರೀತ್ಯದಿಂದಾಗಿ ವಾತಾವರಣದಲ್ಲಿ ಏರುಪೇರುಗಳಾಗುತ್ತಿವೆ. ಇದರಿಂದ, ಮಳೆ ಸುರಿಯುವ ಸಮಯದಲ್ಲೂ ವ್ಯತ್ಯಾಸಗಳಾಗುತ್ತಿವೆ. ಮಳೆಗಾಲದ ಅವಧಿ ಮುಂದಕ್ಕೆ ಹೋಗುತ್ತಿದೆ. ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಸುರಿಯಬೇಕಾದಷ್ಟು ಮಳೆ ಅಕ್ಟೋಬರ್ ಮತ್ತು ನವೆಂಬರ್ ತಿಂಗಳುಗಳಲ್ಲಿ ಆಗುತ್ತಿದೆ. ಬಯಲುಸೀಮೆ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಆಗುತ್ತಿದೆ. ಹವಾಮಾನ ಬದಲಾವಣೆಯಿಂದ ಬೇಸಿಗೆಯಲ್ಲಿ ಹೆಚ್ಚು ಬಿಸಿಲು, ಚಳಿಗಾಲದಲ್ಲಿ ಹೆಚ್ಚು ಚಳಿ, ಮಳೆಗಾಲದಲ್ಲಿ ಹೆಚ್ಚು ಮಳೆಯಾಗುತ್ತಿದೆ’ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕೃಷಿ ಹವಾಮಾನ ತಜ್ಞ ಡಾ. ಶ್ರೀನಿವಾಸಪ್ಪ ಅಭಿಪ್ರಾಯಪಟ್ಟಿದ್ದಾರೆ.

ಕೋವಿಡ್: ಸಕ್ರಿಯ ಪ್ರಕರಣ 6867ಕ್ಕೆ ಇಳಿಕೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿದ್ದು, ಸಕ್ರಿಯ ಪ್ರಕರಣಗಳು 6,867ಕ್ಕೆ ಇಳಿದಿವೆ.

ಒಂದು ದಿನದಲ್ಲಿ 178 ಮಂದಿಗೆ ಸೋಂಕು ತಗುಲಿದ್ದು, ಸೋಂಕಿತರ ಒಟ್ಟು ಸಂಖ್ಯೆ 29.93 ಲಕ್ಷಕ್ಕೆ ಹೆಚ್ಚಿದೆ. ಸೋಂಕು ದೃಢ ಪ್ರಮಾಣವು ಶೇ 0.31ರಷ್ಟಿದೆ.

ಬೆಂಗಳೂರು ಮತ್ತು ಧಾರವಾಡದಲ್ಲಿ ಸೋಮವಾರ ತಲಾ ಒಬ್ಬರು ಮೃತಪಟ್ಟಿದ್ದಾರೆ. ಈವರೆಗೆ 38,177 ಜನ ಸಾವಿಗೀಡಾದಂತಾಗಿದೆ. ಮರಣ ಪ್ರಮಾಣ ದರವು ಶೇ 1.12 ರಷ್ಟು ವರದಿಯಾಗಿದೆ. ಹಿಂದಿನ 24 ಗಂಟೆಗಳಲ್ಲಿ 373 ಮಂದಿಗೆ ಕಾಯಿಲೆ ವಾಸಿಯಾಗಿದೆ. ಈವರೆಗೆ 29.48 ಲಕ್ಷ ಮಂದಿ ಚೇತರಿಸಿಕೊಂಡಂತಾಗಿದೆ.

ಬೆಂಗಳೂರಿನಲ್ಲಿ 112 ಮಂದಿಗೆ ಸೋಂಕು ತಗುಲಿರುವುದು ಖಾತರಿಯಾಗಿದೆ. ದಕ್ಷಿಣ ಕನ್ನಡ (16) ಮತ್ತು ಮೈಸೂರಿನಲ್ಲಿ (14) ಇದು ಎರಡಂಕಿಯಷ್ಟಿದೆ. ಬಾಗಲಕೋಟೆ, ಬೀದರ್, ಚಿಕ್ಕಬಳ್ಳಾಪುರ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಸೋಂಕು ಪ್ರಕರಣಗಳು ವರದಿಯಾಗಿಲ್ಲ. 15 ಜಿಲ್ಲೆಗಳಲ್ಲಿ ಇದು ಒಂದಂಕಿಯಷ್ಟಿದೆ.

ಕೋವಿಡ್ ಪರೀಕ್ಷೆಗಳು ಮತ್ತಷ್ಟು ಇಳಿಕೆಯಾಗಿವೆ. ಒಂದು ದಿನದಲ್ಲಿ 55,699 ಮಾದರಿಗಳನ್ನಷ್ಟೇ ಪರೀಕ್ಷಿಸಲಾಗಿದೆ.

ಏಕರೂಪದ ನಾಗರಿಕ ಸಂಹಿತೆ ಬೇಡ: ಮುಸ್ಲಿಂ ಮಂಡಳಿ ಮನವಿ

ಪ್ರಜಾವಾಣಿ ವಾರ್ತೆ

ಲಖನೌ: ಏಕರೂಪ ನಾಗರಿಕ ಸಂಹಿತೆಗೆ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‌ಬಿ) ತೀವ್ರ ವಿರೋಧ ವ್ಯಕ್ತಪಡಿಸಿದೆ. ‘ಏಕರೂಪದ ನಾಗರಿಕ ಸಂಹಿತೆಯನ್ನು ಮುಸಲ್ಮಾನರು ಎಂದಿಗೂ ಒಪ್ಪುವುದಿಲ್ಲ’ ಎಂದೂ ಸ್ಪಷ್ಟಪಡಿಸಿದೆ.

ಅಂತರ ಧರ್ಮೀಯ ಮದುವೆ, ಧಾರ್ಮಿಕ ಮತಾಂತರ ಬೆಳವಣಿಗೆಯನ್ನು ಮಂಡಳಿ ವಿರೋಧಿಸಿದೆ. ಅಲ್ಲದೆ, ದೇಶದಲ್ಲಿ ಮಹಿಳೆಯರ ಸುರಕ್ಷತೆಗಾಗಿ ಪರಿಣಾಮಕಾರಿಯಾದ ಕಾಯ್ದೆಯನ್ನು ರೂಪಿಸಬೇಕು ಎಂದೂ ಕೇಂದ್ರ ಸರ್ಕಾರಕ್ಕೆ ಆಗ್ರಹಪಡಿಸಿದೆ.

ಕಾನ್ಪುರದಲ್ಲಿ ನಡೆದ ಮಂಡಳಿಯ ಕಾರ್ಯಕಾರಿಣಿ ಸಮಿತಿ ಸಭೆಯು ಈ ಸಂಬಂಧ ನಿರ್ಣಯವನ್ನು ಅಂಗೀಕರಿಸಿದೆ. ಸುದ್ದಿಗಾರರ ಜೊತೆಗೆ ಮಾತನಾಡಿದ ಮಂಡಳಿಯ ಮಾಧ್ಯಮ ಸಂಚಾಲಕ ಖಾಸಿಂ ರಸೂಲ್ ಇಲಿಯಾಸಿ ಅವರು, ‘ಬಹು ಧರ್ಮವುಳ್ಳ ಭಾರತದಂತಹ ದೇಶಕ್ಕೆ ಏಕರೂಪದ ನಾಗರಿಕ ಸಂಹಿತೆ ಎಂದಿಗೂ ಹೊಂದಿಕೆಯಾಗುವುದಿಲ್ಲ’ ಎಂದು ಪ್ರತಿಪಾದಿಸಿದರು.

ದೇಶದ ಸಂವಿಧಾನವು ಪ್ರತಿಯೊಬ್ಬರಿಗೂ ತನ್ನ ಧರ್ಮವನ್ನು ಪಾಲಿಸಲು ಹಾಗೂ ಅದರಂತೆ ನಡೆದುಕೊಳ್ಳಲು ಹಕ್ಕು ನೀಡಿದೆ. ಏಕರೂಪದ ನಾಗರಿಕ ಸಂಹಿತೆಯು ಈ ಮೂಲ ಉದ್ದೇಶಕ್ಕೆ ವಿರುದ್ಧವಾದುದಾಗಿದೆ ಎಂದು ಹೇಳಿದರು. ಮುಸಲ್ಮಾರ ಮೇಲೆ ಏಕರೂಪದ ನಾಗರಿಕ ಸಂಹಿತೆಯನ್ನು ಹೇರಬಾರದು ಎಂದೂ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು.

‘ಸಾಮಾಜಿಕ ಸೌಹಾರ್ದತೆಗೆ ಭಂಗ ಉಂಟುಮಾಡಲಿದೆ ಎಂಬ ಕಾರಣಕ್ಕೇ ನಾವು ಅಂತರ ಧರ್ಮೀಯ ಮದುವೆಗಳನ್ನು ವಿರೋಧಿಸುತ್ತೇವೆ. ಅನ್ಯ ಧರ್ಮೀಯರನ್ನು ಮದುವೆ ಆಗುವುದನ್ನು ಮುಸಲ್ಮಾನರು ಆದಷ್ಟು ತಡೆಯಬೇಕು. ಇಂಥ ಬೆಳವಣಿಗೆಗಳು ಸಮಾಜವನ್ನು ವಿಭಜಿಸಲಿವೆ ಮತ್ತು ಸೌಹಾರ್ದಕ್ಕೂ ಧಕ್ಕೆ ತರಲಿದೆ’ ಎಂದು ಹೇಳಿದರು.

ಬಲವಂತದಿಂದ ಮತಾಂತರ ಮಾಡುವುದನ್ನು ಮಂಡಳಿಯು ತೀವ್ರವಾಗಿ ವಿರೋಧಿಸಲಿದೆ ಎಂದ ಅವರು, ಮುಸಲ್ಮಾನರು ಇಂತಹ ಕೃತ್ಯಗಳಿಂದ ದೂರ ಉಳಿಯಬೇಕು ಎಂದು ಮನವಿ ಮಾಡಿದರು.

ಮಹಿಳೆಯರ ಸುರಕ್ಷತೆಗೆ ಕಠಿಣವಾದ ಕಾಯ್ದೆ ರೂಪಿಸಬೇಕು. ಅಂತೆಯೇ, ಪ್ರವಾದಿ ಮಹಮ್ಮದ್ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡುವವವರ ವಿರುದ್ಧ ಕಠಿಣ ಕ್ರಮವನ್ನು ಜರುಗಿಸಬೇಕು ಎಂದು ಒತ್ತಾಯಿಸಿದರು.

ಧಾರ್ಮಿಕ ಕೃತಿಗಳ ರಚನೆ ವಿಷಯದಲ್ಲಿ ಸರ್ಕಾರ ಅಥವಾ ವ್ಯಕ್ತಿಗತವಾಗಿ ಯಾರೂ ಹಸ್ತಕ್ಷೇಪ ಮಾಡಬಾರದು. ಧರ್ಮವನ್ನು ಚೆನ್ನಾಗಿ ಅರ್ಥ ಮಾಡಿಕೊಂಡವರಷ್ಟೇ ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಬೇಕು ಎಂದು ಇಲಿಯಾಸಿ ಅವರು ಅಭಿಪ್ರಾಯಪಟ್ಟರು.

ಕಾಳಿ ಹುಲಿ ಸಂರಕ್ಷಿತ ವಲಯದಿಂದ ಹೊರಬಂದವರ ಪುನರ್ವಸತಿಗೆ ಪರಿಹಾರದ ಪ್ಯಾಕೇಜ್

‘ಕಾಡಿನ ಮಕ್ಕಳ’ ಬದುಕಿಗೆ ಹೊಸ ಬೆಳಕು

● ಸದಾಶಿವ ಎಂ.ಎಸ್

ಕಾರವಾರ: ಶತಮಾನಗಳಿಂದ ಹೊರಜಗತ್ತಿನೊಂದಿಗೆ ಸಂಪರ್ಕವೇ ಇಲ್ಲ ಎಂಬಂತೆ ಇಲ್ಲಿ ವಾಸವಿದ್ದ ಈ ಗ್ರಾಮಸ್ಥರಿಗೆ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ (ಎನ್.ಟಿ.ಸಿ.ಎ) ಪ್ರಸ್ತಾವವೊಂದು ಆಶಾಕಿರಣದಂತೆ ಕಾಣಿಸಿದೆ. ಅದಕ್ಕೆ ಸ್ಪಂದಿಸಿ ತಮ್ಮದೇ ಆದ ‘ಜಗತ್ತನ್ನು’ ತೊರೆದು ಹೊಸ ಜೀವನ ಆರಂಭಿಸುತ್ತಿದ್ದಾರೆ.

ಜೊಯಿಡಾ ತಾಲ್ಲೂಕಿನ ಕಾಳಿ ಹುಲಿ ಸಂರಕ್ಷಿತ ವಲಯದ (ಕೆ.ಟಿ.ಆರ್) ವ್ಯಾಪ್ತಿಯಲ್ಲಿರುವ ಕುಣಬಿ ಮತ್ತು ಗೌಳಿ ಸಮುದಾಯಗಳ ನೂರಾರು ಮಂದಿ, ನಾಳಿನ ಒಳಿತಿಗಾಗಿ ಕಾಡಿನಿಂದ ಹೊರಬರುತ್ತಿದ್ದಾರೆ.

ಈ ಊರು ಇರುವುದೇ ಗೊಂಡಾರಣ್ಯದ ನಡುವೆ. ಹುಲಿ, ಕರಡಿ, ಚಿರತೆ, ಕಾಡೆಮ್ಮೆಗಳು ಸಂಚರಿಸುವ ಪ್ರದೇಶವಿದು. ಏಕೈಕ ಕಚ್ಚಾ ರಸ್ತೆಯೂ ಸೂಪಾ ಜಲಾಶಯದ ಹಿನ್ನೀರಿನಲ್ಲಿ ಮುಳುಗಿದ್ದು, ಸಂಚಾರಕ್ಕೆ ಸಣ್ಣ ದೋಣಿಗಳೇ ಆಸರೆಯಾಗಿವೆ.

2007ರ ಜನವರಿಯಲ್ಲಿ ಕೆ.ಟಿ.ಆರ್ ಸ್ಥಾಪನೆಯಾಗುವುದಕ್ಕೂ ಪೂರ್ವದಿಂದ ಅವರೆಲ್ಲ ಅಲ್ಲಿ ಜೀವನ ನಡೆಸುತ್ತಿದ್ದರು. ಆದರೆ, ಸಂರಕ್ಷಿತ ವಲಯದ ವ್ಯಾಪ್ತಿಯಲ್ಲಿ ಅಭಿವೃದ್ಧಿ ಚಟುವಟಿಕೆಗಳಿಗೆ ಅವಕಾಶ ಸಿಗಲಿಲ್ಲ. ಅವರಿಗೆ ನೆರವಾಗುವ ಪ್ರಕ್ರಿಯೆಯ ಭಾಗವಾಗಿ ಎನ್.ಟಿ.ಸಿ.ಎ ಪುನರ್ವಸತಿ ಪ್ಯಾಕೇಜ್ ಪ್ರಕಟಿಸಿತು. ಕೆ.ಟಿ.ಆರ್ ವ್ಯಾಪ್ತಿಯಿಂದ ಹೊರಬರುವ ಕುಟುಂಬಗಳಿಗೆ ತಲಾ ₹ 15 ಲಕ್ಷ ಪರಿಹಾರ ಘೋಷಿಸಿತು.

ಪರಿಹಾರ ಪಡೆದುಕೊಂಡ ಬಾಜಾರಕುಣಂಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೌಳಿವಾಡ ಮತ್ತು ಸುಲಾವಳಿ ಮಜಿರೆಗಳ ಗ್ರಾಮಸ್ಥರೆಲ್ಲರೂ ಜುಲೈನಿಂದ ಈಚೆಗೆ ಊರು ತೊರೆದಿದ್ದಾರೆ. ತಮಗೆ ಎಲ್ಲಿ ಅನುಕೂಲವಾಗುತ್ತದೋ ಅಲ್ಲಿ ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಈ ಎರಡೂ ಮಜಿರೆಗಳಿಗೆ ‘ಪ್ರಜಾವಾಣಿ’ ಭೇಟಿ ನೀಡಿದಾಗ ಸುಮಾರು 15 ಮನೆಗಳು ಖಾಲಿಯಾಗಿರುವುದು ಕಂಡುಬಂತು.

ಸುಲಾವಳಿಯ ಮುಖಂಡ ಮಹಾದೇವ ಮಿರಾಶಿ ಕುಟುಂಬವೂ ಅವುಗಳಲ್ಲಿ ಒಂದು. ಅವರೀಗ ಜೊಯಿಡಾ ಸಮೀಪದ ನಗರಿಯಲ್ಲಿ ಮನೆ ನಿರ್ಮಿಸಿಕೊಳ್ಳುತ್ತಿದ್ದಾರೆ. ಅವರ ಮಗ ದತ್ತ ಮಹಾದೇವ ಮಿರಾಶಿ ಸುಲಾವಳಿಯಿಂದ ಈಚೆಗೆ ಬಂದಿದ್ದಕ್ಕೆ ಸಂತಸ ವ್ಯಕ್ತಪಡಿಸುತ್ತಾರೆ.

‘ಮಳೆ ಶುರು ಆಯ್ತಂದ್ರೆ ನಮ್ಮೂರು ದ್ವೀಪ ಆಗ್ತದೆ. ಏನೂ ಸೌಲಭ್ಯಗಳಿಲ್ಲ. ಕಾಡುಪ್ರಾಣಿಗಳ ಕಾಟವೂ ಹೆಚ್ಚು. ಹಾಗಾಗಿ ಊರು ಬಿಟ್ಟು ಬಂದ್ವಿ. ಇಲ್ಲಿ ಮಕ್ಳಿಗೆ ವಿದ್ಯಾಭ್ಯಾಸ ಆಗ್ತದೆ, ಎಲ್ಲವೂ ಸಮೀಪದಲ್ಲೇ ಸಿಕ್ತವೆ’ ಎಂದು ಮುಗುಳ್‌ನಗುತ್ತಾರೆ.

ಕುಂಬಾರವಾಡ ವನ್ಯಜೀವಿ ವಲಯದ ಕುಗ್ರಾಮಗಳಾದ ಕರಂಜೆ ಮತ್ತು ಸಿಸಾಯಿಯಲ್ಲಿ ಕೂಡ ಕೆಲವರು ಪುನರ್ವಸತಿ ಬಯಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಖ್ಯಾಂಶಗಳು

- 20,500 ಹೆಕ್ಟೇರ್ ಪ್ರದೇಶದ ಕೆ.ಟಿ.ಆರ್
- 450 ಕುಟುಂಬಗಳ ಸ್ಥಳಾಂತರದ ಉದ್ದೇಶ
- 24 ಗ್ರಾಮಗಳಲ್ಲಿ 2,200 ಜನ ವಾಸ

ವಿಡಿಯೊ ನೋಡಲು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ
ಪ್ರಜಾವಾಣಿ ನೋಡಿಯೊ



ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಜೊಯಿಡಾ ತಾಲ್ಲೂಕಿನ ಕುಂಬಾರವಾಡ ವನ್ಯಜೀವಿ ವಲಯದಲ್ಲಿರುವ ಸುಲಾವಳಿ ಮಜಿರೆಯಲ್ಲಿ ಗ್ರಾಮಸ್ಥರು ಮನೆಗಳನ್ನು ಖಾಲಿ ಮಾಡಿರುವುದು – ಪ್ರಜಾವಾಣಿ ಚಿತ್ರ: ದಿಲೀಪ ರೇವಣಕರ್


₹ 152 ಕೋಟಿ ನಿಗದಿ

20,500 ಹೆಕ್ಟೇರ್ ಪ್ರದೇಶದಲ್ಲಿ ಕೆ.ಟಿ.ಆರ್ ವ್ಯಾಪಿಸಿದೆ. 450 ಕುಟುಂಬಗಳನ್ನು ಸ್ಥಳಾಂತರಿಸಲು ಉದ್ದೇಶಿಸಲಾಗಿದೆ. ಐದು ವಲಯಗಳ 24 ಗ್ರಾಮಗಳಲ್ಲಿ 2,200 ಜನ ವಾಸವಿದ್ದಾರೆ. ಅವರ ಪುನರ್ವಸತಿಗೆ ₹ 151.80 ಕೋಟಿಯ ಪ್ಯಾಕೇಜ್ ನಿಗದಿ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಪುನರ್ವಸತಿಯಿಂದ ವನ್ಯಜೀವಿ– ಮಾನವ ಸಂಘರ್ಷ ಕಡಿಮೆಯಾಗಲಿದೆ. ಉದ್ಯೋಗಾವಕಾಶಗಳು, ವಿದ್ಯಾಭ್ಯಾಸ, ಆರೋಗ್ಯ ಸೇವೆಗಳಂಥ ಸೌಲಭ್ಯಗಳಿಗೆ ಹೆಚ್ಚು ತೆರೆದುಕೊಳ್ಳಲು ಸಾಧ್ಯವಾಗುತ್ತದೆ. ಹಾಗಾಗಿ ಹಲವರು ಸ್ವಯಂ ಪ್ರೇರಿತರಾಗಿ ಪುನರ್ವಸತಿ ಬಯಸುತ್ತಿದ್ದಾರೆ ಎಂದು ಹೇಳಿದ್ದಾರೆ.

170 ಅರ್ಜಿ ಸಲ್ಲಿಕೆ

‘ಕುಂಬಾರವಾಡ ವನ್ಯಜೀವಿ ವಲಯದಿಂದ 55 ಜನರಿಗೆ ಪುನರ್ವಸತಿ ಕಲ್ಪಿಸಲಾಗಿದೆ. ಇನ್ನೂ 170 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಸ್ಥಳಾಂತರಗೊಳ್ಳುವ ಪ್ರತಿ ಕುಟುಂಬಕ್ಕೆ ಎನ್.ಟಿ.ಸಿ.ಎ. ತಲಾ ₹ 15 ಲಕ್ಷ ಪರಿಹಾರ ಪ್ಯಾಕೇಜ್ ನಿಗದಿಪಡಿಸಿದೆ’ ಎಂದು ವಲಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಸನ್ನ ಬೆಲ್ಲದ್ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ್ದಾರೆ.



ಪ್ರಸನ್ನ ಬೆಲ್ಲದ್

ಊರಿನ ಸ್ಥಿತಿ ಹೀಗಿದೆ...

ಪ್ರಕೃತಿ ಸೌಂದರ್ಯದಿಂದ ಕೂಡಿರುವ ಸುಲಾವಳಿ ಮತ್ತು ಗೌಳಿವಾಡದಲ್ಲಿ ಮೂಲ ಸೌಕರ್ಯವಿಲ್ಲ. ಪಡಿತರ ತರಲು 20 ಕಿ.ಮೀ ದೂರದ ತೇರಾಳಿಗೆ ಹೋಗಬೇಕು. 10 ಕಿ.ಮೀ. ದೂರದ ಕರಂಜೆಯಲ್ಲಿ ಕಿರಿಯ ಪ್ರಾಥಮಿಕ ಶಾಲೆಯಿದೆ. ಮಕ್ಕಳು ನಿತ್ಯ 20 ಕಿ.ಮೀ ನಡೆಯಬೇಕು. ಪ್ರೌಢಶಾಲೆ ಹಾಗೂ ಪಿ.ಯು ಕಾಲೇಜು 32 ಕಿ.ಮೀ. ದೂರದ ಕುಂಬಾರವಾಡದಲ್ಲಿದೆ.

ಈ ಊರಿನಲ್ಲಿ ನಾಲ್ವರಷ್ಟೇ ಪಿ.ಯು ತನಕ ಓದಿದ್ದಾರೆ. ಕುಂಬಾರವಾಡದಿಂದ ಡಿಗ್ಗಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ 163 ಹದಗೆಟ್ಟಿದ್ದು, ವಾಹನ ಸಂಚಾರಕ್ಕೆ ಯೋಗ್ಯವಾಗಿಲ್ಲ. ಪ್ರಾಥಮಿಕ ಆರೋಗ್ಯ ಕೇಂದ್ರವು 13 ಕಿ.ಮೀ. ದೂರದ ಡಿಗ್ಗಿಯಲ್ಲಿದ್ದರೂ ವೈದ್ಯರ ಕೊರತೆಯಿದೆ. ಹಾಗಾಗಿ ಮತ್ತೆ ಕುಂಬಾರವಾಡಕ್ಕೇ ಬರಬೇಕು.

ಹುಲಿ, ಕಾಡುಹಂದಿ, ಕಾಡುಕೋಣ, ಕರಡಿಗಳು ಹಗಲಲ್ಲೇ ಕಾಣಿಸಿಕೊಳ್ಳುತ್ತವೆ. ಪಿಸೋಸಿ, ದೂದ್‌ಮಲದಲ್ಲಿ ಕೆಲ ವರ್ಷಗಳ ಹಿಂದೆ ಕರಡಿ ದಾಳಿಗೆ ಇಬ್ಬರು ಮೃತಪಟ್ಟಿದ್ದನ್ನು ಗ್ರಾಮಸ್ಥರು ನೆನಪಿಸಿಕೊಳ್ಳುತ್ತಾರೆ.

ಅಭಿಮತ ಪುಟದ ವಿಳಾಸ
ಸಂಪಾದಕರು, ಅಭಿಮತ ವಿಭಾಗ, ಪ್ರಜಾವಾಣಿ, 75, ಎಂ.ಜಿ.ರಸ್ತೆ, ಬೆಂಗಳೂರು-01
ಇ-ಮೇಲ್ : editpage@prajavani.co.in



ಸುಭಾಷಿತ

ಶ್ರೇಷ್ಠವಾದ ಕೆಲಸವನ್ನು ಮಾಡಲು ಇರುವ ಏಕೈಕ ಮಾರ್ಗವೆಂದರೆ, ಏನು ಮಾಡುತ್ತೀರೋ ಅದನ್ನು ಪ್ರೀತಿಯಿಂದ ಮಾಡುವುದು.

–ಸ್ಟೀವ್ ಜಾಬ್ಸ್

ಬಿಡಿಎ ಶುದ್ಧೀಕರಣಕ್ಕೆ ಈಗಲಾದರೂ ಇಚ್ಛಾಶಕ್ತಿ ಪ್ರದರ್ಶಿಸಲೇಬೇಕು

ಬೆಂಗಳೂರು ಮಹಾನಗರ ಪ್ರದೇಶದ ವ್ಯಾಪ್ತಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿ ಮತ್ತು ವಸತಿ ಯೋಜನೆಗಳ ಅನುಷ್ಠಾನಕ್ಕಾಗಿ 1976ರಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವನ್ನು (ಬಿಡಿಎ) ಸ್ಥಾಪಿಸಲಾಯಿತು. ರಾಜಧಾನಿಯ ಬೆಳವಣಿಗೆಯ ವೇಗ ಹೆಚ್ಚಿದಂತೆ ಪ್ರಾಧಿಕಾರದ ಪರಿಧಿಯೂ ವಿಸ್ತರಣೆಯಾಗುತ್ತಲೇ ಸಾಗಿದೆ. ನಗರದ ಮೂಲಸೌಕರ್ಯ ಅಭಿವೃದ್ಧಿಯ ದಿಸೆಯಲ್ಲಿ ಮಹತ್ವದ ಹೊಣೆಗಾರಿಕೆ ಇರುವ ಈ ಸಂಸ್ಥೆ ಕೆಲವು ದಶಕಗಳಿಂದ ಈಚೆಗೆ ಭ್ರಷ್ಟಾಚಾರ, ಸ್ವಜನಪಕ್ಷಪಾತ, ನಿವೇಶನಗಳ ಹಂಚಿಕೆಯಲ್ಲಿ ಅಕ್ರಮಗಳ ಆರೋಪಗಳನ್ನು ಹೊತ್ತುಕೊಂಡೇ ಸಾಗುತ್ತಿದೆ. ಬಡಾವಣೆಗಳ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆ, ಜಮೀನುಗಳ ಮಾಲೀಕರಿಗೆ ಪರಿಹಾರ ವಿತರಣೆ, ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳ ಗುತ್ತಿಗೆಗೆ ಟೆಂಡರ್, ನಿವೇಶನಗಳ ಹಂಚಿಕೆ ದೋಷರಹಿತವಾಗಿ ನಡೆದಿರುವ ಉದಾಹರಣೆಗಳೇ ಕಡಿಮೆ. ಬಡಾವಣೆ ನಿರ್ಮಾಣಕ್ಕೆ ಗುರುತಿಸಿದ್ದ ಜಮೀನುಗಳನ್ನು ಅಧಿಸೂಚನೆಯಿಂದ ಕೈಬಿಡುವ (ಡಿನೋಟಿಫಿಕೇಷನ್) ಪ್ರಕ್ರಿಯೆಯಲ್ಲಿನ ಅಕ್ರಮದ ವಿಚಾರ ಆಗಾಗ ಸದ್ದು ಮಾಡುತ್ತಲೇ ಇರುತ್ತದೆ. ಇದೇ ಶುಕ್ರವಾರ ಮತ್ತು ಶನಿವಾರ ಬಿಡಿಎ ಕೇಂದ್ರ ಕಚೇರಿಯ ಮೇಲೆ ದಾಳಿ ಮಾಡಿ ಶೋಧ ನಡೆಸಿರುವ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ), ಪ್ರಾಧಿಕಾರದಲ್ಲಿ ನಡೆದಿದ್ದ ಮತ್ತು ನಡೆಯುತ್ತಿರುವ ನಾನಾ ಬಗೆಯ ಅಕ್ರಮಗಳನ್ನು ಪತ್ತೆ ಮಾಡಿದೆ. ನೂರಾರು ಕಡತಗಳನ್ನು ವಶಕ್ಕೆ ಪಡೆದಿದೆ. ಅನರ್ಹರಿಗೆ ನಿವೇಶನ ಹಂಚಿಕೆ, ಜಮೀನು ಸ್ವಾಧೀನಪಡಿಸಿಕೊಳ್ಳದಿದ್ದರೂ ಪರಿಹಾರ ವಿತರಣೆ, ಸರ್ಕಾರಿ ಜಮೀನುಗಳ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪರಿಹಾರದ ಮೊತ್ತ ಕೊಳ್ಳೆಯಂತಹ ಅಕ್ರಮಗಳನ್ನು ಪತ್ತೆ ಮಾಡಿರುವುದಾಗಿ ಎಸಿಬಿ ಅಧಿಕಾರಿಗಳು ಪ್ರಕಟಿಸಿದ್ದಾರೆ. ಬಿಡಿಎ ಅಧಿಕಾರಿಗಳು ಅರಿವಿದ್ದೂ ಒಂದೇ ನಿವೇಶನವನ್ನು ಇಬ್ಬರು, ಮೂವರಿಗೆ ಹಂಚಿಕೆ ಮಾಡುವ ಮೂಲಕ ಜನರನ್ನು ಸಂಕಷ್ಟಕ್ಕೆ ತಳ್ಳುತ್ತಿದ್ದಾರೆ ಮತ್ತು ಕಡತಗಳ ವಿಲೇವಾರಿಯಲ್ಲಿ ವಿಳಂಬ ನೀತಿ ಅನುಸರಿಸುವ ಮೂಲಕ ಜನರನ್ನು ಹಿಂಸಿಸುತ್ತಿದ್ದಾರೆ ಎಂಬುದಕ್ಕೆ ಬಲವಾದ ಸಾಕ್ಷ್ಯಗಳನ್ನು ಸಂಗ್ರಹಿಸಿರುವುದಾಗಿ ತನಿಖಾ ಸಂಸ್ಥೆ ತಿಳಿಸಿದೆ.



ಪ್ರಾಧಿಕಾರದಲ್ಲಿನ ದುರಾಡಳಿತವನ್ನು ತೊಲಗಿಸಿ, ಅದನ್ನು ಜನಸ್ನೇಹಿ ಸಂಸ್ಥೆಯನ್ನಾಗಿ ಪರಿವರ್ತಿಸುವ ಸುಧಾರಣಾ ಕ್ರಮಗಳ ಅಗತ್ಯ ಇದೆ

ಬಿಡಿಎ ವಿರುದ್ಧ ಇಂತಹ ದೂರುಗಳು ಕೇಳಿಬರುವುದು ಹೊಸದೇನೂ ಅಲ್ಲ. ಭ್ರಷ್ಟಾಚಾರ, ದುರಾಡಳಿತದ ಕಾರಣಕ್ಕಾಗಿ ಹಲವು ಬಾರಿ ನ್ಯಾಯಾಲಯಗಳಿಂದ ಪ್ರಾಧಿಕಾರ ಛೀಮಾರಿಗೆ ಒಳಗಾದ ಉದಾಹರಣೆಗಳಿವೆ. ಈ ಬಾರಿ ರಾಜ್ಯ ಸರ್ಕಾರದ ಉನ್ನತ ತನಿಖಾ ಸಂಸ್ಥೆಯು ಸಾರ್ವಜನಿಕರ ದೂರುಗಳನ್ನು ಆಧರಿಸಿ ನಡೆಸಿದ ಕಾರ್ಯಾಚರಣೆಯಲ್ಲಿ ಸಾಕ್ಷ್ಯಾಧಾರಗಳನ್ನು ಕಲೆಹಾಕಿದೆ. ರಾಜಧಾನಿಯ ಮೂಲಸೌಕರ್ಯ ಅಭಿವೃದ್ಧಿ ಮತ್ತು ಜನರಿಗೆ ವಸತಿ ಸೌಲಭ್ಯ ಒದಗಿಸುವ ವಿಚಾರದಲ್ಲಿ ಜನಪರವಾಗಿ ಕೆಲಸ ಮಾಡಬೇಕಿದ್ದ ಪ್ರಾಧಿಕಾರವು ಭ್ರಷ್ಟಾಚಾರ, ಅಕ್ರಮ ವ್ಯವಹಾರಗಳ ಕೂಪವಾಗಿದೆ ಎಂಬ ಆರೋಪಕ್ಕೆ ಈಗ ಬಲವಾದ ಸಾಕ್ಷ್ಯಗಳೇ ದೊರಕಿವೆ. ಈ ವಿಚಾರ ಆಗಾಗ ಚರ್ಚೆಯ ಮುನ್ನೆಲೆಗೆ ಬಂದರೂ, ಇದು ರಾಜಕೀಯ ಅಸ್ತ್ರವಾಗಿ ಬಳಕೆಯಾದುದೇ ಹೆಚ್ಚು. ಪ್ರಾಧಿಕಾರವನ್ನು ಭ್ರಷ್ಟಾಚಾರ, ದುರಾಡಳಿತದಿಂದ ಮುಕ್ತಗೊಳಿಸುವ ದಿಸೆಯಲ್ಲಿ ಪ್ರಾಮಾಣಿಕವಾಗಿ, ಬದ್ಧತೆಯಿಂದ ಕ್ರಮ ಕೈಗೊಳ್ಳಲು ಪ್ರಯತ್ನಗಳೇ ನಡೆದಿಲ್ಲ. ಈ ವರ್ಷದ ಆರಂಭದಲ್ಲಿ ಭ್ರಷ್ಟಾಚಾರದ ವಿಚಾರದಲ್ಲಿ ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಮತ್ತು ಪ್ರಾಧಿಕಾರದ ಆಗಿನ ಆಯುಕ್ತ ಡಾ. ಎಚ್.ಆರ್.ಮಹಾದೇವ್ ಮಧ್ಯೆ ಆರೋಪ- ಪ್ರತ್ಯಾರೋಪಗಳು ನಡೆದಿದ್ದವು. ಬಳಿಕ ಬಿಡಿಎ ಕಚೇರಿಗೆ ತೆರಳಿ ಪ್ರಗತಿಪರಿಶೀಲನೆ ನಡೆಸಿದ್ದ ಆಗಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಭ್ರಷ್ಟಾಚಾರ ಕುರಿತ ತನಿಖೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸುವುದಾಗಿ ಘೋಷಿಸಿದ್ದರು. ‘ಬಿಡಿಎ ಶುದ್ಧೀಕರಣಕ್ಕೆ ನಾಲ್ಕು ತಿಂಗಳು ಬೇಕು’ ಎಂದು ವಿಧಾನಸಭೆಯಲ್ಲೇ ಪ್ರಕಟಿಸಿದ್ದರು. ಆದರೆ, ಯಾವ ಕ್ರಮವೂ ಜಾರಿಗೆ ಬಂದಿರಲಿಲ್ಲ. ಪ್ರಾಧಿಕಾರದ ಅಂಗಳದಲ್ಲಿ ಭ್ರಷ್ಟಾಚಾರ, ಅವ್ಯವಹಾರ, ದುರಾಡಳಿತ ಯಥಾವತ್ತಾಗಿ ಮುಂದುವರಿದಿರುವುದನ್ನು ಎಸಿಬಿ ದಾಳಿ ಬಹಿರಂಗಪಡಿಸಿದೆ.

ಎರಡು ದಿನಗಳ ಕಾಲ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಚೇರಿಗಳಲ್ಲಿ ಶೋಧ ನಡೆಸಿರುವ ಎಸಿಬಿ ಅಧಿಕಾರಿಗಳು, ಆರಂಭಿಕ ಹಂತದಲ್ಲೇ ₹300 ಕೋಟಿಗೂ ಹೆಚ್ಚು ಮೊತ್ತದ ಅಕ್ರಮಗಳನ್ನು ಪತ್ತೆಹಚ್ಚಿದ್ದಾರೆ. ಬಗೆದಷ್ಟೂ ಅಕ್ರಮಗಳು ಪತ್ತೆಯಾಗುತ್ತಿವೆ. ಪ್ರಾಧಿಕಾರದಲ್ಲಿನ ಅಕ್ರಮಗಳ ಕುರಿತು ತಾವು ಕೂಡ ಎಸಿಬಿಗೆ ದೂರು ನೀಡಿರುವುದಾಗಿ ಬಿಡಿಎ ಅಧ್ಯಕ್ಷರೇ ಹೇಳಿಕೆ ನೀಡಿದ್ದಾರೆ. ಸರ್ಕಾರ, ಆಡಳಿತ ಮಂಡಳಿ ಇವೆಲ್ಲವನ್ನೂ ಮೀರಿದ ರೀತಿಯಲ್ಲಿ ಬಿಡಿಎ ಅಧಿಕಾರಿಗಳು, ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆಯೇ ಎಂಬ ಸಂಶಯಕ್ಕೆ ಈ ಬೆಳವಣಿಗೆ ಎಡೆಮಾಡಿದೆ. ಬಿಡಿಎ ಶುದ್ಧೀಕರಣಕ್ಕೆ ಯಾವ ಪಕ್ಷದ ನೇತೃತ್ವದ ಸರ್ಕಾರವೂ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ. ಸದ್ಯದ ಸ್ಥಿತಿಯನ್ನು ಅವಲೋಕಿಸಿದರೆ ಪ್ರಾಧಿಕಾರದಲ್ಲಿ ನಡೆದಿರುವ ಅಕ್ರಮ, ಭ್ರಷ್ಟಾಚಾರಗಳ ತನಿಖೆಗೆ ಪ್ರತ್ಯೇಕವಾದ ಉನ್ನತ ಮಟ್ಟದ ತಂಡವೊಂದನ್ನು ರಚಿಸುವುದು ಸೂಕ್ತ ಎನಿಸುತ್ತದೆ. ಎಸಿಬಿಯಲ್ಲಿ ವಿಶೇಷ ತಂಡವೊಂದನ್ನು ರಚಿಸಿ ತನಿಖೆ ನಡೆಸಿದರೆ ಅಥವಾ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ನೇತೃತ್ವದಲ್ಲಿ ಎಸ್ಐಟಿ ರಚಿಸಿದರೆ ಈ ಪ್ರಕರಣಗಳ ತನಿಖೆಯನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಸಾಧ್ಯವಾಗಬಹುದು. ಅದರ ಜತೆಯಲ್ಲೇ ದುರಾಡಳಿತವನ್ನು ತೊಲಗಿಸಿ, ಪ್ರಾಧಿಕಾರವನ್ನು ಜನಸ್ನೇಹಿ ಸಂಸ್ಥೆಯನ್ನಾಗಿ ಪರಿವರ್ತಿಸುವ ಸುಧಾರಣಾ ಕ್ರಮಗಳ ಅಗತ್ಯವೂ ಇದೆ. ‘ಬಿಡಿಎಯಲ್ಲಿ ಭ್ರಷ್ಟಾಚಾರ, ಅಕ್ರಮ ನಡೆಸಿರುವ ಯಾರನ್ನೂ ರಕ್ಷಿಸುವುದಿಲ್ಲ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅದು ಹೇಳಿಕೆಗೆ ಸೀಮಿತವಾಗಬಾರದು. ಪ್ರಾಧಿಕಾರದಲ್ಲಿ ನಡೆದಿರುವ ಎಲ್ಲ ಬಗೆಯ ಅವ್ಯವಹಾರ, ಭ್ರಷ್ಟಾಚಾರಗಳ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರನ್ನು ಕಾನೂನು ಕ್ರಮಕ್ಕೆ ಒಳಪಡಿಸುವ ಇಚ್ಛಾಶಕ್ತಿಯನ್ನು ಸರ್ಕಾರ ಪ್ರಕಟಿಸಬೇಕು. ಮುಖ್ಯಮಂತ್ರಿ ತಮ್ಮ ಮಾತನ್ನು ಕೃತಿಗಿಳಿಸುವ ಮೂಲಕ ಜನರ ವಿಶ್ವಾಸ ಉಳಿಸಿಕೊಳ್ಳಬೇಕು.

ದಿನದ ಟ್ವೀಟ್


ಆಡಿಯೊ ಕಂಪನಿಗಳು ಗಮನಹರಿಸಲಿ



ವಿಮಾನದಲ್ಲಿ ಪ್ರಯಾಣಿಕರಿಗೆ ಮನರಂಜನೆಗಾಗಿ ಕನ್ನಡದ ಹಾಡುಗಳೂ ಸಿಗುವಂತೆ ಮಾಡಲು ಕನ್ನಡದ ಆಡಿಯೊ ಕಂಪನಿಗಳು ಗಮನ ನೀಡಬೇಕು. ಹಿಂದಿ, ತಮಿಳು ಭಾಷೆಗಳ ಸಂಗೀತವನ್ನು ವ್ಯವಸ್ಥಿತವಾಗಿ ನೀಡಲಾಗುತ್ತಿದೆ. ಕನ್ನಡದ ಹಾಡುಗಳು ಮಾತ್ರ ಯಾವುವೂ ಇಲ್ಲ.

ಸುಹೃತ ಯಜಮಾನ್, ಕನ್ನಡಪರ ಕಾರ್ಯಕರ್ತ

ಕಿಡಿನುಡಿ



ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವುದಾಗಿ ಘೋಷಿಸಿದ ಸಂದರ್ಭದಲ್ಲಿ, ಪ್ರಧಾನಿಯವರು ಮಾತನಾಡಿದ ರೀತಿಯು ಸವಿಯಾಗಿತ್ತು. ಅವರ ಧ್ವನಿಯು ಜೇನಿಗಿಂತಲೂ ಸವಿಯಾಗಿತ್ತು. ಹಾಗಾಗಿಯೇ ಅಲ್ಲೇನೋ ಅಪಾಯ ಇದೆ ಎಂಬ ಭಾವನೆ ನನ್ನಲ್ಲಿ ಉಂಟಾಯಿತು.

ರಾಕೇಶ್ ಟಿಕಾಯತ್, ಭಾರತೀಯ ಕಿಸಾನ್ ಯೂನಿಯನ್ ನಾಯಕ

25 ವರ್ಷಗಳ ಹಿಂದೆ

ಶನಿವಾರ, 23-11-1996

• **ವಿಶ್ವ ಸುಂದರಿ ಸ್ಪರ್ಧೆಗೆ ಸುಪ್ರೀಂ ಕೋರ್ಟ್ ಅಸ್ತು**

ನವದೆಹಲಿ, ನ. 22 (ಯುಎನ್ಐ)– ಬೆಂಗಳೂರಿನಲ್ಲಿ ನಾಳೆ ನಡೆಯಲಿರುವ ವಿಶ್ವ ಸುಂದರಿ ಸ್ಪರ್ಧೆಯ ಅಂತಿಮ ಪ್ರದರ್ಶನದ ಅವಧಿಯಲ್ಲಿ ಅಶ್ಲೀಲತೆ ಹಾಗೂ ನಗ್ನತೆಗೆ ಸಂಬಂಧಿಸಿದಂತೆ ಕೆಲವೊಂದು ಮಾರ್ಗಸೂಚಿಗಳನ್ನು ವಿಧಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ಇಂದು ತಡೆಯಾಜ್ಞೆ ನೀಡಿದೆ.

ಕರ್ನಾಟಕ ಹೈಕೋರ್ಟ್ ತೀರ್ಪಿನಿಂದಾಗಿ, ಸ್ಪರ್ಧೆ ಸಂಘಟಿಸಿರುವ ಸೂಪರ್ ಸ್ಟಾರ್ ‘ಅಮಿತಾಭ್ ಬಚ್ಚನ್ ಕಾರ್ಪೊರೇಷನ್ ಲಿಮಿಟೆಡ್’ ಸಂಸ್ಥೆಯ ಪಾಳಯದಲ್ಲಿ ಮೂಡಿದ್ದ ಆತಂಕ ಹಾಗೂ ಅನಿಶ್ಚಿತತೆ ಸುಪ್ರೀಂ ಕೋರ್ಟ್ ತೀರ್ಪಿನಿಂದ ಕೊನೆಗೊಂಡಿದೆ.

ಹೈಕೋರ್ಟ್‌ನ ತೀರ್ಪು ಪ್ರಾಯೋಗಿಕವಲ್ಲ ಎಂಬುದು ತಮಗೆ ಮನವರಿಕೆಯಾಗಿದೆ ಎಂದು ನ್ಯಾಯಪೀಠ ಹೇಳಿದೆ. ಪ್ರೇಕ್ಷಕರಿಗೆ ಮದ್ಯ ವಿತರಣೆ ಮಾಡುವುದಿಲ್ಲ ಎಂದು ಈ ಮುಂಚೆ ಎಬಿಸಿಎಲ್ ಸಲ್ಲಿಸಿದ ಪ್ರಮಾಣ ಪತ್ರವನ್ನು ಕೋರ್ಟ್ ದಾಖಲಿಸಿಕೊಂಡಿತು.

ಸೌಂದರ್ಯ ಸ್ಪರ್ಧೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಉಲ್ಲಂಘನೆಯಾದರೆ ಪೊಲೀಸರು ಪ್ರಕರಣಗಳನ್ನು ದಾಖಲಿಸುವುದು ಸೇರಿದಂತೆ ಸೌಂದರ್ಯ ಸ್ಪರ್ಧೆಗೆ ಕೆಲವೊಂದು ಮಾರ್ಗಸೂಚಿಗಳನ್ನು ನೀಡಿ ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠ ಕಳೆದ 19ರಂದು ಆದೇಶ ಹೊರಡಿಸಿತ್ತು.

50 ವರ್ಷಗಳ ಹಿಂದೆ

ಮಂಗಳವಾರ, 23-11-1971

• **ಏರುತ್ತಿರುವ ಬೆಲೆಗಳ ವಿರುದ್ಧ ಗ್ರಾಹಕ ನಿರೋಧಕ್ಕೆ ಕರೆ**

ನವದೆಹಲಿ, ನ. 22– ಬಳಕೆದಾರರ ಹಿತರಕ್ಷಣೆ ಮಾಡುವ ಹಾಗೂ ಯಾವ ರಾಜಕೀಯ ಪಕ್ಷಕ್ಕೂ ಸೇರದ ಭಾರತೀಯ ಬಳಕೆದಾರರ ಸಂಘವನ್ನು ಕೇಂದ್ರ ಅರ್ಥ ಸಚಿವ ವೈ.ಬಿ. ಚವಾಣ್ ಇಂದು ಇಲ್ಲಿ ಉದ್ಘಾಟಿಸಿದರು.

ಏರುತ್ತಿರುವ ಬೆಲೆಗಳ ಬಗ್ಗೆ ತಮ್ಮ ಕಳವಳವನ್ನು ವ್ಯಕ್ತಪಡಿಸಿದ ಚವಾಣ್ ಅವರು, ಈ ಪಿಡುಗಿನ ವಿರುದ್ಧ ಹೋರಾಟ ನಡೆಸಲು ಜನತೆ ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದರು.

ನ್ಯಾಯಾಲಯದ ಕಲಾಪ: ಕಕ್ಷಿದಾರನ ಭಾಷಾ ಹಕ್ಕನ್ನು ಮಾನ್ಯ ಮಾಡಬೇಕು

ಕಲಾಪ: ಕನ್ನಡಕ್ಕೆ ಸಲ್ಲುವುದೇ ನ್ಯಾಯ?



ವಿಶ್ಲೇಷಣೆ

ಕೆ.ಬಿ.ಕೆ.ಸ್ವಾಮಿ

ರಾಜ್‌ನಾರಾಯಣ್ ಹೆಸರು ನಮ್ಮಲ್ಲಿ ಅನೇಕರಿಗೆ ಪರಿಚಿತ. 1971ರ ಸುಮಾರಿಗೆ ಸಮಾಜವಾದಿ ನಾಯಕ ಮಧು ಲಿಮಯೆ ಮತ್ತು ವೇದಮೂರ್ತಿ ನಡುವಣ ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಘಟ್ಟ ತಲುಪಿರುತ್ತದೆ. ಈ ಪ್ರಕರಣದಲ್ಲಿ ತಾವೂ ಒಬ್ಬ ಪಕ್ಷಗಾರನಾಗಿ ಸೇರಿಕೊಂಡು ನ್ಯಾಯಾಲಯಕ್ಕೆ ಸಹಕರಿಸಲು ರಾಜ್‌ನಾರಾಯಣ್ ಮಧ್ಯಂತರ ಅರ್ಜಿಯೊಂದನ್ನು ಸಲ್ಲಿಸುತ್ತಾರೆ. ಅರ್ಜಿಯನ್ನು ಹಿಂದಿಯಲ್ಲೇ ಸಲ್ಲಿಸಲಾಗಿತ್ತು. ವಾದವನ್ನೂ ಹಿಂದಿಯಲ್ಲಿಯೇ ಮಾಡುವಂತೆ ತಮ್ಮ ಪರ ವಕೀಲರಿಗೆ ಅವರು ಸೂಚಿಸಿರುತ್ತಾರೆ. ಆದರೆ ಕಲಾಪದ ಭಾಷೆಯಾದ ಇಂಗ್ಲಿಷ್‌ನಲ್ಲೇ ವಾದ ಮಂಡಿಸಲು ಸುಪ್ರೀಂ ಕೋರ್ಟ್ ತಾಕೀತು ಮಾಡುತ್ತದೆ. ಆಡುಭಾಷೆಯನ್ನು ಬಿಟ್ಟು ಬೇರೆ ಭಾಷೆಯಲ್ಲಿ ವಾದ ಮಂಡಿಸಬಾರದು ಎಂದು ರಾಜ್‌ನಾರಾಯಣ್ ಪಟ್ಟು ಹಿಡಿಯುತ್ತಾರೆ. ಸಂವಿಧಾನದ 343ನೇ ವಿಧಿಯನ್ನು ಉಲ್ಲೇಖಿಸಿ, ಕಲಾಪವು ಇಂಗ್ಲಿಷ್‌ನಲ್ಲೇ ನಡೆಯಬೇಕು, ಬೇರೆ ಭಾಷೆಯನ್ನು ಬಳಸಲು ಅವಕಾಶವಿಲ್ಲ ಎಂದು ಸುಪ್ರೀಂ ಕೋರ್ಟ್ ಮಧ್ಯಂತರ ಅರ್ಜಿಯ ಮೇಲಿನ ವಿಚಾರಣೆಗೆ ನಿರಾಕರಿಸುತ್ತದೆ. ಈ ತೀರ್ಪು ಬಂದ ಐವತ್ತು ವರ್ಷಗಳ ಕಾಲಾವಧಿಯಲ್ಲಿ ಹೆಚ್ಚಿನ ಬದಲಾವಣೆಯೇನೂ ಕಂಡುಬಂದಿಲ್ಲ.

ರಾಜ್‌ನಾರಾಯಣ್ ಸ್ಥಾನದಲ್ಲಿ ಸಾಮಾನ್ಯ ಬಾಧಿತನನ್ನೂ ಹಿಂದಿಯ ಸ್ಥಾನದಲ್ಲಿ ಕನ್ನಡವನ್ನೂ ಇಟ್ಟು ಹೋಲಿಸಿ ನೋಡಿದರೆ, ಕರ್ನಾಟಕದ ಆಡಳಿತ ಭಾಷೆಯಾದ ಕನ್ನಡದ ಅನುಷ್ಠಾನ ಕೋರ್ಟ್‌ಗಳಲ್ಲಿ ಯಾವ ಮಟ್ಟದಲ್ಲಿದೆ ಎಂಬುದನ್ನು ಅರಿಯಬಹುದಾಗಿದೆ.

ನ್ಯಾಯಾಂಗ ಕ್ಷೇತ್ರದಲ್ಲಿ ಕನ್ನಡವನ್ನು ಅನುಷ್ಠಾನಗೊಳಿಸಲು ಕೆಳ ಹಂತದ ಮತ್ತು ವಿಚಾರಣಾ ನ್ಯಾಯಾಲಯಗಳಲ್ಲಿ ಕನ್ನಡವನ್ನು ಕಲಾಪದ ಭಾಷೆಯನ್ನಾಗಿ ಜಾರಿಗೆ ತರಲಾಗಿದೆ. ಇಷ್ಟಕ್ಕೆ ಮಾತ್ರ ಕನ್ನಡ ಸೀಮಿತವೇ? ನೆಲದ ಭಾಷೆಯನ್ನು ನ್ಯಾಯಾಲಯದ ಕಲಾಪದಲ್ಲಿ ಬಳಸಲು ಯಾವುದೇ ಸಾಂವಿಧಾನಿಕ ತೊಡಕು ಇರದ ರಾಜ್ಯ ಗ್ರಾಹಕರ ವೇದಿಕೆ, ಕರ್ನಾಟಕ ಆಡಳಿತ ನ್ಯಾಯಮಂಡಳಿಗೆ ಏಕೆ ಅನ್ವಯಿಸಬಾರದು?

ಕೆನಡಾದ ನ್ಯಾಯಾಲಯಗಳ ಕಲಾಪದಲ್ಲಿ ಇಂಗ್ಲಿಷ್ ಮತ್ತು ಫ್ರೆಂಚ್ ಭಾಷೆಯನ್ನು ಅಧಿಕೃತವಾಗಿ ಬಳಸಲಾಗುತ್ತಿದೆ. ಸ್ವಿಟ್ಜರ್ಲೆಂಡ್‌ನಲ್ಲಿ ಇಂಗ್ಲಿಷ್, ಫ್ರೆಂಚ್ ಮತ್ತು ಇಟಾಲಿಯನ್ ಅನ್ನು ಅಧಿಕೃತವಾಗಿ ನ್ಯಾಯಾಲಯದಲ್ಲಿ ಅಳವಡಿಸಿಕೊಂಡಿದ್ದಾರೆ. ಅರಬ್ ಎಮಿರೇಟ್ಸ್ ಗಣರಾಜ್ಯದ ಅಬುಧಾಬಿಯಲ್ಲಿ ಅರೇಬಿಕ್, ಇಂಗ್ಲಿಷ್ ಜೊತೆಗೆ ಹಿಂದಿಯನ್ನು ನ್ಯಾಯಾಲಯದ ಅಧಿಕೃತ ಕಲಾಪದ ಭಾಷೆಯಾಗಿ ಅಳವಡಿಸಿಕೊಳ್ಳಲಾಗಿದೆ.

ನ್ಯಾಯ ವಿತರಣೆ ಪ್ರಕ್ರಿಯೆಯನ್ನು ಸರಳಗೊಳಿಸುವ ಮತ್ತು ಕಲಾಪಗಳನ್ನು ಬಾಧಿತರ ಆಡುಭಾಷೆಯಲ್ಲಿಯೇ ನಡೆಸುವ ದಿಸೆಯಲ್ಲಿ ಅಮೆರಿಕದ ಫೆಡರಲ್ ಕೋರ್ಟ್‌ಗಳ ನಿಲುವು ಅನುಕರಣೀಯ. ಅಮೆರಿಕದ ನ್ಯಾಷನಲ್ ಇಂಟರ್‌ಪ್ರಿಟರ್ ಡೇಟಾ ಬೇಸ್‌ನಲ್ಲಿ 3,600 ನೋಂದಾಯಿತ ಭಾಷಾಂತರಕಾರರಿದ್ದು ಜಗತ್ತಿನ 180 ಭಾಷೆಗಳನ್ನು ಅಲ್ಲಿನ ನ್ಯಾಯಾಲಯಗಳಲ್ಲಿ ಸರಾಗವಾಗಿ ರಿಯಲ್ ಟೈಮ್ ಆಧಾರದಲ್ಲಿ ಭಾಷಾಂತರಿಸುತ್ತಾರೆ.

ಭಾಷೆಯು ಅಭಿವ್ಯಕ್ತಿಯ ಪರಿಣಾಮಕಾರಿ ಸಾಧನ. ವ್ಯಕ್ತಿಯೊಬ್ಬನು ತಾನಾಡುವ ಭಾಷೆಯಲ್ಲಿಯೇ ತನ್ನ ನೆಲದ ಕಾನೂನು, ನ್ಯಾಯಾಲಯದ ತೀರ್ಪುಗಳನ್ನು ಬಯಸುವುದು ಸ್ವಾಭಾವಿಕ. ಜನಸಮುದಾಯವು ಸ್ವಯಂಪ್ರೇರಣೆಯಿಂದ ಸಂವಿಧಾನವನ್ನಾಗಲೀ ಶಾಸನಗಳನ್ನಾಗಲೀ ಅರಿಯಲು ಮುಂದಾಗದಿರಲು ಕಾರಣ ಶಾಸನಗಳಲ್ಲಿ ಬಳಸುವ ಭಾಷೆ, ಕಠಿಣ ಪದಗಳು, ಜಟಿಲವಾದ ವಾಕ್ಯಗಳು. ಶಾಸನಸಭೆಗಳು ರಚಿಸುವ ಶಾಸನಗಳು, ನ್ಯಾಯಾಲಯದ ತೀರ್ಪುಗಳು ಜನರಿಗೆ ತಿಳಿಯದ ಭಾಷೆಯಲ್ಲಿ ಪ್ರಕಟವಾಗುವುದು ಮತ್ತು ವಿಶ್ಲೇಷಿಸಲ್ಪಡುವುದು, ಸ್ವಾತಂತ್ರ್ಯ ನಂತರದಲ್ಲಿ ನಾವೆಲ್ಲರೂ ಸೇರಿ ಪ್ರಜಾಸತ್ತೆಗೆ ಎಸಗಿದ ಬೌದ್ಧಿಕ ವಂಚನೆ ಎಂಬುದನ್ನು ಅಲ್ಲಗಳೆಯಲಾಗದು.

ಭಾಷೆಯ ಆಯಾಮವನ್ನು ಬದಿಗಿಟ್ಟು ನೋಡುವುದಾದರೆ, ನ್ಯಾಯಾಲಯದ ಮೊರೆಹೋದ ಕಕ್ಷಿದಾರ ಮತ್ತು ವಕೀಲರ ನಡುವೆ ಇರುವುದು ಗ್ರಾಹಕ ಮತ್ತು ಸೇವಾ ಪೂರೈಕೆದಾರನ ಸಂಬಂಧ. ಒಬ್ಬ ಗ್ರಾಹಕನಿಗೆ ತಾನು ಕೊಳ್ಳುವ ಸರಕು ಮತ್ತು ಸೇವೆಗಳ ಕುರಿತಾದ ಮಾಹಿತಿಯನ್ನು ತನ್ನ ಭಾಷೆಯಲ್ಲಿಯೇ ಕೇಳಿ ಪಡೆಯಲು ಸಾಧ್ಯವಿರುವಾಗ ಆ ಹಕ್ಕುಗಳು ಕಕ್ಷಿದಾರನಿಗೂ ಲಭಿಸದಂತಹ ವ್ಯವಸ್ಥೆ ನ್ಯಾಯಸಮ್ಮತವಾದದ್ದೇ?!

ಕಕ್ಷಿದಾರನು ತನ್ನ ಆಲೋಚನೆಗಳನ್ನು ಅತ್ಯಂತ ಪರಿಣಾಮಕಾರಿಯಾಗಿಯೂ ಸರಳವಾಗಿಯೂ ಪ್ರಕಟಪಡಿಸಲು ಸಂವಿಧಾನದ ವಿಧಿ 19(1)(ಎ)ಯಲ್ಲಿನ ವಾಕ್ ಸ್ವಾತಂತ್ರ್ಯದ ಹಕ್ಕು ಮತ್ತು 21ನೇ ವಿಧಿಯು ಪರಸ್ಪರ ಪೂರಕವಾಗಿವೆ. ರಾಜ್ಯಪಾಲರು ರಾಷ್ಟ್ರಪತಿಯ ಪೂರ್ವಾನುಮತಿಯೊಂದಿಗೆ ಆ ರಾಜ್ಯದ ಭಾಷೆಯನ್ನು ಹೈಕೋರ್ಟಿನ ಆಡಳಿತ ಭಾಷೆಯನ್ನಾಗಿಸಲು ಸಂವಿಧಾನದ ವಿಧಿ 348(2) ಮತ್ತು ಅಫಿಶಿಯಲ್ ಲ್ಯಾಂಗ್ವೇಜಸ್ ಆ್ಯಕ್ಟ್– 1963ರ ಕಲಂ 7 ಅನುವು ಮಾಡಿಕೊಟ್ಟಿವೆ. ಇದನ್ನು ಬಳಸಿಕೊಂಡು ಮಧ್ಯಪ್ರದೇಶ, ಉತ್ತರಪ್ರದೇಶ, ರಾಜಸ್ಥಾನ, ಬಿಹಾರ ಹೈಕೋರ್ಟ್‌ಗಳಲ್ಲಿ ಹಿಂದಿಯನ್ನು ಅಧಿಕೃತವಾಗಿ ಬಳಸಲಾಗುತ್ತಿದೆ.

ಯಾವುದೇ ರಾಜ್ಯದ ಹೈಕೋರ್ಟ್‌ಗಳಲ್ಲಿ ಸ್ಥಳೀಯ ಭಾಷೆಯನ್ನು ಆಡಳಿತ ಭಾಷೆಯಾಗಿ ಜಾರಿಗೆ ತರಲು ಮುಖ್ಯ ನ್ಯಾಯಮೂರ್ತಿಯವರ ಅನುಮೋದನೆ ಪಡೆಯಬೇಕೆಂಬ 1965ರ ಕ್ಯಾಬಿನೆಟ್ ಸಮಿತಿಯ ಆದೇಶ ಇದೆ. ಇದು ಸಂವಿಧಾನಬಾಹಿರ ನಿಯಮ. ಇದನ್ನು ನೆಪ ಮಾಡಿಕೊಂಡು ಕನ್ನಡ, ಬಂಗಾಳಿ, ತಮಿಳು, ಗುಜರಾತಿ ಭಾಷೆಗಳನ್ನು ಆ ರಾಜ್ಯಗಳ ಹೈಕೋರ್ಟ್‌ಗಳಲ್ಲಿ ಬಳಸಲು ಅವಕಾಶ ಕೋರಿ ಸಲ್ಲಿಸಲಾದ ಪ್ರಸ್ತಾವಗಳನ್ನು ಕೇಂದ್ರ ಸರ್ಕಾರವು ನನೆಗುದಿಯಲ್ಲಿರಿಸಿದೆ. ಕನ್ನಡವನ್ನು ಪೂರ್ಣ ಪ್ರಮಾಣದಲ್ಲಿ ಹೈಕೋರ್ಟ್‌ನಲ್ಲಿ ಕಲಾಪದ ಭಾಷೆಯಾಗಿ ಜಾರಿಗೆ ತರುವ ದಿಸೆಯಲ್ಲಿ ಕರ್ನಾಟಕವು 1997, 1999, 2012 ಮತ್ತು 2016ರಲ್ಲಿ ಪ್ರಸ್ತಾವ ಸಲ್ಲಿಸಿದೆ. ಈ ಪ್ರಸ್ತಾವಗಳನ್ನು ಕೇಂದ್ರ ಸರ್ಕಾರ ತಿರಸ್ಕರಿಸಿಲ್ಲ.

ಸಾಂವಿಧಾನಿಕ ಚೌಕಟ್ಟಿನಲ್ಲಿಯೇ ಉತ್ತರಪ್ರದೇಶ, ಮಧ್ಯಪ್ರದೇಶ, ಬಿಹಾರ, ಛತ್ತೀಸಗಡ ಇನ್ನಿತರೇ ಹಿಂದಿ ಭಾಷಿಕ ರಾಜ್ಯಗಳಲ್ಲಿನ ಹೈಕೋರ್ಟ್‌ಗಳಲ್ಲಿ ಹಿಂದಿ ಬಳಕೆಗೆ ಅವಕಾಶ ಮಾಡಿಕೊಡಲು ಸಾಧ್ಯವಾಗುವುದಾದರೆ ಹಿಂದಿಯೇತರ ಭಾಷೆಗಳೆಡೆಗೆ ಈ ತಾರತಮ್ಯವೇಕೆ? ಹಿಂದಿ ಬಳಕೆಯಲ್ಲಿರುವ ಹೈಕೋರ್ಟ್‌ಗಳಿಗೆ ವರ್ಗಾವಣೆಯಾಗಿ ಹೋಗುವ ಹಿಂದಿಯೇತರ ರಾಜ್ಯಗಳ ನ್ಯಾಯಮೂರ್ತಿಗಳು ಹೇಗೆ ಕಲಾಪಗಳನ್ನು ನಡೆಸುತ್ತಾರೆ? ಅಂತಹುದೇ ಕ್ರಮಗಳನ್ನು ಹಿಂದಿಯೇತರ ರಾಜ್ಯಗಳ ಹೈಕೋರ್ಟ್‌ಗಳಿಗೆ ಹೊರಗಿನಿಂದ ಬರುವ ನ್ಯಾಯಮೂರ್ತಿಗಳು ಪಾಲಿಸಲು ಅಸಾಧ್ಯವೇ?!


ದೇಶದಾದ್ಯಂತ ನ್ಯಾಯಾಲಯಗಳಲ್ಲಿನ ಕಂಪ್ಯೂಟರ್ ಕಿಯೋಸ್ಕ್‌ಗಳಲ್ಲಿ, ನ್ಯಾಯಾಲಯದ ಟಿ.ವಿ. ಪರದೆಗಳಲ್ಲಿ ಮತ್ತು ಮೊಬೈಲ್ ಆ್ಯಪ್‌ಗಳಲ್ಲಿನ ಮಾಹಿತಿ ಕೇವಲ ಇಂಗ್ಲಿಷ್‌ನಲ್ಲಿ ಸಿಗುತ್ತದೆ. ಇನ್ನು ನಮ್ಮ ರಾಜ್ಯದ ವಿಚಾರಣಾ ನ್ಯಾಯಾಲಯಗಳಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿದ್ದರೂ ನ್ಯಾಯಾಲಯಗಳ ಅಧಿಕೃತ ಮಾಹಿತಿ ಜಾಲಗಳಲ್ಲಿ ಕನ್ನಡಕ್ಕೆ ಕಿಂಚಿತ್ತೂ ಅವಕಾಶವಿಲ್ಲ.

ಗ್ರಾಹಕರ ವ್ಯಾಜ್ಯ ಪರಿಹಾರ ವೇದಿಕೆಗಳು ಮತ್ತು ರಾಜ್ಯ ಗ್ರಾಹಕರ ಕಮಿಷನ್‌ಗಳಿಗೆ ಸ್ವತಂತ್ರವಾದ ಅಂತರ್ಜಾಲ ತಾಣವಿಲ್ಲ. ರಾಷ್ಟ್ರೀಯ ಗ್ರಾಹಕರ ಕಮಿಷನ್‌ನ ಅಂತರ್ಜಾಲದ ಜೊತೆಗೆ ಜಿಲ್ಲಾ ಮತ್ತು ರಾಜ್ಯ ಮಟ್ಟದ ವೇದಿಕೆಗಳನ್ನು ಬೆಸೆದಿರುವುದರಿಂದ ಅಂತರ್ಜಾಲ ತಾಣದಲ್ಲಿ ಕನ್ನಡಕ್ಕೆ ಕಿಂಚಿತ್ತೂ ಆಸ್ಪದವಿಲ್ಲ.

ರಾಜ್ಯ ಸರ್ಕಾರಿ ನೌಕರರ ನೇಮಕಾತಿ ಮತ್ತು ಸೇವಾ ಸಂಬಂಧಿತ ವ್ಯಾಜ್ಯಗಳ ವಿಲೇವಾರಿಗಾಗಿ ಕರ್ನಾಟಕ ಆಡಳಿತ ನ್ಯಾಯಮಂಡಳಿಯನ್ನು ಹೊಂದಲಾಗಿದೆ. ಇದರ ಜಾಲತಾಣದಲ್ಲಿ ಕನ್ನಡದಲ್ಲಿ ಮಾಹಿತಿಯೇನೋ ಇದೆ. ಆದರೆ ನ್ಯಾಯಮಂಡಳಿಯ ಕಲಾಪಗಳು, ಕಡತಗಳು, ಆದೇಶಗಳು ಮತ್ತು ತೀರ್ಪುಗಳು ಇಂಗ್ಲಿಷ್‌ನಲ್ಲಿ ಮಾತ್ರ ಲಭ್ಯ. ಸಂವಿಧಾನದ 348(2) ವಿಧಿಯಲ್ಲಿನ ತೊಡಕು ಹೈಕೋರ್ಟ್‌ಗೆ ಮಾತ್ರ ಅನ್ವಯಿಸಲಿದ್ದು ರಾಜ್ಯ ಗ್ರಾಹಕರ ಕಮಿಷನ್ ಮತ್ತು ಆಡಳಿತ ನ್ಯಾಯಮಂಡಳಿ ಇದರಿಂದ ಹೊರತಾಗಿವೆ. ಹಾಗಾಗಿ ಇಲ್ಲಿಯೂ ಕನ್ನಡ ಭಾಷೆಯನ್ನು ಪರಿಣಾಮಕಾರಿಯಾಗಿ ಬಳಸುವಲ್ಲಿ ಮುಂದಾಗದಿರುವುದು ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯ ಧೋರಣೆಯನ್ನು ಎತ್ತಿ ತೋರುತ್ತದೆ.

ದೇಶದ ಉನ್ನತ ನ್ಯಾಯಾಲಯಗಳ ಕಲಾಪಗಳನ್ನು ಸ್ಥಳೀಯ ಭಾಷೆಯಲ್ಲಿ ನಡೆಸಲು ಸಾಧ್ಯವಾಗದೇ ಹೋದದ್ದು ಒಕ್ಕೂಟ ವ್ಯವಸ್ಥೆಯ ಬಹು ದೊಡ್ಡ ಸೋಲು ಎಂದೇ ಅರ್ಥೈಸಬೇಕು.

ಲೇಖಕ: ಹೈಕೋರ್ಟ್ ವಕೀಲ



ಚುರುಮುರಿ



ಜಲಗಂಡರು

• ಲಿಂಗರಾಜು ಡಿ.ಎಸ್.

‘**ಸೋರುತಿಹುದು** ಮನೆಯ ಮಾಳಿಗಿ’ ಅಂತ ಮನೆ ಮುಂದೆ ಕುತುಗಂಡು ತುರೇಮಣೆ ಬುಸುಗರೀತಿದ್ರು. ‘ಇದ್ಯಾಕ್ಲಾ, ಸರೀಫ್ ಸಾಯಬ್ರನ್ನ ನೆನೆಸಿಕ್ಯಂಡು ಪಿಟೀಲು ಕುಯ್ಯತಿದೀರಾ? ಏನು ನಿಮ್ಮ ಸಮಸ್ಯೆ?’ ಅಂದು ವಿಚಾರಿಸಿದೆ.

‘ವೋಗೀ ಬಂದು ಯೋಗಿ ಹೆಗಲ ಮ್ಯಾಲೆ ಕೈ ಹಾಕಿದಂಗೆ ಮಳೆ ವಾರದಿಂದ್ಲೂ ಬುಟ್ಟೂಬುಡದೇ ಸುರಿದು ಮನೆ ಲೀಕ್ ಆಯ್ತಾದೆ ಕನೋ. ‘ನಿನ್ನ ಅಜ್ಞಾನದಿಂದಲೇ ಸೋರ್ತಿರದು’ ಅಂತ ಯೆಂಡ್ರು ಬೋದಳು’ ಅಂತ ತಣ್ಣೀರು ಸುರಿಸಿದರು.

‘ಅದು ಬುಟ್ಹಾಕಿ ಸಾ, ಈಗ ಸಾಹಿತ್ಯ ಪರಿಷತ್ ಚುನಾವಣೆ ಮುಗಿದು ಹೊಸಾ ಪಂಟ್ರುಗಳು ಬಂದವ್ರೆ. ಈಗ್ಲಾದ್ರೂ ಕನ್ನಡ ಉದ್ಧಾರಾದದ ಅಂತ!’

‘ಪರ್ಸೆಂಟೇಜ್ ಗಿರಾಕಿಗಳು ಪರಿಷತ್ತಲ್ಲೂ ಜಾಸ್ತಿಯಾದ್ರೆ ಅದೂ ಲೀಕಾಗದೇಯ!’

‘ಇನ್ನೂ ರಾಜ್ಯದಲ್ಲಿ ಎಲ್ಲೆಲ್ಲಿ ಸೋರ್ತಾ ಅದೆ ಸಾ?’ ವಿಚಾರಿಸಿದೆ.

‘ನೋಡ್ಲಾ, ಬಿಟ್‌ಕಾಯಿನ್, ಡ್ರಗ್ಸ್, ಅಕ್ರಮ ಗಣಿಗಾರಿಕೆಗಳಲ್ಲಿ ಜಲಪ್ರಳಯ ಆಗಿ ಪಾಚಿ ಗಟ್ಟೋಗ್ಯದೆ! ಈಗೀಗ ವೀನಿವರ್ಸಿಟಿಗಳಲ್ಲೂ ಲಕ್ಷದ ಲೆಕ್ಕದೇಲಿ ಪರ್ಸೆಂಟೇಜ್ ಸೋರ್ತಾ ಅದಂತೆ! ಸರ್ಕಾರಗಳು, ಪಾಲಿಕೆಗಳು, ಪ್ರಾಧಿಕಾರಗಳು, ಇಲಾಖೆಗಳು ಸಿಕ್ಕಾಪಟ್ಟೆ ಸೋರ್ತಾ ಅವೆ. ಬಿಡಿಎಗೆ ನುಂಗಸಿಗಳು ನುಗ್ಗಿ ರೂಫೆಲ್ಲಾ ತೂತಾಗಿ ತಾರಾಮಾರಾ ಸೋರ್ಯದಂತೆ. ‘ಕರ್ನಾಟಕದ ಗುತ್ತಿಗೆದಾರರ ಪರ್ಸೆಂಟೇಜು 10ರಿಂದ 40ಕ್ಕೆ ಏರಿ ಸೋರಿಕೆಯಾಯ್ತಾದೆ, ವಸಿ ನೋಡಿ’ ಅಂತ ಲೆಟರ್ ಬರೆದ್ರೂ ಮೋದಿ ಚಿಗಪ್ಪ ‘ಹೊಸ ಭಾರತ ಕಟ್ಟುವಾಗ ಇವೆಲ್ಲಾ ಸೋರದು ಸಾಮಾನ್ಯ’ ಅಂದಿಲ್ಲವಂತೆ ಕನೋ’ ಅಂತಂದ್ರು.

‘ಸಾ, ಇಷ್ಟೆಲ್ಲಾ ಸೋರಕ್ಕೆ ಕಾರಣವಾಗಿರೋ ಜಲಗಂಡರ ಏನಂತ ಕರೀಬೌದು ಸಾ!’ ಕೇಳಿದೆ.

‘ಇವರ ಖಜಾನೆ ಒಳಿಕ್ಕೆ ಪರ್ಸೆಂಟೇಜ್ ಜಲ ಸದಾ ಸೋರುತ್ಲೇ ಇರದ್ರಿಂದ ಇವರಿಗೆ ತೀರ್ಥರೂಪುಗಳು ಅಂತ ಹೇಳಬೌದು ಕಜಾ!’ ಅಂದಾಗ ನನಗರ್ಥವಾಯ್ತು ತೀರ್ಥರೂಪುಗಳು ಸೋರಕ್ಕೆ ನಮ್ಮ ಅಜ್ಞಾನವೇ ಕಾರಣ ಅಂತ!

ಸಂಗತ

ಲಸಿಕೆ ಅಭಿಯಾನ: ಇರಲಿ ಅಭಿಮಾನ

ಸರ್ಕಾರ ಮಾತ್ರವಲ್ಲದೆ ಜನಸಮೂಹ ಸಹ ಕೈಗೂಡಿಸಿದರೆ ಮಾತ್ರ ಅರ್ಹ ಎಲ್ಲರಿಗೂ ಕೋವಿಡ್ ಲಸಿಕೆ ನೀಡುವ ಗುರಿ ಸಾಧಿಸಲು ಸಾಧ್ಯ

• ಡಾ. ಲಕ್ಷ್ಮಣ ವಿ.ಎ.

ಕೋವಿಡ್ ಲಸಿಕೆ ಅಭಿಯಾನ ಆರಂಭವಾಗಿ ಹತ್ತೂವರೆ ತಿಂಗಳುಗಳು ಕಳೆದಿವೆ. ಜನವರಿ ಮಧ್ಯಭಾಗದಿಂದ ಆರಂಭದಲ್ಲೇ ಈ ಅಭಿಯಾನಕ್ಕೆ ನಿರೀಕ್ಷಿಸಿದಷ್ಟು ಜನಸ್ಪಂದನೆ ಸಿಗಲಿಲ್ಲ. ಲಸಿಕೆ ಬಗೆಗಿದ್ದ ಅನುಮಾನ, ಮೂಢನಂಬಿಕೆ, ಭಯ, ಅಪಪ್ರಚಾರದಂತಹ ಕಾರಣಗಳಿಂದ ಅಭಿಯಾನಕ್ಕೆ ಹಿನ್ನಡೆ ಮಾತ್ರವಲ್ಲ ಸ್ವತಃ ಸರ್ಕಾರವೂ ಅಸಹಾಯಕವಾಗಿತ್ತು. ಜನರ ಭಾರಿ ಬೇಡಿಕೆ ನಿರೀಕ್ಷಿಸಿ ತಯಾರಿಸಿದ್ದ ಲಸಿಕೆ ದಾಸ್ತಾನುಗಳು ಹಾಳಾಗಿ ಹೋಗುವ ಭೀತಿ ಉಂಟಾಗಿತ್ತು.

ಇತ್ತ ಆರೋಗ್ಯ ಇಲಾಖೆಯು ಜನರಿಗೆ ಲಸಿಕೆ ಹಾಕಿಸಲು ಹರಸಾಹಸ ಪಡುತ್ತಿತ್ತು. ಆದರೆ ಈ ಹೊತ್ತಿಗಾಗಲೇ ಆಗಷ್ಟೇ ಕೋವಿಡ್ ಒಂದನೇ ಅಲೆಯ ಸಂಕಟ ಮುಗಿದು ಸಂಭಾವ್ಯ ಎರಡನೆಯ ಅಲೆಯನ್ನು ಎದುರಿಸಲು ಇಲಾಖೆ ಸಜ್ಜಾಗುತ್ತಿತ್ತು. ಸರಿಯಾಗಿ ಇದೇ ಸಮಯಕ್ಕೆ ಯುರೋಪ್, ರಷ್ಯಾ, ಬ್ರೆಜಿಲ್‌ನಲ್ಲಿ ಎರಡನೆಯ ಅಲೆಯಿಂದಾಗಿ ಜನ ತತ್ತರಿಸಿ ಹೋಗುತ್ತಿದ್ದರು. ವಿಪರ್ಯಾಸವೆಂದರೆ, ಭಾರತದಲ್ಲಿ ಲಸಿಕೆ ಪಡೆಯಲು ಜನ ಹಿಂದೇಟು ಹಾಕುತ್ತಿದ್ದರು. ಆರಂಭದಲ್ಲಿ, ಅರವತ್ತು ವರ್ಷ ಮೇಲ್ಪಟ್ಟ ದುರ್ಬಲ ಆರೋಗ್ಯದವರಿಗೆ ನಂತರ, ನಲವತ್ತೈದು ವರ್ಷ ಮೇಲ್ಪಟ್ಟವರಿಗೆ ಮಾತ್ರ ಲಸಿಕೆ ನೀಡಲಾಗುತ್ತಿತ್ತು.

ಅರ್ಧ ಹಳ್ಳಿ, ಅರ್ಧ ಪಟ್ಟಣದ ಜನರನ್ನು ಒಳಗೊಂಡ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಆರೋಗ್ಯ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಾನು, ಆಶಾ ಕಾರ್ಯಕರ್ತೆಯರು ಹಾಗೂ ನರ್ಸ್‌ಗಳು ಸೇರಿ ಪ್ರತಿದಿನ ಅರ್ಹ ಫಲಾನುಭವಿಗಳ ಪಟ್ಟಿ ಹಿಡಿದು ಮನೆ ಮನೆಗೆ ಹೋಗಿ ಲಸಿಕೆಗೆ ಮನವೊಲಿಸುತ್ತಿದ್ದೆವು. ಆದರೆ ಕೆಲ ಮನೆಯವರು ಹಿಂಬಾಗಿಲಿನಿಂದ ತಪ್ಪಿಸಿಕೊಂಡು ಓಡಿಹೋಗುತ್ತಿದ್ದರು, ಕೆಲವರು ಮುಖ ತಪ್ಪಿಸುತ್ತಿದ್ದರು, ಇನ್ನು ಹಲವರು ‘ನಮಗೆ ಇಷ್ಟ ಇಲ್ಲ’ ಎಂದು ನೇರವಾಗಿ ನಿರಾಕರಿಸಿದರು. ಕೆಲ ಮನೆಗಳವರಿಂದ ನಮಗೆ ಬೈಗುಳಗಳೂ ಪ್ರಾಪ್ತವಾಗಿ ಇಡೀ ತಂಡದ ಮನೋಬಲವನ್ನು ಕುಗ್ಗಿಸುತ್ತಿದ್ದರು. ಹೀಗೆ ಆರೋಗ್ಯದ ಹಿತದೃಷ್ಟಿಯಿಂದ ಹೃದಯಪೂರ್ವಕವಾಗಿ ಸ್ವಾಗತಿಸಬೇಕಿದ್ದ ಅಭಿಯಾನವು ಜನರ ಉಡಾಫೆಯಿಂದಾಗಿ ಆಮೆಗತಿಯಲ್ಲಿ ಸಾಗಿತು. ತತ್ಫಲವಾಗಿ ಲಸಿಕಾ ಕಂಪನಿಯು ಲಸಿಕೆ ತಯಾರಿಕೆಯನ್ನು ನಿಧಾನಗೊಳಿಸಿತು. ಇದೆಲ್ಲಾ ಮಾರ್ಚ್ ಅಂತ್ಯದವರೆಗಿನ ಭಾರತದ ಪ್ರತಿಯೊಂದು ಹಳ್ಳಿ, ನಗರದ ಚಿತ್ರಣ.

ಆದರೆ ಯಾವಾಗ ಎರಡನೇ ಅಲೆ ದಿಢೀರನೆ ಬಂದು ಅಪ್ಪಳಿಸಿತೋ ಇದೇ ಜನರ ಆರೋಗ್ಯ ಕಾಳಜಿ ಇದ್ದಕ್ಕಿದ್ದಂತೆ ಜಾಗೃತವಾಯಿತು. ಅವರೆಲ್ಲ ಆಸ್ಪತ್ರೆಯ ಮುಂದೆ ಸರದಿಯಲ್ಲಿ ನಿಂತು ಲಸಿಕೆಗಾಗಿ ಗೋಗರೆಯತೊಡಗಿದರು. ಪ್ರಾಣಭಯದಲ್ಲಿ ವೈದ್ಯಕೀಯ ಸಿಬ್ಬಂದಿಗೆ ಇನ್ನಿಲ್ಲದ ಆಮಿಷವೊಡ್ಡಿ ಲಸಿಕೆಗಾಗಿ ಪೈಪೋಟಿ ನಡೆಸಿದರು. ಪುಢಾರಿಗಳು ತಮ್ಮ ಬಲ ಪ್ರದರ್ಶನಕ್ಕೆ ಅನಾರೋಗ್ಯಕರ ಪೈಪೋಟಿಗಿಳಿದರು. ಲಸಿಕೆಯು ವೋಟ್ ಬ್ಯಾಂಕ್ ರಾಜಕಾರಣದ ದಾಳವಾಗಿ ಬಳಕೆಯಾಯಿತು.

ಆ ಸಂದರ್ಭದಲ್ಲಿ ಇಕ್ಕಟ್ಟಿಗೆ ಸಿಲುಕಿಕೊಂಡಿದ್ದು ಆರೋಗ್ಯ ಇಲಾಖೆ. ಒಂದೆಡೆ, ಸೂಕ್ತ ಚಿಕಿತ್ಸೆ ಸಿಗದೇ ಪರದಾಡುತ್ತಿದ್ದ ರೋಗಿಗಳ ಆರೈಕೆ, ಕೋವಿಡ್ ಪರೀಕ್ಷೆಗಾಗಿ ಸಾಲುಗಟ್ಟಿ ನಿಂತವರ ಪರೀಕ್ಷೆ, ಆಕ್ಸಿಜನ್‌ಬೆಡ್ ಸಿಗದೇ ಬೀದಿ ಬದಿಯಲ್ಲಿ, ಆಸ್ಪತ್ರೆಯ ಕಾರಿಡಾರುಗಳಲ್ಲಿ ಸಾಯುತ್ತಿದ್ದ ರೋಗಿಗಳು, ಇದರ ಜೊತೆ ಜೊತೆಗೇ ಅರ್ಹರಿಗೆ ಶೀಘ್ರವಾಗಿ ಲಸಿಕೆ ನೀಡುವ ಅನಿವಾರ್ಯ. ದುರ್ದೈವದ ಸಂಗತಿಯೆಂದರೆ, ಈ ಸಮಯದಲ್ಲಿ ತೀವ್ರವಾದ ಲಸಿಕೆಯ ಅಭಾವ. ಇದ್ದಕ್ಕಿದ್ದಂತೆ ಲಸಿಕೆಗೆ ಬೇಡಿಕೆ ಹೆಚ್ಚಾದ್ದರಿಂದ ಅದರ ಪೂರೈಕೆಯಲ್ಲಾದ ವ್ಯತ್ಯಯಗಳು. ಕೆಲವು ಕಡೆ ಪ್ರಭಾವಿಗಳ ಕೈವಾಡದಿಂದ, ವ್ಯಕ್ತಿ ನಲವತ್ತೈದು ದಾಟಲ್ಲದಿದ್ದರೂ ಲಸಿಕೆ ಕೊಡಬೇಕೆನ್ನುವ ಒತ್ತಡ! ಈ ಎಲ್ಲಾ ಕಾರಣಗಳಿಂದ ಎಲ್ಲೆಲ್ಲೂ ಭೀತಿ, ಅಲ್ಲೋಲ ಕಲ್ಲೋಲದ ವಾತಾವರಣ.



ಅದನ್ನೆಲ್ಲಾ ನೆನಪಿಸಿಕೊಂಡರೆ ಈಗಲೂ ಮೈ ಕಂಪಿಸುತ್ತದೆ. ಏರಿದಷ್ಟೇ ವೇಗದಲ್ಲಿ ಇಳಿದ ಎರಡನೆಯ ಅಲೆ ಜನರಿಗೆ ಕೊಂಚ ನಿರಾಳ ತಂದಿತು. ಜನ ಮತ್ತೆ ಲಸಿಕೆ ಪಡೆಯಲು ಸ್ವಯಂಪ್ರೇರಿತರಾಗಿ ಆಸ್ಪತ್ರೆಯತ್ತ ಧಾವಿಸಿದರು. ಈ ವೇಳೆಗಾಗಲೇ ಬೇಡಿಕೆಗೆ ತಕ್ಕಂತೆ ಲಸಿಕೆಯೂ ಪೂರೈಕೆಯಾಗಿ ಸದ್ಯ ಕರ್ನಾಟಕ ಅತಿ ಹೆಚ್ಚು ಲಸಿಕೆ ನೀಡಿದ ಎರಡನೆಯ ರಾಜ್ಯವಾಗಿದೆ. ಆದರೆ ಕೋವಿಡ್‌ನ ಆತಂಕ ಇನ್ನೂ ಸಂಪೂರ್ಣವಾಗಿ ಮರೆಯಾಗಿಲ್ಲ. ಹೀಗಾಗಿ ಮೈಮರೆಯುವಂತಿಲ್ಲ.

ಅತ್ಯಾಧುನಿಕ ವೈದ್ಯಕೀಯ ಸೌಲಭ್ಯ ಹೊಂದಿದ ಯುರೋಪಿಯನ್ ದೇಶಗಳು ಲಸಿಕೆ ನೀಡಿದ್ದರೂ ಮೂರು ಮತ್ತು ನಾಲ್ಕನೆಯ ಅಲೆಗಳನ್ನು ಸೂಕ್ತವಾಗಿ ಎದುರಿಸಲು ಹೆಣಗಾಡುತ್ತಿವೆ. ಈಗ ಭಾರತದಲ್ಲಿ ಕೋವಿಡ್‌ನ ರೂಪಾಂತರಿ ಡೆಲ್ಟಾ ವೈರಸ್ ದುರ್ಬಲವಾಗಿದೆ. ಲಸಿಕೆ ಪಡೆದುಕೊಂಡ ಬಹುತೇಕರು ಕೇವಲ ಮನೆ ಉಪಚಾರದಿಂದ ವಾಸಿಯಾಗುತ್ತಿರುವುದು ಸಂತಸದ ಸಂಗತಿ.

ಮೂರನೆಯ ಸಂಭಾವ್ಯ ಅಲೆಯನ್ನು ಎದುರಿಸಲು ಸಜ್ಜಾಗಿರುವ ಆರೋಗ್ಯ ಇಲಾಖೆಯ ಮುಂದೆ ಅನೇಕ ಸವಾಲುಗಳಿವೆ. ಜನಸಮೂಹಕ್ಕೆ ಮರೆವು ಜಾಸ್ತಿ. ಬಹಳಷ್ಟು ಲಸಿಕೆ ಲಭ್ಯವಿದ್ದರೂ ಮತ್ತದೇ ನಿರಾಸಕ್ತಿ, ಆರೋಗ್ಯದ ಮೇಲಿನ ನಿಷ್ಕಾಳಜಿಯಿಂದಾಗಿ ನಿರೀಕ್ಷಿತ ವೇಗದಲ್ಲಿ ಲಸಿಕೆ ನೀಡಿಕೆ ಸಾಧ್ಯವಾಗುತ್ತಿಲ್ಲ.

ಇನ್ನು ಮೈ ಮರೆಯದೆ ಸಕಾಲಕ್ಕೆ ಲಸಿಕೆ ಪಡೆದುಕೊಂಡರೆ ಸಂಭಾವ್ಯ ಅಲೆಗಳನ್ನು ಧೈರ್ಯವಾಗಿ ಎದುರಿಸಬಹುದು. ಅಭಿಯಾನದಲ್ಲಿ ಸರ್ಕಾರ ಮಾತ್ರವಲ್ಲದೆ ಜನಸಮೂಹ ಕೈಗೂಡಿಸಿದರೆ ಮಾತ್ರ ನಾವು ಇನ್ನು ಕೆಲವೇ ದಿನಗಳಲ್ಲಿ ನೂರು ಪ್ರತಿಶತ ಲಸಿಕೆ ಗುರಿ ಸಾಧಿಸಲು ಸಾಧ್ಯ.

ವಾಚಕರ ವಾಣಿ

ಕೊರೊನಾ ಜಾಗೃತಿ ಸಂದೇಶ ಅಗತ್ಯ

ಚಿತ್ರಮಂದಿರಗಳಲ್ಲಿ ಚಲನಚಿತ್ರ ಪ್ರಾರಂಭಕ್ಕೆ ಮೊದಲು ಹಾಗೂ ವಿರಾಮದ ನಂತರ ಧೂಮಪಾನ ವಿರೋಧಿ ಜಾಹೀರಾತುಗಳನ್ನು ಪ್ರಸಾರ ಮಾಡಲಾಗುತ್ತದೆ. ಆದರೆ ಇದರ ಜೊತೆಗೆ ಪ್ರಸ್ತುತ ಕೊರೊನಾ ಕುರಿತ ಜಾಗೃತಿ ಸಂದೇಶಗಳನ್ನೂ ಪರಿಣಾಮಕಾರಿಯಾಗಿ ಚಿತ್ರಿಸಿ ಪ್ರಸಾರ ಮಾಡಬೇಕಾದ ಅಗತ್ಯವಿದೆ. ನಮ್ಮ ಸ್ಟಾರ್ ನಟ, ನಟಿಯರು ನಟಿಸುವುದರಿಂದ ಈ ಜಾಹೀರಾತುಗಳು ಹೆಚ್ಚು ಪರಿಣಾಮಕಾರಿ ಆಗುವ ಸಾಧ್ಯತೆ ಇದೆ.

ಹರವೆಸಂಗಣ್ಣಪ್ರಕಾಶ್, ಚಾಮರಾಜನಗರ

ತೊರವೆ ರಾಮಾಯಣ: ಲಭ್ಯವಾಗಲಿ ಕೃತಿ

ಕನ್ನಡದ ರಾಮಾಯಣ ಕೃತಿಗಳಲ್ಲಿ ತೊರವೆ ರಾಮಾಯಣವೂ ಒಂದು. 15ನೇ ಶತಮಾನದಲ್ಲಿ ರಚಿತವಾದ ಈ ಕೃತಿಯನ್ನು ನಡುಗನ್ನಡದಲ್ಲಿ (ಭಾಮಿನಿ ಷಟ್ಪದಿಯಲ್ಲಿ) ತೊರವೆ ನರಹರಿ ಅಥವಾ ಕುಮಾರ ವಾಲ್ಮೀಕಿಯು ರಚಿಸಿದ್ದಾನೆ. ಸರಳ ನಿರೂಪಣೆಯಿಂದಾಗಿ ಈ ಕೃತಿ ಜನಪ್ರಿಯತೆಯನ್ನು ಪಡೆದಿದೆ. ಒಂದು ಕಾಲದಲ್ಲಿ ಮಲೆನಾಡಿನ ಬಹುತೇಕ ಮನೆಗಳಲ್ಲಿ ಈ ಪುಸ್ತಕ ಸಂಗ್ರಹವಿದ್ದು ಮನೆಮಂದಿಯೆಲ್ಲ ಕುಳಿತು ಸಾಯಂಕಾಲ ಓದುವುದು ವಾಡಿಕೆಯಾಗಿತ್ತು. ಜೊತೆಗೆ ಯಕ್ಷಗಾನದ ಅನೇಕ ಪ್ರಸಂಗಗಳಿಗೆ ಈ ಕೃತಿ ಆಧಾರ.

ವಿಪರ್ಯಾಸವೆಂದರೆ, ಕೃತಿಯ ಪ್ರತಿಗಳು ಈಗ ಪುಸ್ತಕದ ಅಂಗಡಿಗಳಲ್ಲಿ ಸಿಗುತ್ತಿಲ್ಲ. ಎರಡು– ಮೂರು ವರ್ಷಗಳಿಂದ ಈ ಕೃತಿಗಾಗಿ ಬೆಂಗಳೂರಿನ ಎಲ್ಲ ಪುಸ್ತಕದ ಅಂಗಡಿಗಳಲ್ಲಿ ಹಾಗೂ ಸಾಹಿತ್ಯ ಪರಿಷತ್‌ನಲ್ಲಿ ವಿಚಾರಿಸಿದ್ದೇನೆ. ‘ಖಾಲಿಯಾಗಿದೆ, ಮರುಮುದ್ರಣಗೊಂಡಿಲ್ಲ’ ಎಂಬ ಉತ್ತರವೇ ದೊರೆಯುತ್ತಿದೆ. ಇದನ್ನು ಕೇಳಿ ನಿಜಕ್ಕೂ ಬೇಸರ ಆಗುತ್ತಿದೆ. ಇದು ಒಂದು ಕೃತಿಯ ಕಥೆ. ಇಂತಹ ಅನೇಕ ಮಹತ್ವದ ಕೃತಿಗಳ ಸ್ಥಿತಿ ಹೇಗಿರಬಹುದು? ಕನ್ನಡ ಸಂಸ್ಕೃತಿಯನ್ನು ಬಿಂಬಿಸುವ ಕೃತಿಗಳು ಎಲ್ಲ ಕಾಲಕ್ಕೂ ಎಲ್ಲರಿಗೂ ಸಿಗಬೇಕಲ್ಲವೇ? ಈ ಬಗ್ಗೆ ಅನಾದರವೇಕೆ ಎಂಬುದು ಅರ್ಥವಾಗುತ್ತಿಲ್ಲ. ಇದು ಸರ್ಕಾರ ಹಾಗೂ ಸಾಹಿತ್ಯ ಪರಿಷತ್ತಿನ ಹೊಣೆಗಾರಿಕೆಯಲ್ಲವೇ? ಈ ಬಗ್ಗೆ ಇನ್ನಾದರೂ ಯೋಚಿಸಲಿ.

ರವಿ ಮಡೋಡಿ, ಬೆಂಗಳೂರು

ಮತದಾರರ ಪಟ್ಟಿ ಪರಿಷ್ಕರಣೆಯಾಗಲಿ

ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಶೇಕಡ 52.09ರಷ್ಟು ಮತದಾನವಾಗಿದೆ. ಸಾರ್ವತ್ರಿಕ ಚುನಾವಣೆಗಳಂತೆ ಇಲ್ಲಿಯೂ ಕಡಿಮೆ ಮತದಾನವಾಗಿದೆ. ವಿಶೇಷವಾಗಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಬರೀ ಶೇ 28.88ರಷ್ಟು ಮತದಾನವಾಗಿದೆ. ವಿದ್ಯಾವಂತರು, ಕನ್ನಡ ಅಭಿಮಾನಿಗಳು, ಸಾಹಿತಿಗಳೇ ಮತದಾನ ಮಾಡಲು ಹಿಂದೇಟು ಹಾಕಿದ್ದು ಒಂದು ಕಡೆಯಾದರೆ, ಮತ್ತೊಂದು ಕಾರಣ, ನೂರು ವರ್ಷಗಳ ಇತಿಹಾಸ ಹೊಂದಿರುವ ಕಸಾಪ ಆಜೀವ ಸದಸ್ಯರ ಮತದಾರರ ಪಟ್ಟಿಯನ್ನು ಈವರೆಗೂ ಪರಿಷ್ಕರಿಸದೇ ಇರುವುದು. ಇದರಿಂದ, ಸಹಸ್ರಾರು ಮೃತ ಸದಸ್ಯರ ಹೆಸರುಗಳು ಪಟ್ಟಿಯಲ್ಲೇ ಉಳಿದುಕೊಂಡಿವೆ. ಇದು ಸಹ ಮತದಾನದ ಪ್ರಮಾಣ ಕಡಿಮೆ ಎನಿಸಲು ಕಾರಣವಾಗಿದೆ. ಈ ದಿಸೆಯಲ್ಲಿ ಚುನಾವಣಾ ಆಯೋಗದಂತೆ ಪ್ರತಿವರ್ಷ ಮತದಾರರ ಪಟ್ಟಿ ಪರಿಷ್ಕರಣೆಯಾಗಬೇಕು.

ಮಲ್ಲಪ್ಪ ಫ. ಕರೇಣ್ಣನವರ, ರಾಣೆಬೆನ್ನೂರು

ವಿಡಂಬನೆ: ವ್ಯತ್ಯಾಸ ಅರಿಯಬೇಕಿದೆ

ವಿಡಂಬನಕಾರ ವೀರ್ ದಾಸ್ ಅವರು ಅಮೆರಿಕದಲ್ಲಿ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ, ಕೆಲವು ಜನರ ನಡೆ ಇಡೀ ದೇಶದ ಲಕ್ಷಣವಲ್ಲ ಎಂದು ಸಾಮಗ ದತ್ತಾತ್ರಿ ಹೇಳಿದ್ದಾರೆ (ವಾ. ವಾ., ನ. 22). ಇಲ್ಲಿ ನಾವು ಗಮನಿಸಬೇಕಾಗಿರುವುದು ವಿಡಂಬನೆಗೂ ಗಂಭೀರ ಹೇಳಿಕೆಗಳಿಗೂ ಇರುವ ವ್ಯತ್ಯಾಸವನ್ನು. ವೀರ್ ದಾಸ್ ಹಾಸ್ಯಕ್ಕೆ ಹೆಸರಾದವರು. ವಿಡಂಬನೆಯ ಉದ್ದೇಶವೇ ವಿಷಯಗಳನ್ನು ಸೂಕ್ಷ್ಮವಾಗಿ ಹಾಸ್ಯದ ಲೇಪನದಿಂದ ಜನರ ಮುಂದಿಡುವುದು. ಇದರಲ್ಲಿ ಉತ್ಪ್ರೇಕ್ಷೆ ಇದ್ದರೂ ಅದು ಮುಖ್ಯವಲ್ಲ. ಅಲ್ಲದೇ ಅವಮಾನ ಎಂದೂ ಭಾವಿಸಬೇಕಿಲ್ಲ.

ಇದಕ್ಕೆ ವಿರುದ್ಧವಾಗಿ ಕೆಲವು ಸರ್ಕಾರಿ ಕೃಪಾಪೋಷಿತ ವ್ಯಕ್ತಿಗಳ ಅಸಂಬದ್ಧ, ಅವಿವೇಕದ ಹೇಳಿಕೆಗಳು ಅಸಹ್ಯಕರವೂ ಅವಮಾನ ತರುವಂಥವೂ ಆಗಿವೆ. ಇಂಥ ವ್ಯಕ್ತಿಗಳು ಖ್ಯಾತರೂ ಆಗಿರುವುದರಿಂದ ಅವರ ಮಾತುಗಳು ಬೇಗ ಎಲ್ಲರಿಗೂ ಮುಟ್ಟುತ್ತವೆ. ಒಂದು ವೇಳೆ ದೇಶದ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡುವುದಾದರೆ ಅದು ಇಂಥವರ ಹೇಳಿಕೆಗಳಿಂದ. ಆದರೂ ಪ್ರಜಾತಂತ್ರದ ಆರೋಗ್ಯಕರ ಬೆಳವಣಿಗೆಯಲ್ಲಿ ಅಭಿಪ್ರಾಯ- ಭಿನ್ನಾಭಿಪ್ರಾಯ ಎರಡೂ ಮುಖ್ಯ ಮತ್ತು ಅನಿವಾರ್ಯ ಎಂಬುದನ್ನೂ ನಾವು ಮರೆಯಬಾರದು.

ಎಚ್.ವಿ.ನಟರಾಜ, ಬೆಂಗಳೂರು

ಕಿತ್ತೂರು ಕರ್ನಾಟಕಕ್ಕೆ ಸೇರ್ಪಡೆ: ಅಸಮಂಜಸ ನಿರ್ಧಾರ


‘ಕಿತ್ತೂರು ಕರ್ನಾಟಕ’ದ ವ್ಯಾಪ್ತಿಗೆ ಉತ್ತರ ಕನ್ನಡ ಜಿಲ್ಲೆಯ ಸೇರ್ಪಡೆ ಸರಿಯಲ್ಲ ಎಂಬ ಬೀರಣ್ಣನಾಯಕ ಮೊಗಟಾ ಅವರ ಅಭಿಪ್ರಾಯ (ವಾ.ವಾ., ನ. 22) ಸರಿಯಾಗಿದೆ. ರಾಜ್ಯದ ನಾಲ್ಕು ಮೂಲ ಅವಿಭಜಿತ ಜಿಲ್ಲೆಗಳು (ಕಾರವಾರ, ಬೆಳಗಾವಿ, ಬಿಜಾಪುರ ಮತ್ತು ಧಾರವಾಡ) ಅಂದು ಮುಂಬೈ ರಾಜ್ಯಕ್ಕೆ ಒಳಪಟ್ಟಿದ್ದವು. ಅದಕ್ಕಾಗಿ ಆ ಪ್ರದೇಶವನ್ನು ಮುಂಬೈ-ಕರ್ನಾಟಕ ಅಂತ ಹೇಳಲಾಗುತ್ತಿತ್ತು. ಕಿತ್ತೂರು ರಾಜ್ಯವನ್ನು ಆಳಿದ ರಾಣಿ ಚೆನ್ನಮ್ಮ ಅವರ ಬಗ್ಗೆ ಅಭಿಮಾನವಿದೆ. ಬ್ರಿಟಿಷರ ವಿರುದ್ಧ ಹೋರಾಡಿದ ಅವರ ಬಗ್ಗೆ ಹೆಮ್ಮೆಯೂ ಇದೆ. ಆದರೆ ಕಿತ್ತೂರು ಪಟ್ಟಣವು ಉತ್ತರ ಕನ್ನಡ ಜಿಲ್ಲೆಗಿಂತ ಸ್ವಲ್ಪ ಭಿನ್ನವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಜನರ ಅಭಿಪ್ರಾಯಗಳನ್ನು ಗಣನೆಗೇ ತೆಗೆದುಕೊಳ್ಳದೆ ಏಕಾಏಕಿ ‘ಕಿತ್ತೂರು ಕರ್ನಾಟಕ’ ಅಂತ ಹೆಸರಿಸಿದ್ದು ಹಾಗೂ ಅದರಲ್ಲಿ ಉತ್ತರ ಕನ್ನಡ ಜಿಲ್ಲೆಯನ್ನು ಸೇರಿಸಿದ್ದು ಅಷ್ಟು ಸಮಂಜಸವಲ್ಲ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಈ ಮೂರು ಜಿಲ್ಲೆಗಳನ್ನು ‘ಕರಾವಳಿ ಕರ್ನಾಟಕ’ ಎಂದು ಹೆಸರಿಸಬಹುದೇನೊ?

ಚಂದ್ರಕಾಂತ ನಾಮಧಾರಿ, ಅಂಕೋಲಾ

Printed and published by B A Ravi on behalf of The Printers (Mysore) Private Ltd., at The Printers (Mysore) Private Ltd, Plot Nos. 7-12, Kumbalgodu Industrial Area, Bengaluru-560 074. News Editor: Sudesha Doddapalya (Responsible for selection of news under the PRB Act). Editorial Office: 75, Mahatma Gandhi Road, Bengaluru- 560 001. E-mail: editorpv@prajavani.co.in. Phone: 080 - 45557333, Editorial: 080 - 45557251, Circ: 1800-425-8009, Advt: 1800-425-8008. Also printed at Hubballi-Dharwad, Mangaluru, Kalaburagi, Davanagere, Mysuru and Hosapete.

3 ರಾಜಧಾನಿ ಕೈಬಿಟ್ಟ ಆಂಧ್ರ

ಆಂಧ್ರ ಪ್ರದೇಶದ ಹಿಂದಿನ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಅಮರಾವತಿಯನ್ನು ಜಾಗತಿಕ ಮಟ್ಟದ ನಗರವಾಗಿ ಕಟ್ಟಿ ರಾಜಧಾನಿಯಾಗಿಸುವ ಯೋಜನೆ ಹೊಂದಿದ್ದರು. ನಂತರ ಅಧಿಕಾರಕ್ಕೆ ಬಂದ ಜಗನ್ ಮೋಹನ್‌ರೆಡ್ಡಿ ಅವರು ಅಮರಾವತಿಯ ಜತೆಗೆ ಕರ್ನೂಲ್ ಮತ್ತು ವಿಶಾಖಪಟ್ಟಣವನ್ನೂ ರಾಜಧಾನಿಯಾಗಿ ಬೆಳೆಸುವ ನಿರ್ಧಾರಕ್ಕೆ ಬಂದಿದ್ದರು. ರಾಜಧಾನಿ ವಿಕೇಂದ್ರೀಕರಣ ಯೋಜನೆಗೆ ಅಮರಾವತಿಯ ರೈತರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ರೈತರ ಪ್ರತಿಭಟನೆಯು 700 ದಿನ ದಾಟಿದ ಬಳಿಕ, ರಾಜಧಾನಿ ವಿಕೇಂದ್ರೀಕರಣವನ್ನು ಕೈಬಿಡಲು ಆಂಧ್ರ ಪ್ರದೇಶ ಸರ್ಕಾರ ನಿರ್ಧರಿಸಿದೆ. ರಾಜಧಾನಿ ಆಯ್ಕೆಯ ಹಿಂದಿನ ರಾಜಕೀಯ ಮತ್ತು ಇತರ ಲೆಕ್ಕಾಚಾರಗಳು ಹೀಗಿವೆ



ರಾಜಕೀಯ ಲೆಕ್ಕಾಚಾರ

ಅಮರಾವತಿಯನ್ನು ರಾಜಧಾನಿಯನ್ನಾಗಿಸುವ ಟಿಡಿಪಿ ಸರ್ಕಾರದ ನಿರ್ಧಾರದ ಹಿಂದೆ ರಾಜಕೀಯ ಲೆಕ್ಕಾಚಾರಗಳಿದ್ದವು. ಅಂತೆಯೇ ರಾಜ್ಯಕ್ಕೆ ಮೂರು ರಾಜಧಾನಿ ರಚಿಸುವ ವೈಎಸ್‌ಆರ್‌ಸಿ ಸರ್ಕಾರದ ನಡೆಯ ಹಿಂದೆಯೂ ರಾಜಕೀಯ ಲೆಕ್ಕಾಚಾರವೇ ಇತ್ತು. ಅಮರಾವತಿ ಜಿಲ್ಲೆ ವ್ಯಾಪಿಸಿರುವ ಗುಂಟೂರು ಮತ್ತು ವಿಜಯವಾಡ ಪ್ರದೇಶದಲ್ಲಿ ಕಮ್ಮ ಸಮುದಾಯದವರ ಪ್ರಾಬಲ್ಯವಿದೆ. ಈ ಸಮುದಾಯದ ನಾಯಕರಾಗಿರುವ ಎನ್.ಚಂದ್ರಬಾಬು ನಾಯ್ಡು ಅವರು ಸಹಜವಾಗಿಯೇ, ತಮ್ಮ ಮತಗಳ ಭದ್ರಕೋಟೆಯಲ್ಲಿ ರಾಜಧಾನಿ ಇರಬೇಕು ಎಂದು ಯೋಜಿಸಿದರು. ಇದೇ ಕಾರಣಕ್ಕೆ, ಹೆಚ್ಚು ಫಲವತ್ತಾದ ಕೃಷಿ ಭೂಮಿ ಇರುವ ಪ್ರದೇಶವನ್ನೇ ರಾಜಧಾನಿಯನ್ನಾಗಿ ಆಯ್ಕೆ ಮಾಡಿಕೊಳ್ಳಲಾಗಿತ್ತು. ಇದು ಒಂದು ದೊಡ್ಡ ರಾಜಕೀಯ ತಂತ್ರವಾಗಿತ್ತು ಎಂದು ತಜ್ಞರು ವಿಶ್ಲೇಷಿಸಿದ್ದಾರೆ.


‘ರೆಡ್ಡಿ ಸಮುದಾಯದವರು ಬಹುಸಂಖ್ಯಾತರಾಗಿರುವ ರಾಯಲಸೀಮಾ ಪ್ರದೇಶವು ಅಭಿವೃದ್ಧಿಯಲ್ಲಿ ಹಿಂದುಳಿದಿದೆ. ಆದರೆ, ಕಮ್ಮ ಜನರನ್ನು ಓಲೈಸಲು ಗುಂಟೂರು–ವಿಜಯವಾಡ ಪ್ರದೇಶವನ್ನು ರಾಜಧಾನಿಗೆ ಆಯ್ಕೆ ಮಾಡಿಕೊಳ್ಳಲಾಗಿದೆ’ ಎಂಬ ಆರೋಪ, ಅಮರಾವತಿಯನ್ನು ಆಯ್ಕೆ ಮಾಡಿಕೊಳ್ಳುವ ವೇಳೆ ಕೇಳಿಬಂದಿತ್ತು. ಹೀಗಾಗಿಯೇ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್‌ಸಿ ಅಧಿಕಾರಕ್ಕೆ ಬಂದಾಗ ಅಮರಾವತಿಯಿಂದ ರಾಜಧಾನಿಯನ್ನು ವಿಕೇಂದ್ರೀಕರಿಸುವ ಯತ್ನ ಮಾಡಿತು. ಆ ಮೂಲಕ ರೆಡ್ಡಿ ಜನರ ಓಲೈಕೆಗೆ ಮುಂದಾಯಿತು ಎಂದು ವಿಶ್ಲೇಷಿಸಲಾಗಿದೆ.

ರಾಜ್ಯದ ಎಲ್ಲಾ ಭಾಗಗಳನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ 3 ರಾಜಧಾನಿಗಳನ್ನು ರಚಿಸಲಾಗುತ್ತಿದೆ ಎಂದು ವೈಎಸ್‌ಆರ್‌ಸಿ ಸರ್ಕಾರವು ತನ್ನ ನಡೆಯನ್ನು ಸಮರ್ಥಿಸಿಕೊಂಡಿತ್ತು. ಆದರೆ, ಟಿಡಿಪಿ ಸರ್ಕಾರದ ನಿರ್ಧಾರವನ್ನು ತೆಗೆದುಹಾಕುವ ಏಕೈಕ ಉದ್ದೇಶದಿಂದಷ್ಟೇ ವೈಎಸ್‌ಆರ್‌ಸಿ ಸರ್ಕಾರವು ಈ ನಿರ್ಧಾರವನ್ನು ತೆಗೆದುಕೊಂಡಿತ್ತು. ರಾಯಲಸೀಮಾ ಅಭಿವೃದ್ಧಿಯಲ್ಲಿ ಹಿಂದುಳಿದಿದೆ. ಈ ಪ್ರದೇಶದ ಕರ್ನೂಲ್ ಜಿಲ್ಲೆಯನ್ನು, ನ್ಯಾಯಾಂಗ ರಾಜಧಾನಿಯನ್ನಾಗಿಸಲು ಸರ್ಕಾರ ಮುಂದಾಗಿತ್ತು. ನ್ಯಾಯಾಂಗ ವ್ಯವಸ್ಥೆಯನ್ನಷ್ಟೇ ಸ್ಥಾಪಿಸಿದರೆ, ಈ ಪ್ರದೇಶದ ಅಭಿವೃದ್ಧಿ ಸಾಧ್ಯವಿಲ್ಲ. ಹೀಗಿದ್ದೂ ಅಲ್ಲಿ ರಾಜಧಾನಿ ರಚನೆಗೆ ಮುಂದಾದುದರ ಹಿಂದೆ, ರೆಡ್ಡಿ ಸಮುದಾಯದ ಮತದಾರರನ್ನು ಸಮಾಧಾನಪಡಿಸುವ ಹೊರತಾಗಿ ಬೇರೆ ಕಾರಣಗಳು ಇಲ್ಲ ಎಂದು ವಿಶ್ಲೇಷಿಸಲಾಗಿದೆ.

ಕಾರ್ಯಾಂಗದ ರಾಜಧಾನಿಯನ್ನಾಗಿ ರಾಜ್ಯದ ಉತ್ತರ ಭಾಗದಲ್ಲಿರುವ ವಿಶಾಖಪಟ್ಟಣವನ್ನು ಆಯ್ಕೆ ಮಾಡಿಕೊಳ್ಳಲಾಗಿತ್ತು. ಅವಿಭಜಿತ ಆಂಧ್ರಪ್ರದೇಶಲ್ಲಿ ವಿಶಾಖಪಟ್ಟಣವು ಎರಡನೇ ಅತ್ಯಂತ ದೊಡ್ಡ ನಗರ ಮತ್ತು ಅಭಿವೃದ್ಧಿ ಹೊಂದಿದ ಪ್ರದೇಶವಾಗಿತ್ತು. ಈಗಿನ ಆಂಧ್ರಪ್ರದೇಶದಲ್ಲೂ ಅದು ಅತ್ಯಂತ ದೊಡ್ಡ ಮತ್ತು ಹೆಚ್ಚು ಅಭಿವೃದ್ಧಿ ಹೊಂದಿದ ಜಿಲ್ಲೆಯಾಗಿದೆ. ಹೀಗಾಗಿ ರಾಜ್ಯದ ಬೇರೆ ಜಿಲ್ಲೆಗಳನ್ನು ಕಡೆಗಣಿಸಿ, ವಿಶಾಖಪಟ್ಟಣವನ್ನು ಅಭಿವೃದ್ಧಿಪಡಿಸುತ್ತೇವೆ ಎಂಬುದರಲ್ಲಿ ಅರ್ಥವಿಲ್ಲ. ಈ ಪ್ರದೇಶದಲ್ಲಿ ಬಿಜೆಪಿಯ ಪ್ರಾಬಲ್ಯ ಹೆಚ್ಚುತ್ತಿದೆ. ಅದನ್ನು ನಿಯಂತ್ರಿಸುವ ಸಲುವಾಗಿ ವಿಶಾಖಪಟ್ಟಣವನ್ನು ರಾಜಧಾನಿಯನ್ನಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ವಿಶ್ಲೇಷಿಸಲಾಗಿದೆ.

‘ಅಮರಾವತಿ ರಚನೆಗೆ ಕ್ರಮ ತೆಗೆದುಕೊಳ್ಳುವ ಮುನ್ನವೇ ಕಮ್ಮ ಸಮುದಾಯದ ರಾಜಕೀಯ ನಾಯಕರು ಆ ಪ್ರದೇಶದಲ್ಲಿ ಜಮೀನು ಖರೀದಿಸಿದ್ದರು. ನಂತರ ಅಮರಾವತಿಗಾಗಿ ಸರ್ಕಾರ ಭೂಸ್ವಾಧೀನ ಮಾಡಿಕೊಂಡ ಜಮೀನಿನಲ್ಲಿ, ಈ ನಾಯಕರ ಜಮೀನಿನ ಪಾಲೇ ಅತ್ಯಧಿಕವಾಗಿತ್ತು’ ಎಂದು ವೈಎಸ್‌ಆರ್‌ಸಿ ನಾಯಕರು ಆರೋಪಿಸುತ್ತಿದ್ದಾರೆ. ಇದನ್ನು ತಪ್ಪಿಸುವ ಉದ್ದೇಶದಿಂದಲೇ ರಾಜಧಾನಿಯನ್ನು ವಿಕೇಂದ್ರೀಕರಿಸಲಾಗುತ್ತಿದೆ ಎಂದೂ ಅವರು ಹೇಳುತ್ತಿದ್ದಾರೆ. ಆದರೆ ಅವರದ್ದೇ ಸರ್ಕಾರವಿದ್ದರೂ, ಈ ಬಗ್ಗೆ ತನಿಖೆಗೆ ಆದೇಶಿಸಿಲ್ಲ. ಹೀಗಾಗಿ ಈ ಅಕ್ರಮದ ಕಾರಣದಿಂದ ರಾಜಧಾನಿಯನ್ನು ವಿಕೇಂದ್ರೀಕರಿಸಲಾಗುತ್ತದೆ ಎಂಬುದು ಪೂರ್ಣಸತ್ಯವಲ್ಲ ಎಂದು ತಜ್ಞರು ಹೇಳಿದ್ದಾರೆ.


ಜಗನ್ ಮೋಹನ್ ರೆಡ್ಡಿ


ಎನ್‌.ಚಂದ್ರಬಾಬು ನಾಯ್ಡು

ಮಸೂದೆಗಳು ಏನು ಹೇಳುತ್ತವೆ?

ಮೂರು ರಾಜಧಾನಿ ಸ್ಥಾಪನೆ ಕುರಿತು 2020ರ ಜನವರಿಯಲ್ಲಿ ಮಸೂದೆಗಳನ್ನು ಮಂಡಿಸಲಾಗಿತ್ತು. ಅವುಗಳೆಂದರೆ, ‘ಆಂಧ್ರಪ್ರದೇಶ ರಾಜಧಾನಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ ರದ್ದು ಮಸೂದೆ’ ಮತ್ತು ‘ಆಂಧ್ರಪ್ರದೇಶ ವಿಕೇಂದ್ರೀಕರಣ ಮತ್ತು ಎಲ್ಲಾ ಪ್ರದೇಶಗಳ ಸಮಗ್ರ ಅಭಿವೃದ್ಧಿ ಮಸೂದೆ’.

ಈ ಮಸೂದೆಗಳ ಪ್ರಕಾರ, ರಾಯಲಸೀಮಾ ಭಾಗದ ಕರ್ನೂಲ್ ಅನ್ನು ನ್ಯಾಯಾಂಗ ರಾಜಧಾನಿಯಾಗಿ, ರಾಜ್ಯದ ಉತ್ತರ ಭಾಗದ ವಿಶಾಖಪಟ್ಟಣವನ್ನು ಕಾರ್ಯಾಂಗ ರಾಜಧಾನಿಯಾಗಿ, ಅಮರಾವತಿಯನ್ನು ಶಾಸಕಾಂಗ ರಾಜಧಾನಿಯನ್ನಾಗಿ ಪ್ರತ್ಯೇಕಿಸಬೇಕು. ಹೈಕೋರ್ಟ್ ಹಾಗೂ ನ್ಯಾಯಾಂಗಕ್ಕೆ ಸಂಬಂಧಪಟ್ಟ ಎಲ್ಲ ಕಚೇರಿ ಮತ್ತು ವಿಭಾಗಗಳನ್ನು ಕರ್ನೂಲ್‌ಗೆ, ಆಡಳಿತಕ್ಕೆ ಸಂಬಂಧಪಟ್ಟ ಕಚೇರಿ ಹಾಗೂ ವಿಭಾಗಗಳನ್ನು ವಿಶಾಖಪಟ್ಟಣಕ್ಕೆ ಸ್ಥಳಾಂತರ ಮಾಡುವ ಸಂಬಂಧ ಹೈಕೋರ್ಟ್‌ಗೆ ಸರ್ಕಾರ ಅರ್ಜಿ ಸಲ್ಲಿಸಿತ್ತು. ಅಮರಾವತಿಯಲ್ಲಿ ವಿಧಾನಮಂಡಲವನ್ನು ಉಳಿಸಿಕೊಳ್ಳುವುದಾಗಿ ಹೇಳಿತ್ತು. ಈ ಮಸೂದೆಗಳಿಗೆ ವಿಧಾನಸಭೆ ಅನುಮೋದನೆ ನೀಡಿದೆ. ಆದರೆ ವಿಧಾನ ಪರಿಷತ್‌ನಲ್ಲಿ ವೈಎಸ್‌ಆರ್‌ಸಿ ಪಕ್ಷಕ್ಕೆ ಬಹುಮತ ಇಲ್ಲದ ಕಾರಣ, ಮಸೂದೆಗಳು ಅಂಗೀಕಾರ ಪಡೆದಿಲ್ಲ. ಈ ಮಸೂದೆಗಳನ್ನು ಜುಲೈನಲ್ಲಿ ಮತ್ತೆ ಮಂಡನೆ ಮಾಡಲಾಗಿದ್ದು, ಇವುಗಳನ್ನು ಆಯ್ಕೆ ಸಮಿತಿಯ ಪರಿಶೀಲನೆಗೆ ಕಳುಹಿಸಲಾಗಿದೆ. ಆದರೆ ಮಸೂದೆಗಳಿಗೆ ರಾಜ್ಯಪಾಲರು ಸಹಿ ಹಾಕಿದ್ದಾರೆ ಎಂದು ತೆಲುಗುದೇಶಂ ಪಕ್ಷ (ಟಿಡಿಪಿ) ಆರೋಪಿಸಿದೆ. ಮಂಡನೆಯಾದ ಒಂದು ತಿಂಗಳ ಅವಧಿಯಲ್ಲಿ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳದಿದ್ದರೆ, ಮಸೂದೆ ಅಂಗೀಕಾರವಾಗಿದೆ ಎಂದರ್ಥ ಎಂಬುದಾಗಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಕಾನೂನು ಹೋರಾಟ

ಮೂರು ರಾಜಧಾನಿಗಳನ್ನು ಘೋಷಿಸಿದ ಜಗನ್ ನಿರ್ಧಾರವನ್ನು ಪ್ರತಿಪಕ್ಷಗಳು ಹಾಗೂ ಅಮರಾವತಿಯಲ್ಲಿ ರಾಜಧಾನಿ ಕಟ್ಟಲು ತಮ್ಮ 33 ಸಾವಿರ ಎಕರೆ ಜಮೀನು ನೀಡಿದ್ದ ರೈತರು ಬಲವಾಗಿ ವಿರೋಧಿಸಿದರು. ಹೈಕೋರ್ಟ್‌ನಲ್ಲಿ 100ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾದವು. ಈ ಪೈಕಿ 60 ಅರ್ಜಿಗಳನ್ನು ದಿನ ಬಿಟ್ಟು ದಿನ ಹೈಕೋರ್ಟ್ ವಿಚಾರಣೆ ನಡೆಸುತ್ತಿದೆ. ಈ ಮಸೂದೆಗಳು ದುರುದ್ದೇಶದಿಂದ ಕೂಡಿವೆ ಎಂದು ಅರ್ಜಿದಾರರ ಪರ ವಕೀಲ ಉನ್ನಮ್ ಮುರಳೀಧರ ರಾವ್ ಅವರು ಆರೋಪಿಸಿದ್ದಾರೆ. ರಾಜಧಾನಿಯನ್ನು ಮೂರು ಭಾಗಗಳಾಗಿ ವಿಂಗಡಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ಮೂರು ರಾಜಧಾನಿಗಳನ್ನು ರೂಪಿಸುವುದು ಆಂಧ್ರ ಪ್ರದೇಶ ರಾಜ್ಯ ವಿಭಜನೆ ಕಾಯ್ದೆ 2014ರ ಉಲ್ಲಂಘನೆ ಎಂದು ರೈತರು ಆರೋಪಿಸಿದ್ದಾರೆ. ಯಥಾಸ್ಥಿತಿ ಕಾಯ್ದುಕೊಳ್ಳುವ ಆದೇಶವಿದ್ದರೂ, ವಿಶಾಖಪಟ್ಟಣದಲ್ಲಿ ಅತಿಥಿಗೃಹ ನಿರ್ಮಾಣದಂತಹ ಕಾಮಗಾರಿಗಳನ್ನು ಸರ್ಕಾರ ಕೈಗೆತ್ತಿಕೊಂಡಿರುವುದು ನ್ಯಾಯಾಂಗ ನಿಂದನೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ತಡೆ ನೀಡುವಂತೆ ಆಂಧ್ರಪ್ರದೇಶ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ್ದರಿಂದ, ಜಗನ್ ಸರ್ಕಾರಕ್ಕೆ ಹಿನ್ನಡೆ ಉಂಟಾಗಿತ್ತು.

ಸಂಸತ್ತಿಗೆ ಮಾತ್ರವೇ ಅಧಿಕಾರ

‘ರಾಜ್ಯದ ರಾಜಧಾನಿಯನ್ನು ಸ್ಥಾಪಿಸುವ, ಬದಲಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ಆ ಅಧಿಕಾರ ಇರುವುದು ಸಂಸತ್ತಿಗೆ ಮಾತ್ರ’. ಇದು ಆಂಧ್ರ ಪ್ರದೇಶದಲ್ಲಿ ಮೂರು ರಾಜಧಾನಿಗಳನ್ನು ಸ್ಥಾಪಿಸುವ ವೈಎಸ್‌ಆರ್‌ಸಿ ಸರ್ಕಾರದ ನಿರ್ಧಾರದ ವಿರುದ್ಧ ಹೈಕೋರ್ಟ್‌ನಲ್ಲಿ ಅರ್ಜಿಗಳನ್ನು ಹಾಕಿರುವ ರೈತರ ಪರ ವಕೀಲರ ವಾದ.

‘ರಾಜ್ಯದ ರಾಜಧಾನಿಯನ್ನು ಸ್ಥಾಪಿಸುವ ಸಂಬಂಧ ಇರುವ ಅಧಿಕಾರಗಳು ಮತ್ತು ಅನುಸರಿಸಬೇಕಾದ ಪ್ರಕ್ರಿಯೆಗಳ ಬಗ್ಗೆ ಸಂವಿಧಾನದ 2ನೇ ಮತ್ತು 3ನೇ ವಿಧಿಯಲ್ಲಿ ವಿವರಿಸಲಾಗಿದೆ. ಸಂವಿಧಾನದ 2ನೇ ಮತ್ತು 3ನೇ ವಿಧಿಯ ಅಡಿ ನೂತನ ರಾಜ್ಯವನ್ನು ರಚಿಸಿ, ಅದರ ಭೌಗೋಳಿಕ ಗಡಿಗಳನ್ನು ನಿರ್ಧರಿಸಿ, ರಾಜಧಾನಿಯನ್ನು ಗುರುತಿಸುವ ಅಧಿಕಾರ ಸಂಸತ್ತಿಗೆ ಮಾತ್ರವೇ ಇದೆ. ಹೊಸ ರಾಜಧಾನಿ ರಚಿಸುವ ಸಂಬಂಧ ಸಂಸತ್ತಿನಲ್ಲಿ ನಿರ್ಣಯ ಮಂಡಿಸಿ, ಅಂಗೀಕಾರ ಪಡೆಯಬೇಕು’ ಎಂದು ಈ ಅರ್ಜಿಗಳ ಪರ ವಾದ ಮಂಡಿಸುತ್ತಿರುವ ವಕೀಲರಲ್ಲಿ ಒಬ್ಬರಾದ ಮಲ್ಲೇಲ ಶೇಷಗಿರಿ ರಾವ್ ವಿವರಿಸಿದ್ದಾರೆ.



700 ದಿನ ಪೂರೈಸಿದ ರೈತರ ಪ್ರತಿಭಟನೆ

ಅಮರಾವತಿಯನ್ನು ಮಾದರಿ ರಾಜಧಾನಿಯಾಗಿ ನಿರ್ಮಿಸುವ ಚಂದ್ರಬಾಬು ನಾಯ್ಡು ಅವರ ನಿರ್ಧಾರಕ್ಕೆ ಬೆಂಬಲ ಸೂಚಿಸಿದ್ದ ರೈತರು ತಮ್ಮ ಜಮೀನುಗಳನ್ನು ಸರ್ಕಾರಕ್ಕೆ ನೀಡಿದ್ದರು. ಆದರೆ ಅಮರಾವತಿಯ ಜೊತೆಗೆ ಇನ್ನೆರಡು ರಾಜಧಾನಿಗಳನ್ನು ರೂಪಿಸುವ ಜಗನ್ ಸರ್ಕಾರದ ನಿರ್ಧಾರವು ಅವರಲ್ಲಿ ದಿಗ್ಭ್ರಮೆ ಮೂಡಿಸಿತು. ಮಸೂದೆಗಳನ್ನು ಸರ್ಕಾರ ಮಂಡಿಸುತ್ತಿದ್ದಂತೆಯೇ ಆರಂಭವಾದ ಪ್ರತಿಭಟನೆ, ಈಗ 700 ದಿನಗಳನ್ನು ಪೂರೈಸಿದೆ. ಹೈಕೋರ್ಟ್‌ನಲ್ಲೂ ಕಾನೂನು ಹೋರಾಟ ನಡೆಯುತ್ತಿದೆ. ಟಿಡಿಪಿ, ಬಿಜೆಪಿ ಸೇರಿದಂತೆ ಪ್ರತಿಪಕ್ಷಗಳೂ ರೈತರ ಆಗ್ರಹಕ್ಕೆ ದನಿಗೂಡಿಸಿದವು.

ಇದೇ ನವೆಂಬರ್‌ನಲ್ಲಿ ರೈತರ ಹೋರಾಟವು ಮತ್ತೊಂದು ಹಂತಕ್ಕೆ ಅಡಿಯಿಟ್ಟಿದೆ. ಅಮರಾವತಿ ಪರಿರಕ್ಷಣಾ ಸಮಿತಿ ಮತ್ತು ಅಮರಾವತಿ ಜಂಟಿ ಕಾರ್ಯಸಮಿತಿಯು ಮಹಾಪಾದಯಾತ್ರೆ ಆಯೋಜಿಸಿವೆ. ಅಮರಾವತಿಯಿಂದ ತಿರುಪತಿಗೆ 45 ದಿನಗಳ ಕಾಲ್ನಡಿಗೆ ಹಮ್ಮಿಕೊಳ್ಳಲಾಗಿದೆ. ನವೆಂಬರ್ 1ರಂದು ಆರಂಭವಾದ ಯಾತ್ರೆಯು ಗುಂಟೂರು, ಪ್ರಕಾಶಂ, ನೆಲ್ಲೂರು ಮತ್ತು ಚಿತ್ತೂರು ಮಾರ್ಗವಾಗಿ ತೆರಳಿ, ಡಿಸೆಂಬರ್ 15ರ ವೇಳೆಗೆ ತಿರುಪತಿ ತಲುಪುವ ಯೋಜನೆ ಹಾಕಿಕೊಳ್ಳಲಾಗಿದೆ.

ಆಧಾರ: ಪಿಟಿಐ, ವರದಿ : ಜಯಸಿಂಹ ಆರ್., ಅಮೃತ ಕಿರಣ್ ಬಿ.ಎಂ.



ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ 12

ಆಕಾರರಹಿತ ಶಿವ

ತಾರಕಾಸುರನ ವಧೆ ಮಾಡಿದ ಶಿವಕುಮಾರನನ್ನು ವಿಷ್ಣು ಮೊದಲಾದ ದೇವತೆಗಳು ಸಂತೋಷದಿಂದ ಭಕ್ತಿಯಿಂದ ಸ್ತುತಿಸಿದರು. ‘ಮಂಗಳರೂಪನಾದ ಕುಮಾರನೇ ನಿನಗೆ ನಮಸ್ಕಾರ. ಲೋಕಕ್ಕೆ ಮಂಗಳವನ್ನುಂಟುಮಾಡುವ, ವಿಶ್ವಬಂಧುವೂ ವಿಶ್ವಭಾವವೂ ಆದ ನಿನ್ನಿಂದ ತಾರಾಕಾಸುರ, ಬಾಣಾಸುರ, ಪ್ರಲಂಬಾಸುರರನ್ನು ಕೊಂದು ಲೋಕಕ್ಕೆ ಸುಖ ಉಂಟಾಗಿದೆ. ಪ್ರಪಂಚದ ಸೃಷ್ಟಿಕರ್ತನೂ, ಅದರ ರಕ್ಷಕನೂ ಅದನ್ನು ಸಂಹರಿಸುವವನೂ ಪವಿತ್ರರೂಪನಾದ ನೀನೆ. ಅಗ್ನಿಪುತ್ರನಾದ ನೀನು ನಮಗೆ ಪ್ರಸನ್ನನಾಗು. ಪ್ರಪಂಚಸ್ವರೂಪನೂ ದೀನಬಂಧುವೂ ಆದ ನೀನು ನಮ್ಮನ್ನು ಕಾಪಾಡು. ದೇವತೆಗಳನ್ನು ಯಾವಾಗಲೂ ಕಾಪಾಡುವುದು ನಿನಗೆ ಸೇರಿದುದು. ದೇವತೆಗಳ ಪ್ರಾಣರಕ್ಷಕನಾದ ನೀನು ಪ್ರಸನ್ನನಾಗು. ನೀನೇ ಪರಮೇಶ್ವರನು ಮತ್ತು ಸರ್ವ ವ್ಯಾಪಕನು’ ಎಂದು ಸ್ತೋತ್ರಮಾಡಿದರು.ಪ್ರಸನ್ನನಾದ ಕುಮಾರನು ಎಲ್ಲರಿಗೂ ವರಗಳನ್ನು ಕರುಣಿಸಿದನು.

ಮೊದಲಿಗೆ ತನ್ನನ್ನು ಸ್ತುತಿಸಿದ ಪರ್ವತಗಳಿಗೆ ಪ್ರಸನ್ನನಾಗಿ ವರವನ್ನು ಕೊಟ್ಟನು. ‘ನೀವೆಲ್ಲರೂ ತಪಸ್ವಿಗಳ ಪೂಜೆಗೆ ಅರ್ಹರಾಗಿರಿ. ಕರ್ಮಮಾಡುವವರೂ ಜ್ಞಾನಿಗಳೂ ನಿಮ್ಮನ್ನು ಸೇವಿಸುವರು. ನನ್ನ ಅನುಗ್ರಹದಿಂದ ಈಶ್ವರನ ವಿಶಿಷ್ಟರೂಪವಾದ ಲಿಂಗರೂಪಗಳನ್ನು ಹೊಂದಿ ಸುಖವಾಗಿರಿ. ನನ್ನ ತಾತನೂ ಪರ್ವತಶ್ರೇಷ್ಠನೂ ಆದ ಹಿಮವಂತನು ತಪಸ್ವಿಗಳಿಗೆ ಆಶ್ರಯಭೂತನಾಗಿ ಫಲದಾಯಕನಾಗಿರುವನು’ ಎಂದು ಆಶೀರ್ವಾದಿಸಿದ. ಹೀಗೆ ಎಲ್ಲರಿಗೂ ವರ ನೀಡಿದ ಕಾರ್ತಿಕೇಯನಿಗೆ ದೇವತೆಗಳು ಕೃತಜ್ಞತೆಗಳನ್ನು ಹೇಳಿದರು. ‘ಎಲೈ ಸ್ಕಂದನೇ, ತಾರಕಾಸುರನನ್ನು ಕೊಂದು ಎಲ್ಲರಿಗೂ ವರಗಳನ್ನು ಕರುಣಿಸಿರುವೆ. ನಾವೂ ಮತ್ತು ಚರಾಚರಗಳೆಲ್ಲವೂ ಸುಖವನ್ನು ಹೊಂದಿರುವೆವು. ಈಗ ನೀನು ಸಂತೋಷದಿಂದ ಕೈಲಾಸಪರ್ವಕ್ಕೆ ಹೋಗಿ, ನಿನ್ನ ಜನನೀಜನಕರಾದ ಪಾರ್ವತೀಪರಮೇಶ್ವರರನ್ನು ಸೇರುವುದು ಯೋಗ್ಯವಾದುದು. ಆದುದರಿಂದ ನೀನು ಅಲ್ಲಿಗೆ ಹೊರಡಲನುವಾಗು’ ಎಂದರು.

ವಿಷ್ಣು-ಬ್ರಹ್ಮ ಮೊದಲಾದ ದೇವತೆಗಳು ಶಿವಕುಮಾರನ ಅಪ್ಪಣೆಯಂತೆ ದೊಡ್ಡದೊಂದು ಉತ್ಸವವನ್ನು ಆಚರಿಸಿದರು. ಮಂಗಳವಾದ್ಯಗಳು ಮೊಳಗುತ್ತಿರಲು, ದೇವತೆಗಳು ವಿಜಯಶಬ್ದವನ್ನುಚ್ಚರಿಸುತ್ತಿರಲು, ಕುಮಾರನು ವಿಮಾನವನ್ನೇರಿ ಕೈಲಾಸಪರ್ವತಕ್ಕೆ ಹೊರಟನು. ಬ್ರಹ್ಮ-ವಿಷ್ಣುವೂ ಅಕ್ಕಪಕ್ಕಗಳಲ್ಲಿ ನಿಂತು ಸಂತೋಷದಿಂದ ಚಾಮರವನ್ನು ಬೀಸುತ್ತಿದ್ದರು. ಇಂದ್ರಾದಿ ದೇವತೆಗಳೆಲ್ಲರೂ ಆ ಕುಮಾರನ ಸೇವೆಯನ್ನು ಮಾಡುತ್ತಿದ್ದರು. ಎಲ್ಲರೂ ಕೈಲಾಸಪರ್ವತವನ್ನು ಸೇರಿದಾಗ ಮಂಗಳಧ್ವನಿ ಕೇಳಿಸಿತು. ಅಲ್ಲಿ ಪಾರ್ವತೀಪರಮೇಶ್ವರರು ಪ್ರತ್ಯಕ್ಷರಾದರು. ಬ್ರಹ್ಮ-ವಿಷ್ಣು ಮೊದಲಾದ ದೇವತೆಗಳು ಅವರನ್ನು ನೋಡಿ ನಮಸ್ಕರಿಸಿದರು. ಕುಮಾರನೂ ವಿಮಾನದಿಂದಿಳಿದು ವಿನೀತನಾಗಿ ಪಾರ್ವತೀಪರಮೇಶ್ವರರನ್ನು ನಮಸ್ಕರಿಸಿದ.

ಪ್ರಾಣಕ್ಕಿಂತಲೂ ಪ್ರೀತಿಕರನಾದ ಕುಮಾರನನ್ನು ನೋಡಿ ಪಾರ್ವತೀಪರಮೇಶ್ವರರು ಅತ್ಯಂತ ಸಂತೋಷಪಟ್ಟರು. ಮಹಾಪ್ರಭುವಾದ ಶಿವನು ಸ್ಕಂದನನ್ನು ತೊಡೆಯಮೇಲೆ ಕುಳ್ಳಿರಿಸಿಕೊಂಡು ವಾತ್ಸಲ್ಯದಿಂದ ತಲೆಯನ್ನು ನೇವರಿಸಿ, ಮೈಯ್ಯನ್ನು ತಡವಿದನು. ಪಾರ್ವತಿಯೂ ತನ್ನ ತೊಡೆಯಮೇಲೆ ಕುಳ್ಳಿರಿಸಿಕೊಂಡು ಮಗನ ಶಿರವನ್ನಾಘ್ರಾಣಿಸಿದಳು. ನಂತರ ಶಿವದಂಪತಿ ಆನಂದದಿಂದ ಕುಮಾರನ ವಿಜಯೋತ್ಸವವನ್ನು ಆಚರಿಸಿದರು.

ಈ ಸಂದರ್ಭದಲ್ಲಿ ದೇವತೆಗಳೂ ಮುನಿಗಳೂ ಶಿವನನ್ನೂ ಈ ರೀತಿ ಪ್ರಾರ್ಥಿಸಿದರು: ‘ಮಹೇಶ್ವರನೇ, ಸತ್ಪುರುಷರಿಗೆ ಮಂಗಳಪ್ರದನಾದ ನಿನ್ನನ್ನು ಪೂಜಿಸುವಾಗ ಆವಾಹನಾದಿಗಳನ್ನೂ ತಿಳಿಯದೆ ಮೂಢರಾಗಿದ್ದೇವೆ. ಗಂಗೆಯನ್ನು ತಲೆಯಲ್ಲಿ ಧರಿಸಿ ಶುದ್ಧನೂ, ಸತ್ತ್ವರಜಸ್ತಮೋ ಗುಣಾತ್ಮನೂ ಆದ ನೀನು ಶಿತಿಕಂಠನು, ರುದ್ರನಾಗಿರುವೆ. ರೂಪರಹಿತನೂ ನೀನೇ, ರೂಪವುಳ್ಳವನೂ ನೀನೇ. ಚಿತಾಭಸ್ಮಧಾರಿ ವಿಶ್ವರೂಪನಾದ ಶ್ರೀಕಂಠನು ನೀನೆ. ದೇವತೆಗಳಿಗೆ ಬ್ರಹ್ಮನು, ರುದ್ರರಿಗೆ ನೀಲಲೋಹಿತನು, ಪ್ರಾಣಿಗಳಿಗೆ ಪ್ರಾಣಸ್ವರೂಪನು ಆಗಿರುವೆ. ನಿನ್ನನ್ನು ಸಾಂಖ್ಯರು ಪುರುಷನೆಂದು ಕರೆಯುವರು. ನಿನ್ನ ಸಹಸ್ರಕೋಟಿ ರೂಪಗಳನ್ನು ಎಣಿಸುವುದರಲ್ಲಾಗಲೀ ಅಥವಾ ಅದರ ಕೊನೆಯನ್ನು ತಿಳಿಯುವುದರಲ್ಲಾಗಲೀ ಅಶಕ್ತರಾಗಿರುವೆವು. ನಿನ್ನ ಆರಾಧಿಸುವ ಮಾರ್ಗ ತಿಳಿಸು’ ಎಂದು ಪ್ರಾರ್ಥಿಸಿದರು.

ಆಗ ಶಿವನು ‘ವಿಷ್ಣು, ಬ್ರಹ್ಮ, ದೇವತೆಗಳಿರಾ, ಸತ್ಪುರುಷರನ್ನು ಕಾಪಾಡುತ್ತೇನೆ. ನಾನು ತ್ರಿಲೋಕಾಧಿಪತಿಯಾದ್ದರಿಂದ ದುಷ್ಟರನ್ನೆಲ್ಲಾ ಸಂಹರಿಸುತ್ತೇನೆ. ಜಗತ್ಕರ್ತೃವಾದುದರಿಂದ ಅದರ ರಕ್ಷಣೆ ಮಾಡುವೆ. ಒಟ್ಟಾರೆ, ಸೃಷ್ಟಿಯೇ ನಾನು. ವಿಕಾರರಹಿತನಾದ ನನ್ನನ್ನು ಆಕಾರದಲ್ಲಾಗಲಿ, ನಿರಾಕಾರದಲ್ಲಾಗಲಿ ಪೂಜಿಸಬಹುದು' ಎಂದು ತಿಳಿಸಿದ.

ಪಿವಿ ಫ್ಯಾಕ್ಟ್ ಚೆಕ್

ಮಾಹಿತಿ/ವಿಡಿಯೊ ಕಳುಹಿಸಬೇಕಾದ ಸಂಖ್ಯೆ
9606038256

ಮುಸ್ಲಿಮರು ರಸ್ತೆಯೊಂದರಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವ ಚಿತ್ರವು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ‘ಹಿಂದೂಗಳು ದೀಪಾವಳಿಯಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಬೇಡಿ ಎಂದು ಅಮೀರ್ ಖಾನ್ ಹೇಳುತ್ತಾರೆ. ಆದರೆ ಪ್ರಾರ್ಥನೆಗಾಗಿ ರಸ್ತೆಯನ್ನು ಬಂದ್ ಮಾಡಬಾರದು ಎಂದು ಅವರು ಮುಸ್ಲಿಮರಿಗೆ ಹೇಳುತ್ತಾರೆಯೇ? ಅಮೀರ್ ಅದನ್ನು ಹೇಳುವುದಿಲ್ಲ’ ಎಂಬ ವಿವರ ಇರುವ ಟ್ವೀಟ್‌ಗಳು ಮತ್ತು ಫೇಸ್‌ಬುಕ್ ಪೋಸ್ಟ್‌ಗಳು ವೈರಲ್ ಆಗಿವೆ. ‘ನೋಡಿ, ಭಾರತದಲ್ಲಿ ಮುಸ್ಲಿಮರು ಹೇಗೆ ರಸ್ತೆಯನ್ನು ಬಂದ್ ಮಾಡುತ್ತಾರೆ’ ಎಂದೂ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಇದು ಭಾರತದಲ್ಲಿ ತೆಗೆಯಲಾದ ಚಿತ್ರವಲ್ಲ. ಬಾಂಗ್ಲಾದೇಶದ ರಾಜಧಾನಿ ಢಾಕಾದ ಸೋಭನ್‌ಬಾಗ್ ಮಸೀದಿಯಲ್ಲಿ ರಂಜಾನ್ ಮಾಸಾಚರಣೆ ವೇಳೆ ಮುಸ್ಲಿಮರು ಪ್ರಾರ್ಥನೆ ಸಲ್ಲಿಸಿದ ಚಿತ್ರವದು. 2021ರ ಏಪ್ರಿಲ್ 30ರಂದು ದಿ ಗಾರ್ಡಿಯನ್ ಪತ್ರಿಕೆ ಈ ಚಿತ್ರವನ್ನು ಪ್ರಕಟಿಸಿತ್ತು. ಮುನೀರುಲ್ ಆಲಂ ಎಂಬುವವರು ಈ ಚಿತ್ರವನ್ನು ತೆಗೆದಿದ್ದಾರೆ. ಆದರೆ ಈ ಚಿತ್ರವನ್ನು ಬಳಸಿಕೊಂಡು, ಭಾರತದಲ್ಲಿ ಮುಸ್ಲಿಮರು ರಸ್ತೆ ಬಂದ್ ಮಾಡಿ ಪ್ರಾರ್ಥನೆ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ’ ಎಂದು ದಿ ಲಾಜಿಕಲ್ ಇಂಡಿಯನ್, ಫ್ಯಾಕ್ಟ್‌ಚೆಕ್ ಪ್ರಕಟಿಸಿದೆ.

ಗುಂಡಣ್ಣ




ಬೆರಗಿನ ಬೆಳಕು
ಗುರುರಾಜ ಕರಜಗಿ

ದೇವರ ಕೃಪೆ - ಸಾಲ

ಜೀವಸತ್ತ್ವದಪಾರಭಂಡಾರವೊಂದಿಹುದು|
ಸಾವಕಾರನದೃಷ್ಟನ್ ಅದನಾಳುತಿಹನು||
ಆವಶ್ಯಕದ ಕಡವನವನೀವುದುಂಟುಂತೆ!|
ನಾವೊಲಿಪುದೆಂತವನ ? – ಮಂಕುತಿಮ್ಮ||503||

ಪದ-ಅರ್ಥ: ಜೀವಸತ್ತ್ವದಪಾರಭಂಡಾರ-ವೊಂದಿಹುದು = ಜೀವಸತ್ವದ + ಅಪಾರ + ಭಂಡಾರ + ಒಂದು + ಇಹುದು, ಸಾವಕಾರನ-ದೃಷ್ಟನ್ = ಸಾವುಕಾರನು + ಅದೃಷ್ಟನ್ (ಕಣ್ಣಿಗೆ ಕಾಣುವುದಿಲ್ಲ), ಕಡವನವನೀವುದುಂಟಂತೆ = ಕಡವನು (ಸಾಲವನ್ನು) + ಅವನು + ಈವುದು (ಕೊಡುವುದು) + ಉಂಟುಂತೆ, ನಾವೊಲಿಪುದೆಂ-ತವನ = ನಾವು + ಒಲಿಪುದು (ಒಲಿಸುವುದು) + ಎಂತು + ಅವನ.

ವಾಚ್ಯಾರ್ಥ: ಜೀವಸತ್ವದ ಒಂದು ಭಂಡಾರವಿದೆ. ಕಣ್ಣಿಗೆ ಕಾಣದ ಸಾವುಕಾರನೊಬ್ಬನು ಅದನ್ನು ಆಳುತ್ತಿದ್ದಾನೆ. ಅವಶ್ಯವಾದ ಸಾಲವನ್ನು ಕೊಡುತ್ತಾನಂತೆ. ಅವನನ್ನು ನಾವು ಒಲಿಸುವುದು ಹೇಗೆ?

ವಿವರಣೆ: ಪ್ರತಿಯೊಂದು ವಸ್ತುವಿಗೆ ಸೃಷ್ಟಿಕರ್ತನೊಬ್ಬನಿದ್ದಾನೆ. ರೇಡಿಯೊ ಕಂಡುಹಿಡಿದವನೊಬ್ಬ, ದೂರದರ್ಶನ ಕಂಡುಹಿಡಿದವನೊಬ್ಬ, ಅಕ್ಕಿ, ರಾಗಿ, ಹತ್ತಿಗಳ ತಳಿಯನ್ನು ಕಂಡುಹಿಡಿದವನೊಬ್ಬ, ಹೀಗೆ ಪ್ರತಿಯೊಂದು ಸೃಷ್ಟಿಯ ಹಿಂದೆ ಒಂದು ಕಾರಣ ಮತ್ತು ಕರ್ತೃ ಇದ್ದಾರೆ. ಆದರೆ ಈ ಪ್ರಪಂಚ ಇದೆಯಲ್ಲ, ಬೆರಗಾಗುವಂಥ ಪ್ರಪಂಚ, ಇದನ್ನು ನಿರ್ಮಾಣ ಮಾಡಿದ್ದು ಯಾರು? ಪ್ರತಿಕ್ಷಣಕ್ಕೂ ಕಲ್ಪನಾತೀತವಾದ ಪ್ರಮಾಣದಲ್ಲಿ ಸೃಷ್ಟಿಯಾಗುತ್ತಿದೆ, ಅಷ್ಟೇ ಪ್ರಮಾಣದಲ್ಲಿ ನಾಶವೂ ಆಗುತ್ತಿದೆ. ಅಮೀಬಾದಂಥ ಸೂಕ್ಷ್ಮಜೀವಿಯಿಂದ, ಆನೆಯಂಥ ಬೃಹತ್ ಪ್ರಾಣಿಗಳ ಸೃಷ್ಟಿ ನಡೆದೇ ಇದೆ. ಭೂಕಂಪ, ಮಹಾಪೂರದಂಥ ಅನಾಹುತಗಳಿಂದ ಸಾವಿರಾರು ಪ್ರಾಣಗಳ ನಾಶವೂ ನಡೆದಿದೆ. ಇದೊಂದು ಬಹುದೊಡ್ಡ ಜೀವಸತ್ವದ ಉಗ್ರಾಣ. ಈ ಉಗ್ರಾಣದ ಯಜಮಾನ ಯಾರು? ಈ ಚಿಂತನೆ ಸಹಸ್ರಾರು ವರ್ಷಗಳಿಂದ ನಡೆದೇ ಇದೆ. ನಮ್ಮ ಆರ್ಷದೃಷ್ಟಿಯ ದೃಷ್ಟಾರರು ಆ ಶಕ್ತಿಯನ್ನು ದೇವರು ಎಂದು ಕರೆದರು. ದೇವರು ಕಣ್ಣಿಗೆ ಕಾಣಲಾರ, ಆದರೆ ಪ್ರತಿಯೊಂದು ಅಣು, ಅಣುವಿನಲ್ಲಿ ಸೇರಿಕೊಂಡಿದ್ದಾನೆ. ಸೃಷ್ಟಿ, ಸ್ಥಿತಿ, ಲಯಗಳಿಗೆ ಕಾರಣನಾಗಿದ್ದಾನೆ. ಅಂತರ್ಯಾಮಿಯಾಗಿ ಎಲ್ಲವನ್ನು, ಎಲ್ಲರನ್ನು ನಿಯಂತ್ರಿಸುತ್ತಾನೆ. ಕರ್ಮಾಧ್ಯಕ್ಷನಾಗಿ ಫಲ ಕೊಡುತ್ತಾನೆ. ಅವನು ಸಾಕಾರನೂ ಹೌದು, ನಿರಾಕಾರನೂ ಹೌದು. ನಮ್ಮ ಬುದ್ಧಿಶಕ್ತಿಯಿಂದ ಅವನನ್ನು ಯಥಾರ್ಥವಾಗಿ ಅರಿಯುವುದಾಗಲಿ, ವರ್ಣಿಸುವುದಾಗಲಿ ಸಾಧ್ಯವಿಲ್ಲ. ಆದರೆ ನಾವು ಅಹಂಕಾರರಹಿತರಾಗಿ, ಅನನ್ಯ ಭಕ್ತಿಯಿಂದ ಪೂಜಿಸಿದರೆ, ಅವನು ಸುಪ್ರೀತನಾಗಿ ನಮ್ಮ ಮೇಲೆ ಅನುಗ್ರಹಮಾಡುತ್ತಾನೆ. ಇದು ನಮ್ಮ ದರ್ಶನಗಳ ಅಂತರಂಗ. ಕಗ್ಗ ಈ ಮಾತನ್ನೇ ಧ್ವನಿಸುತ್ತದೆ. ಈ ಪ್ರಚಂಡವಾದ ಜೀವಸತ್ವದ ಉಗ್ರಾಣದ ಯಜಮಾನನೊಬ್ಬನಿದ್ದಾನೆ. ಆದರೆ ಆತ ಕಣ್ಣಿಗೆ ಕಾಣಲಾರ. ಆದರೆ ಒಂದು ಸುದ್ದಿ ಇದೆ. ಅವನು ಮನಸ್ಸು ಮಾಡಿದರೆ, ನಮಗೆ ಅವಶ್ಯಕವಾದುದನ್ನು ಕಡವಾಗಿ ನೀಡಬಹುದಂತೆ. ಹಾಗಾದರೆ ಅವನನ್ನು ಒಲಿಸಿಕೊಳ್ಳುವುದು ಹೇಗೆ? ಅವನು ಕರುಣೆಯಿಂದ ನೀಡುವ ವಸ್ತು ‘ಕಡ’ ಎನ್ನುವುದನ್ನು ಮರೆಯಬಾರದು. ‘ಕಡ’ ಎಂದರೆ ಸಾಲ - ಸಾಲ ಎಂದಿಗೂ ದಾನವಲ್ಲ. ಅದು ಮರಳಿಕೊಡಬೇಕಾದ ವಸ್ತು. ಬಹುಶಃ ಅದನ್ನು ಬಡ್ಡಿ ಸಮೇತ ಮರಳಿಸಬೇಕಾಗುತ್ತದೆ. ನಾವು ವಿನಮ್ರತೆಯಿಂದ, ಪ್ರಾಮಾಣಿಕತೆಯಿಂದ ಕರ್ತವ್ಯ ಮಾಡಿದಾಗಲೂ ಭಗವಂತ ನಮಗೆ ನೀಡುವುದು ಸಾಲವೇ. ಅಂದರೆ ನಾವು ಭಗವಂತನಿಂದ ಪಡೆದದ್ದು ನಮ್ಮದೇ ಅಲ್ಲ. ಅದನ್ನೇ ಸ್ವಾಮಿ ವಿವೇಕಾನಂದರು ತರುಣ ರಾಕ್‌ಫೆಲರ್‌ಗೆ ಹೇಳುತ್ತಾರೆ. ‘ನಿನ್ನ ಹಣ, ನಿನ್ನದಲ್ಲ. ಭಗವಂತ ಅದನ್ನು ಜನರಿಗೆ ಹಂಚಲು ನಿನ್ನನ್ನು ಸುಪರ್ದುದಾರನನ್ನಾಗಿ ನಿಯಮಿಸಿದ್ದಾನೆ’. ನಾವು ಪಡೆದದ್ದೆಲ್ಲ ಅವನು ನೀಡಿದ ಸಾಲ. ಅದನ್ನು ಶ್ರದ್ಧೆಯಿಂದ ಮರಳಿ ಒಪ್ಪಿಸಿದಾಗ ಅವನು ಸಂತೋಷದಿಂದ ಮತ್ತಷ್ಟು ನೀಡಿಯಾನು. ❖

ದಿನ ಭವಿಷ್ಯ

ಮಂಗಳವಾರ ನವೆಂಬರ್ 23, 2021

ಶ್ರೀಪ್ಲವ ನಾಮ ಸಂವತ್ಸರ ದಕ್ಷಿಣಾಯಣ ಶರದೃತು ಕಾರ್ತೀಕ ಮಾಸ ಕೃಷ್ಣ ಪಕ್ಷ ಮಳೆ ನಕ್ಷತ್ರ ಅನೂರಾಧಾ ಚತುರ್ಥೀ ಗಂ. 35-48 (ರಾ. 8-47) ಮಂಗಳವಾರ ನಿತ್ಯ ನಕ್ಷತ್ರ ಆರ್ದ್ರ ಗಂ. 11-34 (ಹ. 11-05) ಶುಭ ನಾಮ ಯೋಗ ಗಂ. 57-31 ಬವ ಕರಣ ಗಂ. 3-26 ವಿಷ ಗಂ. 44-18 ಅಮೃತಾಭಾವ: ರಾಹುಕಾಲ: ಮ. ಗಂ. 3-00 ರಿಂದ 4-30 ಗುಳಿಕ ಕಾಲ ಮ. ಗಂ 12-00 ರಿಂದ 1-30 ಯಮಗಂಡ ಕಾಲ ಬೆ. ಗಂ 9-00 ರಿಂದ 10-30 : ಸೂರ್ಯೋದಯ: 6-25 ಸೂರ್ಯಾಸ್ತ: 5-46 ಅದೃಷ್ಟ ಸಂಖ್ಯೆ 3 9

ಮೇಷ: ಸಾಮಾಜಿಕ ಕಾರ್ಯಗಳ ವಿಷಯದಲ್ಲಿ ನಿಮ್ಮ ಒರಟುತನದಿಂದಾಗಿ ಇತರರ ತಿರಸ್ಕಾರಕ್ಕೆ ಒಳಗಾಗುವ ಸಾಧ್ಯತೆ. ಕೌಟುಂಬಿಕ ವಿಷಯದಲ್ಲಿ ಅತ್ಯಂತ ಜಾಗರೂಕರಾಗಿರಿ. ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ.

ವೃಷಭ: ನಿಮ್ಮ ಯೋಜನೆಗಳಿಂದ ಇತರರಿಗೆ ಹೆಚ್ಚಿನ ಅನುಕೂಲತೆ ತರುವುದರ ಜೊತೆಗೆ ಮನಸ್ಸಿಗೆ ನೆಮ್ಮದಿಯನ್ನುಂಟು ಮಾಡುವವು. ನಿಮ್ಮ ನಡೆ ಇತರರಿಗೆ ಮಾದರಿಯಾಗಲಿದೆ.

ಮಿಥುನ: ನಿಮ್ಮ ಮಾತುಗಳಿಂದಾಗಿಯೇ ವೃಥಾ ಆರೋಪ ಎದುರಿಸುವ ಸಾಧ್ಯತೆ. ಮಾತಿನ ಮೇಲೆ ಹಿಡಿತವಿರಲಿ. ನಿಷ್ಕಲ್ಮಷ ಮನಸ್ಸಿನಿಂದ ವ್ಯವಹರಿಸಿದಲ್ಲಿ ಜನಮನ್ನಣೆಗೆ ಪಾತ್ರರಾಗುವಿರಿ.

ಕರ್ಕಾಟಕ: ನಿಮ್ಮ ಕಾರ್ಯಚಟುವಟಿಕೆಗಳನ್ನು ಇತರರು ಆಡಿಕೊಳ್ಳುವ ಸಾಧ್ಯತೆ ಇದ್ದು ಇದರಿಂದ ಧೃತಿಗೆಡುವ ಅವಶ್ಯಕತೆ ಇಲ್ಲ. ನಿಮ್ಮ ದೃಢ ಸಂಕಲ್ಪದಿಂದ ಯಶಸ್ಸನ್ನು ಸಾಧಿಸುವಿರಿ. ತಡವಾಗಿಯಾದರೂ ಜನಮನ್ನಣೆ.

ಸಿಂಹ: ಉದ್ಯೋಗ ನಿಮಿತ್ತ ದೂರ ಪ್ರಯಾಣ ಸಾಧ್ಯತೆ. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಇರಲಿ. ಉತ್ತಮ ಕಾರ್ಯವೊಂದನ್ನು ಹಮ್ಮಿಕೊಂಡಿದ್ದಲ್ಲಿ ಹಿರಿಯರ ಆಶೀರ್ವಾದದಿಂದ ಯಶಸ್ವಿಯಾಗುವಿರಿ.

ಕನ್ಯಾ: ಷೇರು ವ್ಯವಹಾರದಲ್ಲಿ ಹಾನಿಯ ಸಾಧ್ಯತೆ ಇದ್ದು ಸರಿಯಾದ ಮಾರ್ಗದರ್ಶನ ಪಡೆದು ವ್ಯವಹರಿಸುವುದು ಉತ್ತಮ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ದೊರೆತು ಉತ್ತಮ ಫಲಿತಾಂಶಕ್ಕೆ ನಾಂದಿ.

ತುಲಾ: ಇಂಜಿನಿಯರ್ ಮತ್ತು ಗೃಹ, ವಸ್ತ್ರ ವಿನ್ಯಾಸಕಾರರಿಗೆ ವ್ಯವಹಾರದಲ್ಲಿ ಹೆಚ್ಚಿನ ಲಾಭ. ಗೃಹಾಲಂಕಾರ ವಸ್ತುಗಳ ಖರೀದಿ. ಅನಗತ್ಯ ವೆಚ್ಚದ ಮೇಲೆ ಹಿಡಿತವಿರಲಿ. ಸಂಗಾತಿಯ ಮೆಚ್ಚುಗೆಗೆ ಪಾತ್ರರಾಗುವಿರಿ.

ವೃಶ್ಚಿಕ: ಕ್ರೀಡಾಪಟುಗಳಿಗೆ ಉತ್ತಮ ಭವಿಷ್ಯವಿದ್ದು ಪ್ರಶಸ್ತಿ ಪುರಸ್ಕಾರಗಳು ನಿಮ್ಮದಾಗಲಿವೆ. ಉತ್ತಮ ಅವಕಾಶಗಳು ಒದಗಿ ಬರಲಿದೆ. ಉದರ ನೋವಿನ ಸಮಸ್ಯೆ ತಲೆದೋರಬಹುದು. ಸಾತ್ವಿಕ ಆಹಾರ ಉತ್ತಮ.

ಧನು: ನಿಮ್ಮ ಯೋಜನೆಗಳನ್ನು ಕೈಬಿಡದೇ ಮುನ್ನಡೆಸಲು ಸಕಾಲ. ಎಲ್ಲ ಅನುಕೂಲತೆಗಳು ಒದಗಿಬರಲಿವೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಪ್ರಗತಿ ದೊರೆತು ಆತ್ಮವಿಶ್ವಾಸಕ್ಕೆ ನಾಂದಿಯಾಗಲಿದೆ.

ಮಕರ: ರಾಜಕಾರಣಿಗಳು ಶ್ರೇಯಸ್ಸನ್ನು ನಿರೀಕ್ಷಿಸಬಹುದು. ಉತ್ತಮ ಹುದ್ದೆ ದೊರಕುವ ಸಾಧ್ಯತೆ. ಸ್ನೇಹಿತರ ಸಹಾಯ ದೊರೆಯಲಿದೆ. ಪತ್ರಿಕೋದ್ಯಮ ಮತ್ತು ಪ್ರಚಾರ ಮಾಧ್ಯಮಗಳ ವ್ಯವಹಾರಗಳಲ್ಲಿರುವವರಿಗೆ ಪ್ರಗತಿ.

ಕುಂಭ: ದೂರದ ಪ್ರಯಾಣ ಮಾಡದಿರುವುದು ಒಳ್ಳೆಯದು. ಗೃಹಿಣಿಯರ ಅಭಿಲಾಷೆಗಳನ್ನು ಪೂರೈಸುವುದು ಉತ್ತಮ. ಮನೆಯವರ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ.


ಮೀನ: ಸ್ವಯಂ ಉದ್ಯೋಗ ಕ್ಷೇತ್ರದಲ್ಲಿ ಪ್ರಗತಿ. ನೌಕರರಿಗೆ ಮೇಲಾಧಿಕಾರಿಗಳ ಅವಕೃಪೆಗೆ ಪಾತ್ರರಾಗುವ ಸಾಧ್ಯತೆ. ಕೆಲಸ ಕಾರ್ಯಗಳಲ್ಲಿ ಅಸಡ್ಡೆ ತೋರುವುದು ಸಲ್ಲ. ಆರ್ಥಿಕ ಹಿನ್ನಡೆಯ ಸಾಧ್ಯತೆ.

ನಿಮ್ಮ ಜನ್ಮದಿನ 23-ನವೆಂಬರ್ ಈ ದಿನವು ಅತ್ಯಂತ ಶುಭಕರವಾಗಿದ್ದು, ಆರೋಗ್ಯದಲ್ಲಿ ಸ್ವಲ್ಪಮಟ್ಟಿನ ಏರುಪೇರು ಕಂಡುಬಂದರೂ, ವೈದ್ಯರ ಸಲಹೆಯ ಮೇರೆಗೆ ಸಮಸ್ಥಿತಿ ಉಂಟಾಗಲಿದೆ. ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸದಲ್ಲಿ ಉತ್ತಮ ಪ್ರಗತಿ. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ಒದಗಲಿವೆ.

ಪದಬಂಧ 4786 – ವಿದ್ಯಾ ವಿನಯ್

ಎಡದಿಂದ ಬಲಕ್ಕೆ
1.ಅವಕಾಶ ಸಿಕ್ಕಿದ್ದಕ್ಕೇ ಇಷ್ಟು ವಿಳಂಬ! (4)
3.ಈತ ಪೂಜೆಮಾಡುವವನು (4)
5.ಕೈಯಲ್ಲಿರುವ ಕಚ್ಚಾಪ್ರತಿ (3)
6.ಕೂಸು ಹುಟ್ಟುವ ಮೊದಲೇ ಈ ಟೊಪ್ಪಿಗೆ ತಯಾರೇ? (3)
8.ಕೈ ಬರವಣಿಗೆಯಿದು (5)
11.ರಾಯತ ಬಡಿಸಿರುವ ಅಗಲ ತಟ್ಟೆ (3)
12.ಸುತ ಗಳಿಸಿರುವ ಪುಣ್ಯ (3)
14.ಪರಿಚಿತರಾಗಿದ್ದರೂ ಅವರರಿಗೆ ಅನುಗುಣವಾಗಿ (4)
15.ಆಲಯದ ಬಳಿಯಿರುವ ಆಸ್ಪತ್ರೆ (4)

ಮೇಲಿಂದ ಕೆಳಕ್ಕೆ
1.ರಾಜಾಧಿರಾಜ ಇಲ್ಲಿದ್ದಾನೆ (4)
2.ಶತಕದಲ್ಲೇ ಯುಗಾರಂಭ! (2)
3.ಆಡುವಾಗ ಕಾಣಿಸಿದ ಮೇಕೆ (2)
4.ಲಲಿತಕಲೆಗಳನ್ನು ಅರಿತಿರುವವನು (4)
6.ಟೀ ಇರುವ ಗುಡಿಸಲು! (3)
7.ಮನಸ್ತಾಪವಿದ್ದಾಗಲೇ ಈ ಮುನ್ನುಡಿ! (3)
8.ತನಗೆ ತಾನೇ ಮಾತಾಡುವುದು (3)
9.ಪತ್ರ ನಡುವಿದ್ದರೆ ಈ ತೊಂದರೆ! (4)
10.ಉಪಾಯದಿಂದ ಹಾಕಿರುವ ಬುನಾದಿ (4)
12.ಸುಕೃತದಿಂದ ಸಿಕ್ಕಿರುವ ಮಗ (2)
13.ತವರು ಮನೆಯಲ್ಲಿರುವ ಮರ (2)



4785ನೇ ಪದಬಂಧದ ಉತ್ತರ

ಎಡದಿಂದ ಬಲಕ್ಕೆ:
1.ಹಕ್ಕುದಾರ 3.ಸಹವಾಸ 5.ಜಾಮಿತಿ 6.ಕುರುಬ 8.ವಿನ್ಯಾಸ 9.ದಫನ್ 10.ಕನಲು 11.ನಿರ್ಲಕ್ಷ್ಯ 12.ವಿದಾಯಿ 13.ಚಪ್ಪಡಿ 14.ಮಸೀದಿ 16.ಮಶಕ 18.ತರಬೇತಿ 19.ವಿದೂಷಕ

ಮೇಲಿಂದ ಕೆಳಕ್ಕೆ:
1.ಹಲಾಕು 2.ರಜಾ 3.ಸತಿ 4.ಸಮಾಸ 7.ಬದಲುಮಾತು 8.ವಿಧಿನಿಯಮ 13.ಚರ್ವಿತ 15.ದಿನಾಂಕ 16.ಮತಿ 17.ಕವಿ

ಸುಡೊಕು 5172

2		9			7	1		4
	6							
5		7	4		6	2		3
					5		3	1
	5	1		8			2	
3			9					8
		2		1		8		5
9			7		8		1	2
	8			2		4		6

ಆಡುವುದು ಹೇಗೆ?
ಮನೆಗಳನ್ನು 1ರಿಂದ 9ರವರೆಗಿನ ಅಂಕಿಗಳಿಂದ ತುಂಬಿ. ಮೇಲಿನಿಂದ ಕೆಳಕ್ಕೆ, ಎಡದಿಂದ ಬಲಕ್ಕೆ ಪ್ರತಿ ಸಾಲಿಗೂ ಇದೇ ನಿಯಮ. ದೊಡ್ಡ ಚೌಕದ ಒಳಗಿನ ಮಧ್ಯಮ ಚೌಕದ ಮನೆಗಳನ್ನೂ ತುಂಬಬೇಕು. ಯಾವ ಅಂಕಿಯೂ ಯಾವುದೇ ಸಾಲು, ಮಧ್ಯಮ ಚೌಕದಲ್ಲಿ ಪುನರಾವರ್ತನೆ ಆಗಬಾರದು.

5171 ಸುಡೊಕು

2	1	6	3	7	4	8	5	9
9	4	7	5	8	6	3	1	2
3	8	5	9	2	1	4	6	7
1	2	3	8	6	5	9	7	4
5	9	8	2	4	7	1	3	6
6	7	4	1	9	3	5	2	8
7	3	9	6	1	8	2	4	5
4	5	2	7	3	9	6	8	1
8	6	1	4	5	2	7	9	3

ಕನಿಷ್ಠ ಬೆಂಬಲ ಬೆಲೆ ಖಾತರಿಗೆ ಕಾಯ್ದೆ ಜಾರಿ ಮಾಡಿ: ಮಹಾಪಂಚಾಯಿತಿಯಲ್ಲಿ ಒತ್ತಾಯ

ರೈತರ ವಿಭಜಿಸಿದ ಮೋದಿ: ಟಿಕಾಯತ್ ಟೀಕೆ

ಲಖನೌ (ಪಿಟಿಐ): ಕೇಂದ್ರ ಸರ್ಕಾರವು ರೈತರನ್ನು ವಿಭಜಿಸುವ ಕೆಲಸ ಮಾಡುತ್ತಿದೆ ಎಂದು ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಯ ನೇತೃತ್ವ ವಹಿಸಿರುವ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಆರೋಪಿಸಿದ್ದಾರೆ.

‘ರೈತರ ಸಮಸ್ಯೆಗಳನ್ನು ಬಗೆಹರಿಸುವುದಕ್ಕಾಗಿ ಸರ್ಕಾರವು ರೈತರ ಜತೆ ಮಾತುಕತೆ ನಡೆಸಬೇಕು. ಇಲ್ಲವಾದರೆ ನಾವು ಹೋಗುವುದಿಲ್ಲ’ ಎಂದು ಅವರು ಹೇಳಿದ್ದಾರೆ.

‘ಅವರಿಗೆ ಅರ್ಥ ಮಾಡಿಸಲು ನಮಗೆ ಒಂದು ವರ್ಷ ಬೇಕಾಯಿತು. ನಮಗೆ ಏನು ಬೇಕು ಎಂಬುದನ್ನು ನಮ್ಮ ಭಾಷೆಯಲ್ಲಿ ಹೇಳಿದೆವು. ಆದರೆ, ದೆಹಲಿಯಲ್ಲಿ ಹೊಳೆಯುವ ಬಂಗಲೆಗಳಲ್ಲಿ ಇರುವವರಿಗೆ ನಮ್ಮ ಭಾಷೆ ಅರ್ಥ ಆಗಲಿಲ್ಲ’ ಎಂದು ಲಖನೌದಲ್ಲಿ ಸೋಮವಾರ ನಡೆದ ಮಹಾಪಂಚಾಯಿತಿಯಲ್ಲಿ ಅವರು ಹೇಳಿದರು.

‘ಈ ಕಾಯ್ದೆಗಳು ಹಾನಿಕಾರಕ ಎಂದು ಒಂದು ವರ್ಷದಲ್ಲಿ ಅವರಿಗೆ ಅರ್ಥವಾಯಿತು. ಹಾಗಾಗಿ, ಅವುಗಳನ್ನು ವಾಪಸ್ ಪಡೆಯಲು ನಿರ್ಧರಿಸಿದರು. ಕಾಯ್ದೆ ಹಿಂದಕ್ಕೆ ಪಡೆಯುವ ನಿರ್ಧಾರ ಒಳ್ಳೆಯದು. ಆದರೆ, ಕೆಲವು ರೈತರಿಗೆ ಅರ್ಥ ಮಾಡಿಸಲು ವಿಫಲವಾದೆವು ಎಂದು ಹೇಳುವ ಮೂಲಕ ರೈತರನ್ನು ವಿಭಜಿಸಲು ಯತ್ನಿಸಿದರು. ಆ ಕೆಲವು ರೈತರು ನಾವೇ’ ಎಂದು ಟಿಕಾಯತ್ ವಿವರಿಸಿದರು.



ರೈತ ಮಹಾಪಂಚಾಯಿತಿಯಲ್ಲಿ ಭಾಗವಹಿಸಿದ ರಾಕೇಶ್ ಟಿಕಾಯತ್ ಮತ್ತು ಇತರ ಮುಖಂಡರು ಪಿಟಿಐ ಚಿತ್ರ

> **ಹಿಂದೂ–ಮುಸ್ಲಿಂ, ಹಿಂದೂ–ಸಿಖ್ ಮತ್ತು ಜಿನ್ನಾ ಎಂಬ ಬಲೆಗಳಲ್ಲಿ ಅವರು ನಿಮ್ಮನ್ನು ಕೆಡವುತ್ತಾರೆ. ದೇಶವನ್ನು ಮಾರುತ್ತಲೇ ಇರುತ್ತಾರೆ**
> **ರಾಕೇಶ್ ಟಿಕಾಯತ್,** ರೈತ ನಾಯಕ

ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವ ನಿರ್ಧಾರವನ್ನು ಪ್ರಧಾನಿ ಪ್ರಕಟಿಸಿದಾಗ, ಕಾಯ್ದೆಗಳನ್ನು ಒಂದು ವರ್ಗದ ರೈತರಿಗೆ ಮನದಟ್ಟು ಮಾಡಲು ಸಾಧ್ಯವಾಗಲಿಲ್ಲ ಎಂದು ದೇಶದ ಜನರ ಕ್ಷಮೆ ಕೋರಿದ್ದನ್ನು ಉಲ್ಲೇಖಿಸಿ ಟಿಕಾಯತ್ ಹೀಗೆ ಹೇಳಿದ್ದಾರೆ.

‘ಕದನವಿರಾಮ ಘೋಷಣೆ ಮಾಡಿದ್ದು ಸರ್ಕಾರವೇ ವಿನಾ ರೈತರು ಅಲ್ಲ. ರೈತರ ಮುಂದೆ ಇನ್ನೂ ಹಲವು ಸಮಸ್ಯೆಗಳು ಇವೆ. ಹೋರಾಟವು ಮುಂದುವರಿಯಲಿದೆ. ರೈತರ ಜತೆಗೆ ಸರ್ಕಾರವು ಮಾತನಾಡಬೇಕು. ಇಲ್ಲವಾದರೆ ನಾವು ಹೋಗುವುದಿಲ್ಲ. ದೇಶದಾದ್ಯಂತ ಸಭೆಗಳನ್ನು ನಡೆಸಿ ನೀವು ಏನು ಮಾಡುತ್ತಿದ್ದೀರಿ ಎಂಬುದನ್ನು ಜನರಿಗೆ ಹೇಳುತ್ತೇವೆ’ ಎಂದರು.

ಎಂಎಸ್‌ಪಿ ಖಾತರಿಗೆ ಕಾಯ್ದೆ ಬೇಕು ಎಂಬ ಶಿಫಾರಸು ಇದ್ದ ವರದಿಯನ್ನು ಮೋದಿ ಅವರಿಗಿಂತ ಮೊದಲು ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರಿಗೆ ಸಲ್ಲಿಸಲಾಗಿತ್ತು. ಈ ವರದಿ ಸಿದ್ಧಪಡಿಸಿದ ಸಮಿತಿಯಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ ಮೋದಿ ಅವರೂ ಇದ್ದರು. ಈ ವರದಿ ಪ್ರಧಾನಿ ಕಾರ್ಯಾಲಯದಲ್ಲಿ ಈಗಲೂ ಇದೆ. ಹಾಗಾಗಿ, ಈಗ ಹೊಸ ಸಮಿತಿಯ ಅಗತ್ಯ ಇಲ್ಲ. ಹೊಸ ಸಮಿತಿ ರಚಿಸುವಷ್ಟು ಸಮಯವೂ ಇಲ್ಲ ಎಂದು ಟಿಕಾಯತ್ ಹೇಳಿದರು.

ಮಾಧ್ಯಮ ವಿರುದ್ಧ ಆಕ್ರೋಶ: ಮಾಧ್ಯಮಗಳು ಮೂರು ದಿನಗಳಿಂದ ರೈತರನ್ನು ಪ್ರಶ್ನಿಸುತ್ತಲೇ ಇವೆ. ‘ನಮಗೆ ಹಲವು ಸಮಸ್ಯೆಗಳು ಮತ್ತು ಹಲವು ಬೇಡಿಕೆಗಳು ಇವೆ. ಪ್ರತಿಭಟನೆ ವೇಳೆ ಜೀವ ತೆತ್ತ ರೈತರಿಗೆ ಸಂಬಂಧಿಸಿದ ವಿಚಾರಗಳಿವೆ’ ಎಂದು ಅವರು ಹೇಳಿದರು.

ಹೋರಾಟದ ಹುರುಪು

ಮಹಾಪಂಚಾಯಿತಿಯಲ್ಲಿ ಭಾಗವಹಿಸಲು ದೇಶದ ವಿವಿಧ ಭಾಗಗಳಿಂದಲೂ ಜನರು ಬಂದಿದ್ದರು. ರೈತರ ಗುಂಪುಗಳು ಭಾನುವಾರ ರಾತ್ರಿಯಿಂದಲೇ ನಗರಕ್ಕೆ ಬರಲಾರಂಭಿಸಿದ್ದವು. ಪಂಚಾಯಿತಿ ಆರಂಭಕ್ಕೂ ಮೊದಲೇ ಮೈದಾನವು ಜನರಿಂದ ತುಂಬಿ ಹೋಗಿತ್ತು. ರೈತರು ಹೋರಾಟದ ಹುರುಪಿನಲ್ಲಿಯೇ ಇದ್ದರು ಮತ್ತು ತಮ್ಮೆಲ್ಲ ಸಮಸ್ಯೆ ಪರಿಹಾರವಾಗುವ ತನಕ ಹೋರಾಟ ಮುಂದುವರಿಸುವ ದೃಢ ನಿರ್ಧಾರವು ಅವರಲ್ಲಿ ಕಂಡಿತು.

‘ನಾನು ಪಿಲಿಭಿತ್‌ನಿಂದ ಬಂದಿದ್ದೇನೆ. ಈ ದೇಶದಲ್ಲಿ ರೈತರು ಅತ್ಯಂತ ನಿರ್ಲಕ್ಷ್ಯಕ್ಕೆ ಒಳಗಾದ ವರ್ಗ. ನಮ್ಮ ಬೆಳೆಗಳಿಗೆ ಸರಿಯಾದ ಬೆಲೆ ಸಿಗುವುದಿಲ್ಲ. ಪ್ರತಿಭಟನೆ ಮುಂದುವರಿಸಲೇಬೇಕು’ ಎಂದು ಮಹಾಪಂಚಾಯಿತಿಯಲ್ಲಿ ಭಾಗವಹಿಸಲು ಬಂದಿದ್ದ ಕರ್ತಾರ್ ಸಿಂಗ್ ಹೇಳಿದರು.

ಬೇಡಿಕೆ ಪುನರುಚ್ಚಾರ

ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವುದಾಗಿ ಸರ್ಕಾರ ಘೋಷಿಸಿದ್ದರೂ ರೈತರು ಪ್ರತಿಭಟನೆ ನಿಲ್ಲಿಸಿಲ್ಲ. ಎಂಎಸ್‌ಪಿಗೆ ಕಾನೂನಿನ ಖಾತರಿ ಬೇಕು, ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ಬಂಧಿಸಬೇಕು, ರೈತರ ವಿರುದ್ಧ ದಾಖಲಾಗಿರುವ ದೂರುಗಳನ್ನು ಹಿಂದಕ್ಕೆ ಪಡೆಯಬೇಕು, ಪ್ರತಿಭಟನೆ ವೇಳೆ ಮೃತರಾದ ರೈತರಿಗಾಗಿ ಸ್ಮಾರಕ ನಿರ್ಮಿಸಬೇಕು, ವಿದ್ಯುತ್ ಸುಧಾರಣೆ ಮಸೂದೆಯನ್ನು ಕೈಬಿಡಬೇಕು ಮುಂತಾದ ಬೇಡಿಕೆಗಳನ್ನು ರೈತರು ಪುನರುಚ್ಚರಿಸಿದ್ದಾರೆ.

ಕ್ಷಮಾಪಣೆಯಿಂದ ರೈತರ ಉತ್ಪನ್ನಗಳಿಗೆ ಉತ್ತಮ ದರ ದೊರೆಯುವುದಿಲ್ಲ. ಉತ್ತಮ ದರ ದೊರೆಯಬೇಕಿದ್ದರೆ ಉತ್ತಮ ನೀತಿ ರೂಪಿಸಬೇಕು ಎಂದು ಟಿಕಾಯತ್ ಹೇಳಿದ್ದಾರೆ. ಎಂಎಸ್‌ಪಿಗೆ ಸಂಬಂಧಿಸಿ ಸಮಿತಿ ರಚಿಸಲಾಗಿದೆ ಎಂಬ ಹೇಳಿಕೆಯೂ ಸುಳ್ಳು ಎಂದರು.

ಸುದ್ದಿ 2 ನಿಮಿಷ

ಪರಮ್ ಬೀರ್ ಸಿಂಗ್‌ಗೆ ಬಂಧನದಿಂದ ರಕ್ಷಣೆ

ನವದೆಹಲಿ: ಮಹಾರಾಷ್ಟ್ರದಲ್ಲಿ ದಾಖಲಾಗಿರುವ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ ಬಂಧನದಿಂದ ರಕ್ಷಣೆ ನೀಡಿದೆ.

ಸಿಂಗ್ ಅವರ ಅರ್ಜಿ ಕುರಿತು ಸರ್ಕಾರ, ಡಿಜಿಪಿ ಮತ್ತು ಸಿಬಿಐನಿಂದ ಪ್ರತಿಕ್ರಿಯೆಯನ್ನೂ ಕೇಳಿದೆ.

ಮಹಾರಾಷ್ಟ್ರದ ಆಗಿನ ಗೃಹಸಚಿವ ಅನಿಲ್ ದೇಶ್‌ಮುಖ್ ಅವರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಸಿಂಗ್ ಅವರು ಕ್ರಿಮಿನಲ್ ಪ್ರಕರಣಗಳಲ್ಲಿ ತಮ್ಮನ್ನು ಸಿಲುಕಿಸಲಾಗಿದೆ ಎಂದು ದೂರಿದ್ದರು.

ಬಂಧನದಿಂದ ರಕ್ಷಣೆ ನೀಡುವಂತೆ ಕೋರ್ಟ್ ಮೊರೆ ಹೋಗಿದ್ದಲ್ಲದೆ, ಇಡೀ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದೂ ಒತ್ತಾಯಿಸಿದ್ದರು.

ನ್ಯಾಯಮೂರ್ತಿ ಎಸ್.ಕೆ. ಕೌಲ್ ಮತ್ತು ಎಂ.ಎಂ. ಸುಂದ್ರೇಶ್ ಅವರನ್ನು ಒಳಗೊಂಡ ಪೀಠವು ಸಿಂಗ್ ಅವರ ಮನವಿ ಬಗ್ಗೆ ಮಹಾರಾಷ್ಟ್ರ ಸರ್ಕಾರ, ಡಿಜಿಪಿ ಸಂಜಯ್ ಪಾಂಡೆ ಮತ್ತು ಸಿಬಿಐಗೆ ನೋಟಿಸ್ ನೀಡಿದೆ.

’ನೋಟಿಸ್ ಜಾರಿ ಮಾಡಲಾಗಿದ್ದು ಡಿ. 6ರ ವೇಳೆಗೆ ಉತ್ತರಿಸಬೇಕು. ಈ ಮಧ್ಯೆ ಅರ್ಜಿದಾರರು ತನಿಖೆಗೆ ಸಹಕರಿಸಬೇಕು ಮತ್ತು ಅವರನ್ನು ಬಂಧಿಸಬಾರದು‘ ಎಂದು ಪೀಠ ಆದೇಶಿಸಿತು.



ಮುಕುಲ್ ರಾಯ್ ಅನರ್ಹತೆ ವಿಷಯ ಸ್ಪೀಕರ್ ನಿರ್ಧಾರಕ್ಕೆ: ‘ಸುಪ್ರೀಂ’

ನವದೆಹಲಿ: ಮುಕುಲ್‌ರಾಯ್ ಅವರನ್ನು ವಿಧಾನಸಭೆ ಸದಸ್ಯತ್ವದಿಂದ ಅನರ್ಹಗೊಳಿಸುವ ಅರ್ಜಿ ಬಗ್ಗೆ ಪಶ್ಚಿಮಬಂಗಾಳದ ಸ್ಪೀಕರ್ ಬಿಮನ್ ಬ್ಯಾನರ್ಜಿ ಅವರು ನಿರ್ಧಾರ ಕೈಗೊಳ್ಳುವರು ಎಂದು ಸುಪ್ರೀಂ ಕೋರ್ಟ್ ವಿಶ್ವಾಸ ವ್ಯಕ್ತಪಡಿಸಿದೆ.

ಕಲ್ಕತ್ತ ಹೈಕೋರ್ಟ್ ಆದೇಶದ ವಿರುದ್ಧ ವಿಧಾನಸಭೆ ಸ್ಪೀಕರ್ ಮತ್ತು ಪಶ್ಚಿಮಬಂಗಾಳ ವಿಧಾನಸಭೆಯ ಚುನಾವಣಾಧಿಕಾರಿ ಅವರು ಸಲ್ಲಿಸಿರುವ ಎರಡು ಪ್ರತ್ಯೇಕ ಮೇಲ್ಮನವಿಗಳ ಬಗ್ಗೆ ನ್ಯಾಯಮೂರ್ತಿ ಎಲ್. ನಾಗೇಶ್ವರ ಮತ್ತು ಹಿಮಾ ಕೊಹ್ಲಿ ಅವರನ್ನು ಒಳಗೊಂಡ ಪೀಠ ವಿಚಾರಣೆ ನಡೆಸಿತು.

ರಾಯ್ ಅವರನ್ನು ಅನರ್ಹಗೊಳಿಸಿರುವ ಅರ್ಜಿ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕೆಂದು ಹೈಕೋರ್ಟ್ ಸೆಪ್ಟೆಂಬರ್ 28ರಂದು ಸ್ಪೀಕರ್‌ಗೆ ಸೂಚಿಸಿತ್ತು.

ಡಿಸೆಂಬರ್ 21ರಂದು ಈ ವಿಷಯವು ಸ್ಪೀಕರ್ ಅವರ ಮುಂದೆ ಬರಲಿದ್ದು ಅವರು ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳುವರು ಎಂಬ ವಿಶ್ವಾಸ ಇದೆ ಎಂದು ಸುಪ್ರೀಂ ಕೋರ್ಟ್ ಹೇಳಿತು. ನಂತರ ವಿಚಾರಣೆಯನ್ನು ಜನವರಿ ತಿಂಗಳಿಗೆ ಮುಂದೂಡಿತು.

ಬಿಜೆಪಿ ಟಿಕೆಟ್‌ನಿಂದ ಚುನಾಯಿತರಾದ ಬಳಿಕ ಮುಕುಲ್ ರಾಯ್ ಅವರು ತೃಣಮೂಲ ಕಾಂಗ್ರೆಸ್‌ಗೆ (ಟಿಎಂಸಿ) ಪಕ್ಷಾಂತರ ಮಾಡಿದ್ದು, ಅವರನ್ನು ಅನರ್ಹಗೊಳಿಸುವಂತೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರು ಜೂನ್ 17ರಂದು ಸ್ಪೀಕರ್ ಅವರಿಗೆ ಅರ್ಜಿ ಸಲ್ಲಿಸಿದ್ದರು.

ಜಾಹೀರಾತು ಫಲಕದಲ್ಲಿ ಮೋಹನ್ ಭಾಗವತ್ ಚಿತ್ರ ಬಳಕೆ: ದೂರು

ಮುಜಾಫ್ಫರ್‌ನಗರ (ಉತ್ತರಪ್ರದೇಶ): ಜಾಹೀರಾತು ಫಲಕದಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಚಿತ್ರವನ್ನು ಬಳಸಿಕೊಳ್ಳಲಾಗಿದೆ ಎಂಬ ಆರೋಪದ ಮೇಲೆ ಜಾಹೀರಾತು ಕಂಪನಿಯ ಮಾಲೀಕ ಸತ್ಯ ಪ್ರಕಾಶ್ ರೇಶು ಅವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಆರ್‌ಎಸ್‌ಎಸ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಂದರ್ ಸಿಂಗ್ ಅವರು ಪೊಲೀಸರಿಗೆ ದೂರು ನೀಡಿದ್ದರು. ಐಪಿಸಿಯ ಸೆಕ್ಷನ್ 505 (1) ಅಡಿ ಪ್ರಕರಣ ದಾಖಲಾಗಿದೆ. ಜಾಹೀರಾತು ಫಲಕಗಳಿಂದ ಭಾಗವತ್ ಅವರ ಚಿತ್ರಗಳನ್ನು ತೆಗೆಯುವಂತೆ ಹೇಳಿದ್ದರೂ ತೆಗೆಯಲಿಲ್ಲ ಎಂದು ದೂರುದಾರರು ಆರೋಪಿಸಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

‘ಬೂಸ್ಟರ್ ಡೋಸ್: ವೈಜ್ಞಾನಿಕ ಆಧಾರ ಇಲ್ಲ’

ನವದೆಹಲಿ (ಪಿಟಿಐ): ಕೋವಿಡ್–19 ವಿರುದ್ಧದ ಲಸಿಕೆಯ ಎರಡು ಡೋಸ್ ಪಡೆದುಕೊಂಡವರಿಗೆ ಬೂಸ್ಟರ್ ಡೋಸ್‌ನಿಂದ ಹೆಚ್ಚಿನ ರಕ್ಷಣೆ ಸಿಗುತ್ತದೆ ಎಂಬುದಕ್ಕೆ ವೈಜ್ಞಾನಿಕ ಆಧಾರವೇನೂ ಇಲ್ಲ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್‌ನ (ಐಸಿಎಂಆರ್) ಮಹಾ ನಿರ್ದೇಶಕ ಡಾ. ಬಲರಾಂ ಭಾರ್ಗವ ಸೋಮವಾರ ಹೇಳಿದ್ದಾರೆ. ಲಸಿಕೆ ಹಾಕಿಸಿಕೊಳ್ಳುವ ಅರ್ಹತೆ ಇರುವ ಎಲ್ಲರಿಗೂ ಲಸಿಕೆ ನೀಡಿಕೆಯು ಸರ್ಕಾರದ ಆದ್ಯತೆಯಾಗಿದೆ ಎಂದೂ ಅವರು ತಿಳಿಸಿದ್ದಾರೆ.

ಭಾರತದಲ್ಲಿ ಲಸಿಕೆ ನೀಡಿಕೆಯ ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪಿನ (ಎನ್‌ಟಿಎಜಿಐ) ಮುಂದಿನ ಸಭೆಯಲ್ಲಿ ಬೂಸ್ಟರ್ ಡೋಸ್ ಬಗ್ಗೆ ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಭಾರತದ ಜನರು ಮಾತ್ರವಲ್ಲ, ಜಗತ್ತಿನ ಎಲ್ಲರಿಗೂ ಲಸಿಕೆಯ ಎರಡು ಡೋಸ್ ಸಿಗುವಂತೆ ನೋಡಿಕೊಳ್ಳಲು ಭಾರತ ಬಯಸಿದೆ’ ಎಂದು ಭಾರ್ಗವ ಹೇಳಿದ್ದಾರೆ.

ಅಗತ್ಯಕ್ಕೆ ಬೇಕಾದಷ್ಟು ಲಸಿಕೆಗಳ ಸಂಗ್ರಹ ಇದೆ. ಎಲ್ಲ ವಯಸ್ಕರಿಗೆ ಎರಡು ಡೋಸ್ ಲಸಿಕೆ ಹಾಕಿಸುವಿಕೆ ಪೂರ್ಣಗೊಳಿಸುವುದು ಸರ್ಕಾರದ ಗುರಿ. ಅದಾದ ಬಳಿಕವೇ ಬೂಸ್ಟರ್ ಡೋಸ್ ಬಗ್ಗೆ ಯೋಚನೆ ಮಾಡಲಾಗುವುದು. ಪರಿಣತರ ಶಿಫಾರಸು ಆಧಾರದಲ್ಲಿಯೇ ಬೂಸ್ಟರ್ ಡೋಸ್ ಬಗ್ಗೆ ನಿರ್ಧಾರಕ್ಕೆ ಬರಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಇತ್ತೀಚೆಗೆ ಹೇಳಿದ್ದರು.

ಅಧಿಕಾರಿಗಳು ಹೇಳಿರುವಂತೆ, ಲಸಿಕೆ ಹಾಕಿಸಿಕೊಳ್ಳಲು ಅರ್ಹತೆ ಇರುವ ಶೇ 82ರಷ್ಟು ಜನರಿಗೆ ಮೊದಲ ಡೋಸ್ ಮತ್ತು ಶೇ 43ರಷ್ಟು ಜನರಿಗೆ ಎರಡನೇ ಡೋಸ್ ಹಾಕಲಾಗಿದೆ. ಲಸಿಕೆಯ ಒಟ್ಟು 116.87 ಕೋಟಿ ಡೋಸ್‌ಗಳನ್ನು ಜನರಿಗೆ ಹಾಕಲಾಗಿದೆ. 12 ಕೋಟಿ ಜನರು ಲಸಿಕೆಯ ಎರಡನೇ ಡೋಸ್ ಅನ್ನು ನಿಗದಿತ ಅವಧಿಯೊಳಗೆ ಹಾಕಿಸಿಕೊಂಡಿಲ್ಲ.

ವೈಯಕ್ತಿಕ ಮಾಹಿತಿ ರಕ್ಷಣಾ ಮಸೂದೆ

ಕಾಂಗ್ರೆಸ್, ಟಿಎಂಸಿ ತಕರಾರು

ನವದೆಹಲಿ (ಪಿಟಿಐ): ‘ವೈಯಕ್ತಿಕ ಮಾಹಿತಿ ರಕ್ಷಣಾ ಮಸೂದೆ 2019’ಕ್ಕೆ ಸಂಬಂಧಿಸಿದ ಸಂಸತ್ತಿನ ಜಂಟಿ ಸಮಿತಿ ಸೋಮವಾರ ತನ್ನ ವರದಿ ಅಂಗೀಕರಿಸಿತು. ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ ಸದಸ್ಯರು ವರದಿಗೆ ಭಿನ್ನಾಭಿಪ್ರಾಯ ದಾಖಲಿಸಿದ್ದಾರೆ.

‘ಸಮಿತಿಯ ಅಧ್ಯಕ್ಷರಾಗಿದ್ದ ಮೀನಾಕ್ಷಿ ಲೇಖಿ ಅವರು ಸಚಿವೆಯಾದ ಬಳಿಕ ಹೊಸ ಅಧ್ಯಕ್ಷರ ನೇಮಕವಾಗಿತ್ತು. ಹೀಗಾಗಿ, ವರದಿಯ ಅಂಗೀಕಾರವೂ ವಿಳಂಬವಾಗಿತ್ತು. ಸಂಸತ್ತಿನಲ್ಲಿ ಮಸೂದೆ ಮಂಡನೆಗೆ ಪೂರ್ವಭಾವಿಯಾಗಿ ಮಸೂದೆಯನ್ನು ಸಂಸತ್ತಿನ ಜಂಟಿ ಸಮಿತಿಯ ಪರಿಶೀಲನೆಗಾಗಿ ಒಪ್ಪಿಸಲಾಗಿತ್ತು.

‘ಪಿ.ಪಿ.ಚೌಧರಿ ಅವರ ನೇತೃತ್ವದ ಸಮಿತಿ ನನ್ನ ಸಲಹೆಯನ್ನು ಒಪ್ಪಲಿಲ್ಲ, ಮನದಟ್ಟು ಮಾಡಿಕೊಡಲು ಆಗಲಿಲ್ಲ. ಹೀಗಾಗಿ, ಭಿನ್ನಮತ ಸಲ್ಲಿಸಿದ್ದೇನೆ. ಈಗ ಮಸೂದೆ ಸಂಸತ್ತಿನಲ್ಲಿ ಚರ್ಚೆಗೆ ಬರಬೇಕು’ ಎಂದು ಕಾಂಗ್ರೆಸ್‌ನ ಜೈರಾಂ ರಮೇಶ್ ಹೇಳಿದರು.



ಜೈರಾಂ ರಮೇಶ್

‘ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖ್ಯ ಸಚೇತಕರೂ ಆಗಿರುವ ಅವರು, ಮಸೂದೆಯಲ್ಲಿ ನಿರ್ಣಾಯಕ ಅಂಶವಾಗಿರುವ ಸೆಕ್ಷನ್ 35ಕ್ಕೆ ತಿದ್ದುಪಡಿ ತರಲು ನಾನು ಸಲಹೆ ಮಾಡಿದೆ. ಕಾಯ್ದೆಯ ವ್ಯಾಪ್ತಿಯಿಂದ ಯಾವುದೇ ಸರ್ಕಾರಿ ಸಂಸ್ಥೆಯನ್ನು ಕೈಬಿಡುವ ಅಧಿಕಾರವನ್ನು ಕೇಂದ್ರ ಸರ್ಕಾರಕ್ಕೆ ಉಲ್ಲೇಖಿತ ಸೆಕ್ಷನ್ ನೀಡಲಿದೆ’ ಎಂದೂ ವಿವರಿಸಿದರು.

‘ಹೀಗೇ ವಿನಾಯಿತಿ ನೀಡುವ ಮುನ್ನ ಕೇಂದ್ರ ಸರ್ಕಾರವು ಸಂಸತ್ತಿನ ಅನುಮೋದನೆ ಪಡೆಯಬೇಕು. ಆಗಲೂ ಸುರಕ್ಷತಾ ಕ್ರಮಗಳಿಗೆ ಅನ್ವಯಿಸುವಂತೆ ಕಾಯ್ದೆಯ ನಿಯಮಗಳಿಗೆ ಕೇಂದ್ರ ಬದ್ಧವಾಗಿರಬೇಕು ಎಂಬುದು ನನ್ನ ಸಲಹೆಯಾಗಿತ್ತು’ ಎಂದು ಹೇಳಿದರು.

ಕಾಂಗ್ರೆಸ್ ಸದಸ್ಯರಾದ ಮನೀಶ್ ತಿವಾರಿ, ಗೌರವ್ ಗೊಗೋಯ್, ವಿವೇಕ್ ತಂಖಾ, ಬಿಜೆಡಿಯ ಅಮರ್ ಪಟ್ನಾಯಕ್ ಅವರೂ ತಮ್ಮ ಭಿನ್ನಾಭಿಪ್ರಾಯಗಳನ್ನು ದಾಖಲಿಸಿದರು.

ಸಮಿತಿ ಸದಸ್ಯರಾಗಿದ್ದ ತೃಣಮೂಲ ಕಾಂಗ್ರೆಸ್ ಪಕ್ಷದ ಸಂಸದರು, ಸಮಿತಿಯ ಕಾರ್ಯನಿರ್ವಹಣೆ ಶೈಲಿಯನ್ನೇ ಪ್ರಶ್ನಿಸಿದರು. ‘ಸಮಿತಿ ತರಾತುರಿಯಲ್ಲಿ ವರದಿ ಅಂತಿಮಗೊಳಿಸಿದೆ. ವಿಷಯ ಮಂಡನೆಗೆ ಅವಕಾಶವನ್ನೇ ನೀಡಲಿಲ್ಲ’ ಎಂದು ಹೇಳಿದ್ದಾರೆ.

ಹಲವು ಬಾರಿ ಸಭೆ ನಡೆದರೂ ಕೋವಿಡ್ ಸ್ಥಿತಿಯಿಂದಾಗಿ ಹಾಜರಾಗಲು ಆಗಿರಲಿಲ್ಲ ಎಂದು ತೃಣಮೂಲ ಕಾಂಗ್ರೆಸ್‌ನ ಓಬ್ರಿಯಾನ್ ಮತ್ತು ಮೊಹುವಾ ಮೊಯಿತ್ರಾ ಹೇಳಿದರು. ‘ವೈಯಕ್ತಿಕ ಮಾಹಿತಿ ಸುರಕ್ಷತೆ ಖಾತ್ರಿ ಇಲ್ಲದ ಕಾರಣ ನಾವು ವಿರೋಧಿಸುತ್ತೇವೆ’ ಎಂದರು.

ಹಣ ಅಕ್ರಮ ವರ್ಗಾವಣೆ: ದೇಶಮುಖ್ ಪುತ್ರನೂ ಭಾಗಿ– ಇ.ಡಿ

ಮುಂಬೈ (ಪಿಟಿಐ): ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರ ಪುತ್ರ ಹೃಷಿಕೇಶ್ ದೇಶಮುಖ್ ಕೂಡ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಭಾಗಿಯಾಗಿದ್ದರು ಎಂದು ಜಾರಿ ನಿರ್ದೇಶನಾಲಯವು (ಇ.ಡಿ) ವಿಶೇಷ ನ್ಯಾಯಾಲಯಕ್ಕೆ ಸೋಮವಾರ ತಿಳಿಸಿದೆ.

ಅಕ್ರಮವಾಗಿ ಸಂಪಾದಿಸಿದ ಹಣವನ್ನು, ವಿವಿಧ ಕಂಪನಿಗಳ ಸಂಕೀರ್ಣ ಜಾಲದೊಳಕ್ಕೆ ಸೇರಿಸಲು ತಮ್ಮ ತಂದೆಗೆ ನೆರವಾಗಿದ್ದಾರೆ ಎಂದು ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಇ.ಡಿ ತಿಳಿಸಿದೆ.

ಬಂಧನದಿಂದ ರಕ್ಷಣೆ ಕೋರಿ ಹೃಷಿಕೇಶ್ ಅವರು ಸಲ್ಲಿಸಿರುವ ಅರ್ಜಿಯನ್ನು ಮಾನ್ಯ ಮಾಡಿದರೆ, ಅವರು ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯ ನಾಶ ಮಾಡುವ ಸಾಧ್ಯತೆ ಇದೆ. ಪ್ರಕರಣದ ಪ್ರಾಥಮಿಕ ತನಿಖೆಯ ಪ್ರಕಾರ, ಅನಿಲ್ ದೇಶಮುಖ್ ಹಾಗೂ ಅವರ ಕುಟುಂಬದವರಿಗೆ ಸೇರಿದ 11 ಕಂಪನಿಗಳು ಇದರಲ್ಲಿ ಭಾಗಿಯಾಗಿವೆ ಎಂದೂ ಇ.ಡಿ ಹೇಳಿದೆ.

ಹೃಷಿಕೇಶ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯವು ಡಿ.4ಕ್ಕೆ ನಿಗದಿಪಡಿಸಿತು.

ರಾಜ್ಯ ಪೊಲೀಸ್ ಇಲಾಖೆಯ ಮೂಲಕ ಹಣ ಸುಲಿಗೆ ಹಾಗೂ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಅನಿಲ್ ದೇಶಮುಖ್ ಅವರನ್ನು ಜಾರಿ ನಿರ್ದೇಶನಾಲಯ ನ.1ರಂದು ಬಂಧಿಸಿದ್ದು, ಸದ್ಯಕ್ಕೆ ನ್ಯಾಯಾಂಗ ಬಂಧನದಲ್ಲಿದ್ದಾರೆ.



ದಾದಿಯರ ಪ್ರತಿಭಟನೆ

ವೇತನ ಶ್ರೇಣಿಯಲ್ಲಿನ ತಾರತಮ್ಯ ವಿರೋಧಿಸಿ ಸರ್ಕಾರಿ ಆಸ್ಪತ್ರೆಗಳ ದಾದಿಯರು ಕೋಲ್ಕತ್ತದಲ್ಲಿ ರಸ್ತೆ ತಡೆ ನಡೆಸಿದರು– ಪಿಟಿಐ ಚಿತ್ರ

ಉಪದ್ರವಕಾರಿ ಕಾಡುಹಂದಿ: ಕೇರಳ ಮನವಿ ತಿರಸ್ಕಾರ

ನವದೆಹಲಿ/ತಿರುವನಂತಪುರ (ಪಿಟಿಐ): ಕಾಡು ಹಂದಿಯನ್ನು ಉಪದ್ರವಕಾರಿ ಪ್ರಾಣಿ ಎಂದು ಘೋಷಿಸಲು ಅನುಮತಿ ಕೋರಿದ್ದ ಕೇರಳ ಸರ್ಕಾರದ ಮನವಿಯನ್ನು ಕೇಂದ್ರ ಪರಿಸರ ಸಚಿವಾಲಯವು ಸೋಮವಾರ ತಿರಸ್ಕರಿಸಿದೆ. ‘ಪ್ರಾಣಿ ಕೊಲ್ಲಲು ಜನರಿಗೆ ಅವಕಾಶ ನೀಡಿದರೆ ಒಳ್ಳೆಯದಾಗಲಿದೆ ಎಂಬುದಕ್ಕಿಂತ ಪರಿಸ್ಥಿತಿ ಇನ್ನಷ್ಟು ಹದಗೆಡಲಿದೆ’ ಎಂದು ಸಚಿವಾಲಯ ಅಭಿಪ್ರಾಯಪಟ್ಟಿದೆ.

‘ಪರಿಸ್ಥಿತಿ ನಿಭಾಯಿಸಲು ಪರ್ಯಾಯ ಮಾರ್ಗಗಳಿವೆಯೇ ಎಂಬುದನ್ನು ಸಚಿವಾಲಯ ಪರಿಶೀಲಿಸಲಿದೆ ಎಂದು ಕೇಂದ್ರ ಪರಿಸರ ಸಚಿವ ಭೂಪೆಂದರ್ ಯಾದವ್ ಭರವಸೆ ನೀಡಿದ್ದಾರೆ’ ಎಂದು ಕೇರಳದ ಅರಣ್ಯ ಸಚಿವ ಎ.ಕೆ.ಸಸೀಂದ್ರನ್ ತಿಳಿಸಿದರು. ಯಾದವ್ ಅವರನ್ನು ದೆಹಲಿಯಲ್ಲಿ ಭೇಟಿಯಾಗಿದ್ದ ಸಸೀಂದ್ರನ್ ಅರಣ್ಯ ಗಡಿಭಾಗದ ಗ್ರಾಮಗಳ ಜನರ ಸಂಕಷ್ಟವನ್ನು ವಿವರಿಸಿದರು.

‘ಕಾಡುಹಂದಿಯ ಸಂತತಿ ಹೆಚ್ಚಿದೆ. ಅವುಗಳ ದಾಳಿಯಿಂದ ಬೆಳೆ ಹಾನಿಯಾಗುತ್ತಿದೆ. ಇದರಿಂದ ಗಡಿ ಗ್ರಾಮಗಳ ಜನರ ಜೀವನದ ಮೇಲೆ ಪ್ರತಿಕೂಲ ಪರಿಣಾಮವಾಗುತ್ತಿದೆ. ಹೀಗಾಗಿ, ಉಪದ್ರವಕಾರಿ ಪ್ರಾಣಿ ಎಂದು ಘೋಷಿಸಬೇಕು’ ಎಂದು ಗಮನಕ್ಕೆ ತಂದರು.

ಕಾಡುಹಂದಿಯ ಪಿಡುಗು ತಡೆಗೆ ರಾಜ್ಯ ಸರ್ಕಾರ ಕೈಗೊಂಡಿದ್ದ ಕ್ರಮಗಳು ಫಲಕಾರಿಯಾಗಿಲ್ಲದ ಕಾರಣ, ಕೃಷಿಭೂಮಿಗೆ ಬರುವ ಕಾಡುಹಂದಿಗಳನ್ನು ಕೊಲ್ಲಬಹುದು ಎಂದು ಕೆಲ ರೈತರಿಗೆ ಕೇರಳದ ಹೈಕೋರ್ಟ್ ಇದೇ ವರ್ಷದ ಜುಲೈನಲ್ಲಿ ಅನುಮತಿ ನೀಡಿತ್ತು.

ಹೈಕೋರ್ಟ್‌ಗೆ ಅಡ್ವೊಕೇಟ್ ಜನರಲ್ ಮಾಹಿತಿ

ಆಂಧ್ರಪ್ರದೇಶಕ್ಕೆ ಮೂರು ರಾಜಧಾನಿಗಳನ್ನು ನಿರ್ಮಿಸುವ ಉದ್ದೇಶದಿಂದ ಅಂಗೀಕರಿಸಿದ್ದ ಕಾಯ್ದೆಯನ್ನು ಹಿಂದಕ್ಕೆ ಪಡೆಯಲು ಸರ್ಕಾರ ನಿರ್ಧಾರ

ಮೂರು ರಾಜಧಾನಿ: ನಿರ್ಧಾರ ಬದಲಿಸಿದ ಆಂಧ್ರಪ್ರದೇಶ ಸರ್ಕಾರ

ಅಮರಾವತಿ: ಮೂರು ರಾಜಧಾನಿಗಳನ್ನು ನಿರ್ಮಿಸುವ ಉದ್ದೇಶದಿಂದ ಆಂಧ್ರಪ್ರದೇಶ ಸರ್ಕಾರ ಹಿಂದೆ ಸರಿದಿದ್ದು, ಈ ಸಂಬಂಧ ಅಂಗೀಕರಿಸಿದ್ದ ಕಾಯ್ದೆಯನ್ನು ವಾಪಸ್ ಪಡೆಯಲು ನಿರ್ಧರಿಸಿದೆ.

ಅಮರಾವತಿಗೆ ಇರುವ ಏಕೈಕ ರಾಜಧಾನಿಯ ಸ್ಥಾನಮಾನವನ್ನು ತೆಗೆದುಹಾಕುವುದು. ಕಾರ್ಯಾಂಗವನ್ನು ವಿಶಾಖಪಟ್ಟಣಂಗೆ ಸ್ಥಳಾಂತರಿಸುವುದು ಮತ್ತು ಕರ್ನೂಲ್‌ನಲ್ಲಿ ನ್ಯಾಯಾಂಗ ರಾಜಧಾನಿ ಸ್ಥಾಪಿಸುವ ಉದ್ದೇಶದಿಂದ 2020 ಜುಲೈನಲ್ಲಿ ಸರ್ಕಾರವು ಎರಡು ಕಾಯ್ದೆಗಳನ್ನು ಅಂಗೀಕರಿಸಿತ್ತು.

ಈ ಕಾಯ್ದೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಅಮರಾವತಿಯ ರೈತರು ಎರಡು ವರ್ಷಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ವಿರೋಧ ಪಕ್ಷಗಳೂ ಕಾಯ್ದೆಗೆ ಅಸಮ್ಮತಿ ಸೂಚಿಸಿದ್ದವು.



ಜಗನ್ ಮೋಹನ್ ರೆಡ್ಡಿ

ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ ಬಳಿಕ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್‌ಮೋಹನ್ ರೆಡ್ಡಿ ಅವರ ಈ ನಿರ್ಧಾರ ಹೊರಬಿದ್ದಿದೆ.

ಕಾಯ್ದೆಯನ್ನು ಹಿಂಪಡೆಯಲು ಸರ್ಕಾರವು ನಿರ್ಧರಿಸಿದೆ ಎಂದು ಅಡ್ವೊಕೇಟ್ ಜನರಲ್ ಎಸ್. ಸುಬ್ರಹ್ಮಣ್ಯಂ ಅವರು ಹೈಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ. ಕಾಯ್ದೆ ಹಿಂಪಡೆಯುವ ಕುರಿತು ಮುಖ್ಯಮಂತ್ರಿ ವೈ.ಎಸ್. ಜಗನ್‌ಮೋಹನ್ ರೆಡ್ಡಿ ಅವರು ವಿಧಾನಸಭೆಯಲ್ಲಿ ಹೇಳಿಕೆ ನೀಡಲಿದ್ದಾರೆ ಎಂದೂ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಅಮರಾವತಿಯ ರೈತರು ಹಾಗೂ ಇತರರು ಕಾಯ್ದೆಯನ್ನು ಪ್ರಶ್ನಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ರಾಜಧಾನಿಯನ್ನು ಸ್ಥಳಾಂತರಿಸುವ ಕಾರ್ಯವನ್ನು ತಡೆಹಿಡಿಯುವಂತೆ ಕಳೆದ ವರ್ಷ ಆಂಧ್ರಪ್ರದೇಶ ಹೈಕೋರ್ಟ್ ನಿರ್ದೇಶನ ನೀಡಿತ್ತು.

ಇಸ್ರೊ ಬೇಹುಗಾರಿಕೆ ಪ್ರಕರಣ: ನಾಲ್ವರಿಗೆ ಜಾಮೀನು

ಕೇರಳ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಿಬಿಐ ಅರ್ಜಿ ವಿಚಾರಣೆಗೆ ‘ಸುಪ್ರೀಂ’ ಒಪ್ಪಿಗೆ

ನವದೆಹಲಿ: 1994ರ ಇಸ್ರೊ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಡಿಜಿಪಿ ಸೇರಿದಂತೆ ನಾಲ್ವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವ ಕೇರಳ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ, ಸಿಬಿಐ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಸೋಮವಾರ ಒಪ್ಪಿಗೆ ಸೂಚಿಸಿದೆ.

ನ್ಯಾಯಮೂರ್ತಿಗಳಾದ ಎ.ಎಂ. ಖಾನ್ವಿಲ್ಕರ್ ಮತ್ತು ಸಿ.ಟಿ. ರವಿಕುಮಾರ್ ಅವರ ನೇತೃತ್ವದ ನ್ಯಾಯಪೀಠದ ಮುಂದೆ ಅರ್ಜಿಯು ಬಂದಿದ್ದು, ಈ ಸಂಬಂಧ ನೋಟಿಸ್ ಜಾರಿಗೊಳಿಸಿ ನ. 29ಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ.

ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತಿನ ಮಾಜಿ ಡಿಜಿಪಿ ಆರ್.ಬಿ. ಶ್ರೀಕುಮಾರ್, ಕೇರಳದ ಇಬ್ಬರು ಮಾಜಿ ಪೊಲೀಸ್ ಅಧಿಕಾರಿಗಳು ಹಾಗೂ ಒಬ್ಬ ನಿವೃತ್ತ ಗುಪ್ತಚರ ಅಧಿಕಾರಿಗೆ ಕೇರಳ ಹೈಕೋರ್ಟ್ ಆ. 13ರಂದು ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.

ಸಿಬಿಐ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಎಸ್.ವಿ. ರಾಜು ಅವರು, ‘ನಿರೀಕ್ಷಣಾ ಜಾಮೀನು ನೀಡುವುದರಿಂದ ಪ್ರಕರಣದ ತನಿಖೆ ಹಳಿ ತಪ್ಪಬಹುದು’ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದರು.

ಐಐಟಿ ಪ್ರವೇಶ ನೀಡಲು ‘ಸುಪ್ರೀಂ’ ನಿರ್ದೇಶನ

ನವದೆಹಲಿ: ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ಆದರೆ, ತಾಂತ್ರಿಕ ಕಾರಣಗಳಿಂದಾಗಿ ನಿಗದಿತ ಸಮಯಕ್ಕೆ ಶುಲ್ಕ ಕಟ್ಟಲಾಗದ ದಲಿತ ವಿದ್ಯಾರ್ಥಿಯೊಬ್ಬರಿಗೆ ಪ್ರವೇಶ ಕಲ್ಪಿಸುವಂತೆ, ಐಐಟಿ–ಬಾಂಬೆಗೆ ಸುಪ್ರೀಂ ಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ.

‘ಐಐಟಿ–ಬಾಂಬೆಯಲ್ಲಿ ಸಿಕ್ಕಿರುವ ಅತ್ಯಮೂಲ್ಯವಾದ ಪ್ರವೇಶ ಕೈತಪ್ಪುವ ಸ್ಥಿತಿಯಲ್ಲಿ ಇರುವ ದಲಿತ ವಿದ್ಯಾರ್ಥಿಯೊಬ್ಬರು ನ್ಯಾಯಾಲಯದ ಮುಂದಿದ್ದಾರೆ. ಪ್ರವೇಶ ಅವಕಾಶ ಸಿಕ್ಕಿದ್ದರೂ ಶುಲ್ಕ ಪಾವತಿಸುವಲ್ಲಿ ಆದ ತಾಂತ್ರಿಕ ಕಾರಣಗಳಿಂದಾಗಿಯೇ ಅವರಿಗೆ ಆ ಅವಕಾಶ ಕೈತಪ್ಪುತ್ತದೆ ಎಂದಾದರೆ ಅದು ನ್ಯಾಯದ ದೊಡ್ಡ ವಿಡಂಬನೆಯಾಗುತ್ತದೆ’ ಎಂದು ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್ ಹಾಗೂ ಎ.ಎಸ್. ಬೋಪಣ್ಣ ಅವರಿದ್ದ ನ್ಯಾಯಪೀಠ ಅಭಿಪ್ರಾಯಪಟ್ಟಿತು.

ವಿದ್ಯಾರ್ಥಿಯ ಪರಿಸ್ಥಿತಿಯನ್ನು ಪರಿಗಣಿಸಿ ಐಐಟಿ–ಬಾಂಬೆಯಲ್ಲಿ ಪ್ರವೇಶ ಕಲ್ಪಿಸುವಂತೆ ಜಂಟಿ ಸೀಟು ಹಂಚಿಕೆ ಪ್ರಾಧಿಕಾರದ (ಜೆಒಎಸ್‌ಎಎ) ಪರವಾಗಿ ಹಾಜರಿದ್ದ ವಕೀಲರಿಗೆ ಸೂಚಿಸಿತು.

‘ವಿದ್ಯಾರ್ಥಿಯ ಬಳಿಯಲ್ಲಿ ಹಣವಿರಲಿಲ್ಲ. ಆತನ ಸಹೋದರಿ ಹಣವನ್ನು ವರ್ಗಾಯಿಸಬೇಕಿತ್ತು. ಆದರೆ, ಆ ಸಂದರ್ಭದಲ್ಲಿ ತಾಂತ್ರಿಕ ತೊಂದರೆ ಆಗಿದೆ. ವಿದ್ಯಾರ್ಥಿಯು ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಅವರದೇ ನಿರ್ಲಕ್ಷ್ಯ ಎಂದಾಗಿದ್ದಾರೆ, ನಾವು ನಿಮ್ಮನ್ನು ಕೇಳುತ್ತಿರಲಿಲ್ಲ’ ಎಂದ ನ್ಯಾಯಪೀಠವು, ಎಲ್ಲರ ಬಳಿಯೂ ಹಲವಾರು ಕ್ರೆಡಿಟ್ ಕಾರ್ಡ್‌ಗಳು ಇರುತ್ತವೆ ಎಂದು ನಿರೀಕ್ಷಿಸಲಾಗದು ಎಂದು ಹೇಳಿತು.

ಈಗಾಗಲೇ ಎಲ್ಲ ಸೀಟುಗಳೂ ಭರ್ತಿಯಾಗಿವೆ ಎಂದು ಜೆಒಎಸ್‌ಎಎ ಅಧಿಕಾರಿಗಳು ನ್ಯಾಯಾಲಯಕ್ಕೆ ತಿಳಿಸಿದರು.

ಐಐಟಿ– ಬಾಂಬೆಯಲ್ಲಿ, ಬಿ–ಟೆಕ್ ಸಿವಿಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಈ ವಿದ್ಯಾರ್ಥಿಗೆ ಅ.27ರಂದು ಸೀಟು ಹಂಚಿಕೆಯಾಗಿತ್ತು.

ಪೂರ್ತಿಯಾಗಿ ಪ್ರವೇಶ ಶುಲ್ಕ ಭರಿಸಲು ಹಣದ ಕೊರತೆ ಆಗಿತ್ತು. ಸಹೋದರಿ ಅ.30ರಂದು ಹಣ ವರ್ಗಾಯಿಸಿದ ನಂತರ, ಅವರು ಮತ್ತೆ ಪ್ರವೇಶ ಶುಲ್ಕ ಕಟ್ಟಲು ಮುಂದಾದರು. ಆದರೆ, ಹಲವು ಪ್ರಯತ್ನಗಳ ಬಳಿಕವೂ ಅದು ಸಾಧ್ಯವಾಗಿರಲಿಲ್ಲ.

ಸಂಪಾದಕರಿಂದ ಪೋಕ್ಸೊ ಉಲ್ಲಂಘನೆ ಪ್ರಕರಣ

ರಾಜ್ಯ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್

ಪ್ರಜಾವಾಣಿ ವಾರ್ತೆ

ನವದೆಹಲಿ: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯ ಹೆಸರು ಬಹಿರಂಗಪಡಿಸಿರುವ ಆರೋಪದಿಂದ ಖುಲಾಸೆಗೊಳಿಸುವಂತೆ ಕೋರಲಾದ ಅರ್ಜಿಯನ್ನು ವಜಾಗೊಳಿಸಿರುವ ಹೈಕೋರ್ಟ್ ಆದೇಶ ಪ್ರಶ್ನಿಸಿರುವ ಸಂಪಾದಕರೊಬ್ಬರ ಮೇಲ್ಮನವಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಸೋಮವಾರ ನೋಟಿಸ್ ಜಾರಿ ಮಾಡಿದೆ.

‘ಕರಾವಳಿ ಮುಂಜಾವು’ ಪತ್ರಿಕೆಯ ಸಂಪಾದಕ ಗಂಗಾಧರ ನಾರಾಯಣ ನಾಯಕ್ ಅಲಿಯಾಸ್ ಗಂಗಾಧರ ಹಿರೇಗುತ್ತಿ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಮತ್ತು ಜೆ.ಕೆ. ಮಾಹೇಶ್ವರಿ ಅವರಿದ್ದ ಪೀಠ, ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಲೈಂಗಿಕ ಅಪರಾಧಗಳಿಂದ ಮಕ್ಕಳನ್ನು ರಕ್ಷಿಸುವ ಕಾಯ್ದೆ (ಪೋಕ್ಸೊ)ಯ ಸೆಕ್ಷನ್– 23ರ ಪ್ರಕಾರ ಸಂತ್ರಸ್ತರ ಹೆಸರನ್ನು ಪ್ರಕಟಿಸುವುದು ಮತ್ತು ಬಹಿರಂಗಗೊಳಿಸುವುದನ್ನು ನಿಷೇಧಿಸಲಾಗಿದೆ. ಆದರೆ, ಈ ಪ್ರಮಾದಕ್ಕೆ ಅಪರಾಧ ಸಂಹಿತೆಯ ಸೆಕ್ಷನ್–155ರ ಅಡಿ ಕಡ್ಡಾಯವಾಗಿ ಮ್ಯಾಜಿಸ್ಟ್ರೇಟ್ ಆದೇಶವಿಲ್ಲದೆ ತನಿಖೆ ನಡೆಸುವಂತಿಲ್ಲ ಎಂದು ಅರ್ಜಿದಾರರ ಪರ ವಕೀಲರಾದ ದೇವದತ್ತ ಕಾಮತ್ ಹಾಗೂ ನಿಶಾಂತ್ ಪಾಟೀಲ ನ್ಯಾಯಪೀಠಕ್ಕೆ ತಿಳಿಸಿದರು.

ಅಲ್ಲದೆ, ಪ್ರಕರಣವನ್ನು ತಪ್ಪಾಗಿ ಅರ್ಥೈಸಿಕೊಂಡಿರುವ ಹೈಕೋರ್ಟ್ ಖುಲಾಸೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕಳೆದ ಸೆಪ್ಟೆಂಬರ್ 17ರಂದು ವಜಾ ಮಾಡಿದ್ದು, ಆದೇಶದ ಸಿಂಧುತ್ವ ಪ್ರಶ್ನಿಸಲಾಗಿದೆ ಎಂದು ಅವರು ಹೇಳಿದರು.

ಪತ್ರಿಕೆಯ ಸಂಪಾದಕರು ಮತ್ತು ವರದಿಗಾರರ ವಿರುದ್ಧ 2017ರ ಅಕ್ಟೋಬರ್ 30ರಂದು ಎಫ್‌ಐಆರ್ ದಾಖಲಿಸಿ, ಅವರ ವಿರುದ್ಧ ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಪೋಕ್ಸೊ ಕಾಯ್ದೆಯ ಸೆಕ್ಷನ್–23ರ ಅಡಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.

ಸಂಕ್ಷಿಪ್ತ ಸುದ್ದಿ

ಗೌಪ್ಯ ಮಾಹಿತಿ ಸೋರಿಕೆ ಮಾಡಿದ್ದ ನೌಕಾಪಡೆ ಅಧಿಕಾರಿಗೆ ಜಾಮೀನು

ನವದೆಹಲಿ: ಜಲಾಂತರ್ಗಾಮಿ ಯೋಜನೆಯೊಂದಕ್ಕೆ ಸಂಬಂಧಿಸಿ ಗೌಪ್ಯ ಮಾಹಿತಿಯನ್ನು ಲಂಚ ಪಡೆದು ಸೋರಿಕೆ ಮಾಡಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನೌಕಾಪಡೆಯ ಕಮಾಂಡರ್ ಅಜಿತ್ ಕುಮಾರ್ ಪಾಂಡೆ ಅವರಿಗೆ ವಿಶೇಷ ನ್ಯಾಯಾಲಯ ಜಾಮೀನು ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೆಪ್ಟೆಂಬರ್ 3ರಂದು ಪಾಂಡೆ ಅವರನ್ನು ಸಿಬಿಐ ಬಂಧಿಸಿತ್ತು. ಪಾಂಡೆ ಮತ್ತು ಬಂಧಿತ ಇತರ ಕೆಲ ಅಧಿಕಾರಿಗಳ ವಿರುದ್ಧ ಸಿಬಿಐ ಸಲ್ಲಿಸಿದ ಆರೋಪ ಪಟ್ಟಿ ಅಪೂರ್ಣ ಆಗಿತ್ತು. ಅಧಿಕೃತ ರಹಸ್ಯ ಕಾಯ್ದೆಯಡಿ ತನಿಖೆ ನಡೆಸಲಾಗುತ್ತಿದೆ ಎಂಬುದೂ ಸಹ ಆರೋಪ ಪಟ್ಟಿಯಲ್ಲಿ ಇರಲಿಲ್ಲ ಎಂದು ವಿಶೇಷ ನ್ಯಾಯಮೂರ್ತಿ ಅನುರಾಧ ಶುಕ್ಲಾ ಭಾರದ್ವಾಜ್ ಆದೇಶದಲ್ಲಿ ಹೇಳಿದ್ದಾರೆ.

ಇದೇ ಆಧಾರದಲ್ಲಿ ನ್ಯಾಯಾಲಯವು ಇತರ ಆರೋಪಿಗಳನ್ನೂ ಬಿಡುಗಡೆ ಮಾಡಿದೆ. ಇವರಲ್ಲಿ ನೌಕಾಪಡೆಯ ನಿವೃತ್ತ ಅಧಿಕಾರಿಗಳಾದ ಕಮಾಂಡರ್ ರಣದೀಪ್ ಸಿಂಗ್ ಮತ್ತು ಕಮಾಂಡರ್ ಸತ್ವಿಂದರ್ ಜೀತ್ ಸಿಂಗ್ ಸೇರಿದ್ದಾರೆ.

ಸಿಬಿಎಸ್‌ಇ ಮೂಲ ಫಲಿತಾಂಶ ಪ್ರಕರಣ: ಡಿ.6ರಂದು ವಿಚಾರಣೆ

ನವದೆಹಲಿ (ಪಿಟಿಐ): ‘ಫಲಿತಾಂಶವನ್ನು ಉತ್ತಮಪಡಿಸಿಕೊಳ್ಳಲು ಮತ್ತೆ ಪರೀಕ್ಷೆಗೆ ಹಾಜರಾಗಿದ್ದ ಸಿಬಿಎಸ್‌ಇ 12ನೇ ತರಗತಿಯ ಕೆಲ ವಿದ್ಯಾರ್ಥಿಗಳು, ‘ಮೂಲ ಫಲಿತಾಂಶವನ್ನೇ ಉಳಿಸಿಕೊಳ್ಳಲು ಅವಕಾಶ ನೀಡುವಂತೆ ಮಂಡಳಿಗೆ ನಿರ್ದೇಶನ ನೀಡಬೇಕು’ ಎಂದು ಕೋರಿ ಸಲ್ಲಿಸಿರುವ ಅರ್ಜಿಯನ್ನು ಡಿಸೆಂಬರ್ 6ರಂದು ವಿಚಾರಣೆಗೆ ತೆಗೆದುಕೊಳ್ಳಲಾಗುವುದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

11 ವಿದ್ಯಾರ್ಥಿಗಳು ಈ ಸಂಬಂಧ ಅರ್ಜಿ ಸಲ್ಲಿಸಿದ್ದರು. 30:30:40 ಸೂತ್ರದಡಿ ಈ ಮುನ್ನ ಮಂಡಳಿ ಘೋಷಿಸಿದ್ದ ಫಲಿತಾಂಶದಲ್ಲಿ ಇವರು ಉತ್ತೀರ್ಣರಾಗಿದ್ದರು. ಫಲಿತಾಂಶ ಸುಧಾರಣೆಗಾಗಿ ಆಗಸ್ಟ್–ಸೆಪ್ಟೆಂಬರ್ ತಿಂಗಳಲ್ಲಿ ಮತ್ತೊಮ್ಮೆ ಪರೀಕ್ಷೆಗೆ ಹಾಜರಾಗಿದ್ದರು.

ಪರೀಕ್ಷೆಯ ಬಳಿಕ ಈ ವಿದ್ಯಾರ್ಥಿಗಳನ್ನು ಅನುತ್ತೀರ್ಣ ಎಂದು ಘೋಷಿಸಿಲ್ಲ ಅಥವಾ ಕಡಿಮೆ ಅಂಕಗಳನ್ನು ನೀಡಲಾಗಿಲ್ಲ. ಆದರೆ, ಈ ಮೊದಲು ಘೋಷಿಸಿದ್ದ ಫಲಿತಾಂಶ ರದ್ದುಪಡಿಸಲಾಗುತ್ತದೆ ಎಂಬ ಆತಂಕಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.

ನ್ಯಾಯಮೂರ್ತಿಗಳಾದ ಎ.ಎಂ.ಖಾನ್‌ವಿಲ್ಕರ್ ಮತ್ತು ಸಿ.ಟಿ. ರವಿಕುಮಾರ್ ಅವರಿದ್ದ ನ್ಯಾಯಪೀಠದ ಎದುರು ಅರ್ಜಿ ಬಂದಾಗ, ಸಿಬಿಎಸ್‌ಇ ಪ್ರತಿನಿಧಿಸಿದ್ದ ವಕೀಲರು, ‘ನನಗೆ ಭಾನುವಾರವಷ್ಟೇ ಈ ಅರ್ಜಿಯ ಪ್ರತಿ ತಲುಪಿದೆ. ಸ್ವಲ್ಪ ಸಮಯ ಬೇಕು’ ಎಂದರು. ತದನಂತರ ಪೀಠವು ಅರ್ಜಿಯನ್ನು ಡಿಸೆಂಬರ್ 6ರಂದು ವಿಚಾರಣೆಗೆ ತೆಗೆದುಕೊಳ್ಳಲಾಗುವುದು ಎಂದು ಪ್ರಕಟಿಸಿತು.

ಕಂಗನಾ ವಿರುದ್ಧ ಎಫ್‌ಐಆರ್: ಸಿಖ್ ಸಮುದಾಯದ ಮನವಿ

ಮುಂಬೈ: ಸಾಮಾಜಿಕ ಜಾಲತಾಣದಲ್ಲಿ ಸಿಖ್ ಸಮುದಾಯದ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿದ್ದಾರೆಂದು ಆರೋಪಿಸಿ ಬಾಲಿವುಡ್ ನಟಿ ಕಂಗನಾ ರನೌತ್ ವಿರುದ್ಧ ದೆಹಲಿ ಸಿಖ್ ಗುರುದ್ವಾರ ಮ್ಯಾನೇಜ್‌ಮೆಂಟ್ ಕಮಿಟಿಯು ದೂರು ಸಲ್ಲಿಸಿ ಎಫ್‌ಐಆರ್ ದಾಖಲಿಸುವಂತೆ ಮನವಿ ಮಾಡಿದೆ.

ಶಿರೋಮಣಿ ಅಕಾಲಿದಳದ ನಾಯಕ ಮತ್ತು ಡಿಎಸ್‌ಜಿಎಂಸಿ ಅಧ್ಯಕ್ಷ ಮನ್‌ಜಿಂದರ್ ಸಿಂಗ್ ಸಿರ್ಸಾ ನೇತೃತ್ವದ ನಿಯೋಗವು ಕಂಗನಾ ವಿರುದ್ಧ ದೂರು ಸಲ್ಲಿಸಿದೆ. ಕಂಗನಾ ಅವರು ರೈತರ ಪ್ರತಿಭಟನೆಯನ್ನು ಉದ್ದೇಶಪೂರ್ವಕವಾಗಿ ಖಾಲಿಸ್ತಾನಿ ಆಂದೋಲನಕ್ಕೆ ಹೋಲಿಸಿದ್ದಾರೆ. ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.



ಸಿಪಿಆರ್ ಎಂಬ ಹೃದಯ ಸಂಜೀವಿನಿ

ಹೃದಯ ಸ್ತಂಭನಕ್ಕೆ ಚಿಕಿತ್ಸೆಯಾಗಿ ಹೃದಯವನ್ನು ಪುನಶ್ಚೇತನಗೊಳಿಸಿ ಅದರ ಬಡಿತವನ್ನು ತತ್‌ಕ್ಷಣವೇ ಪುನಾರಂಭಿಸಬೇಕು. ಈ ಕೆಲಸವನ್ನೇ 'ಸಿಪಿಆರ್' ಎಂದು ಕರೆಯುತ್ತಾರೆ. ನಮ್ಮ ಹಸ್ತಗಳ ಮೂಲಕ ಎದೆಯ ಹಂದರದಲ್ಲಿ ಪುಪ್ಪುಸದ ನಡುವೆ ಇರುವ ಹೃದಯವನ್ನು ಒತ್ತುತ್ತಾ ರಕ್ತವು ದೇಹಾದ್ಯಂತ ಚಲಿಸುವಂತೆ ನೋಡಿಕೊಳ್ಳಬೇಕು; ಬಾಯಿಯ ಮೂಲಕ ಉಸಿರನ್ನು ವ್ಯಕ್ತಿಯ ಶ್ವಾಸಕೋಶಗಳಿಗೆ ತಲುಪಿಸುವ ಪ್ರಯತ್ನ ಮಾಡಬೇಕು.


ಡಾ. ಶ್ರೀನಿವಾಸ ಹರಪನಹಳ್ಳಿ

ಇತ್ತೀಚಿನ ದಿನಗಳಲ್ಲಿ ನಾವು 'ಹೃದಯ ಸ್ತಂಭನ' ಎಂಬ ಶಬ್ದವನ್ನು ಹಲವಾರು ಬಾರಿ ಕೇಳುತ್ತಿದ್ದೇವೆ. ತೀರಾ ಇತ್ತೀಚೆಗಷ್ಟೇ ನಮ್ಮ ನೆಚ್ಚಿನ ನಟರೊಬ್ಬರು ಹೃದಯ ಸ್ತಂಭನದಿಂದ ಮೃತಪಟ್ಟರೆಂದು ನಾವೆಲ್ಲಾ ಕಣ್ಣೀರು ಮಿಡಿದಿದ್ದೇವೆ. ಕೆಲವು ತಿಂಗಳ ಮೊದಲು ಹಿಂದಿ ಟಿವಿ ನಟರೋರ್ವರು ಕೂಡ ಹೀಗೆ ಮೃತಪಟ್ಟರೆಂದು ಸುದ್ದಿಯಾಗಿತ್ತು. 'ಸಿಪಿಅರ್'ದಿಂದ ಹೃದಯ ಸ್ತಂಭನಕ್ಕೆ ಚಿಕಿತ್ಸೆ ಮಾಡಬಹುದೇ?

ಸಿಪಿಅರ್ ಎಂದರೇನು – ಎಂದು ತಿಳಿದುಕೊಳ್ಳಲು ಇದು ಸಕಾಲ ಎನಿಸುತ್ತದೆ.

ಇದಕ್ಕೂ ಮೊದಲು ಹೃದಯ ಸ್ತಂಭನ (ಕಾರ್ಡಿಯಾಕ್ ಅರೆಸ್ಟ್) ಎಂದರೇನು – ಎಂದು ತಿಳಿದುಕೊಳ್ಳೋಣ.

ಹೃದಯ ಸ್ತಂಭನ ಎಂದರೆ ಹೃದಯದ ಬಡಿತ ಸ್ತಬ್ಧವಾಗಿ ರಕ್ತದ ಚಲನೆ ಸಂಪೂರ್ಣ ನಿಂತುಹೋಗುವುದು. ಹೃದಯ ಸ್ತಂಭನವೆಂದರೆ ಹೃದಯಾಘಾತವಲ್ಲ (ಹಾರ್ಟ್ ಆ್ಯಟಾಕ್), ಅದು ಬೇರೆ. ಹೃದಯದ ಪ್ರತಿಯೊಂದು ಬಡಿತ ರಕ್ತವನ್ನು ದೇಹದ ಮೂಲೆ ಮೂಲೆಗೂ ತಲುಪಿಸಿ ದೇಹದ ಪ್ರತಿಕಣವನ್ನೂ ಜೀವಂತವಾಗಿಡುತ್ತದೆ. ಹೃದಯದ ಬಡಿತವೇನಾದರೂ ಕೆಲ ನಿಮಿಷಗಳವರೆಗೆ ಸ್ತಬ್ಧವಾದರೆ ಸಾವು ಕಟ್ಟಿಟ್ಟ ಬುತ್ತಿ!



ಹೃದಯ ಸ್ತಂಭನವಾದಾಗ ವ್ಯಕ್ತಿಯು ಇದ್ದಕ್ಕಿದಂತೆಯೇ ಕುಸಿದುಬಿಡುತ್ತಾನೆ. ರಕ್ತದ ಚಲನೆ ಸಂಪೂರ್ಣ ನಿಂತುಹೋಗಿರುವುದರಿಂದ ಮೆದುಳಿಗೆ ಆಮ್ಲಜನಕದ ಪೂರೈಕೆ ತಪ್ಪಿ ವ್ಯಕ್ತಿಯು ಮೂರ್ಛೆ ಹೋಗುತ್ತಾನೆ. ಕೆಲ ಸಲ ಹೃದಯ ಸ್ತಂಭನಕ್ಕೆ ಸ್ವಲ್ಪ ಮುಂಚೆ ಆ ವ್ಯಕ್ತಿಗೆ ತೀವ್ರ ಎದೆನೋವು, ಉಸಿರಾಟದ ತೊಂದರೆ ಅಥವಾ ತಲೆತಿರುಗುವಿಕೆಯ ಲಕ್ಷಣಗಳು ಕಾಣಿಸಿಕೊಳ್ಳಬಹುದಾದರೂ ಇವೆಲ್ಲಾ ಕ್ಷಣಾರ್ಧದಲ್ಲಿ ನಡೆದುಹೋಗುವುದರಿಂದ ಆ ವ್ಯಕ್ತಿಯು ಸಹಾಯಯಾಚಿಸುವಷ್ಟರಲ್ಲಿ ಹೃದಯ ಸ್ತಂಭನವಾಗಿಬಿಟ್ಟಿರುತ್ತದೆ.

ಹೃದಯ ಸ್ತಂಭನವಾಗಲು ಹಲವಾರು ಕಾರಣಗಳಿವೆ:

1. ಹೃದಯಸಂಬಂಧಿ ಕಾಯಿಲೆಗಳು (ತೀವ್ರವಾದ ಹೃದಯಾಘಾತ, ಹೃದಯಬಡಿತದ ಲಯ ತಪ್ಪುವಿಕೆ)
2. ಇದ್ದಕ್ಕಿದ್ದಂತೆಯೇ ವಾಯುನಾಳ ಮುಚ್ಚಿಹೋಗುವುದು (ನೀರಿನಲ್ಲಿ ಮುಳುಗುವುದರಿಂದ, ತಿನ್ನುವ ಆಹಾರ ಸಿಕ್ಕಿಹಾಕಿಕೊಳ್ಳುವುದರಿಂದ)
3. ಯಾವುದೇ ರೀತಿಯ ಬೃಹತ್ ಆಘಾತ (ತಲೆಗೆ ತೀಕ್ಷ್ಣವಾದ ಪೆಟ್ಟು ಬೀಳುವುದು, ಅಪಘಾತವಾಗಿ ಸಿಕ್ಕಾಪಟ್ಟೆ ರಕ್ತಸ್ರಾವವಾಗುವುದು, ತೀವ್ರವಾದ ನೋವು ಇತ್ಯಾದಿ)
4. ಬರಸಿಡಿಲಿನಂತೆ ಎರಗುವ ಕೆಟ್ಟ ಸುದ್ದಿಯೂ ಕೂಡ ಕೆಲವೊಮ್ಮೆ ಹೃದಯ ಸ್ತಂಭನಕ್ಕೆ ಕಾರಣವಾಗಬಹುದು.



ಇನ್ನು ಹೃದಯ ಸ್ತಂಭನದ ಚಿಕಿತ್ಸೆಗೆ ಬಂದರೆ, ಅಲ್ಲಿ ಮುಖ್ಯವಾಗಿ ಮಾಡಬೇಕಾಗಿರುವುದು ಹೃದಯವನ್ನು ಪುನಶ್ಚೇತನಗೊಳಿಸಿ ಅದರ ಬಡಿತವನ್ನು ತತ್‌ಕ್ಷಣವೇ ಪುನಾರಂಭಿಸುವುದು. ಈ ಕೆಲಸವನ್ನೇ 'ಸಿಪಿಅರ್' ಅಥವಾ 'ಕಾರ್ಡಿಯೋ ಪಲ್ಮನರಿ ರೆಸಸಿಟೇಶನ್' ಎಂದು ವೈದ್ಯಕೀಯ ಪರಿಭಾಷೆಯಲ್ಲಿ ಕರೆಯುತ್ತಾರೆ. ಇದರಲ್ಲಿ, ನಮ್ಮ ಹಸ್ತಗಳ ಮೂಲಕ ಎದೆಯ ಹಂದರದಲ್ಲಿ ಪುಪ್ಪುಸದ ನಡುವೆ ಇರುವ ಹೃದಯವನ್ನು ಒತ್ತುತ್ತಾ ರಕ್ತವು ದೇಹಾದ್ಯಂತ ಚಲಿಸುವಂತೆ ನೋಡಿಕೊಳ್ಳಬೇಕು ಮತ್ತು ಬಾಯಿಯ ಮೂಲಕ ಉಸಿರನ್ನು ವ್ಯಕ್ತಿಯ ಶ್ವಾಸಕೋಶಗಳಿಗೆ ತಲುಪಿಸುವ ಪ್ರಯತ್ನ ಮಾಡಬೇಕು.

ಸಿಪಿಅರ್‌ನಲ್ಲಿ ಎರಡು ಭಾಗಗಳಿರುತ್ತವೆ. ಮೊದಲಿಗೆ, ಹೃದಯ ಸ್ತಂಭನವಾಗಿ ಮಲಗಿರುವ ವ್ಯಕ್ತಿಯ ಪಕ್ಕದಲ್ಲಿ ಕುಳಿತು ಎರಡೂ ಹಸ್ತಗಳನ್ನು (ಒಂದರ ಮೇಲೊಂದು) ಎದೆಯ ಮಧ್ಯಭಾಗಲ್ಲಿ ಇಟ್ಟು ಒತ್ತಬೇಕು. ಎದೆ ಸುಮಾರು ಎರಡು ಇಂಚುಗಳಷ್ಟು ಒಳಹೋಗಿ ಬರುವಷ್ಟು ಪ್ರಮಾಣದಲ್ಲಿ ಒತ್ತಬೇಕು. ಈ ರೀತಿ ನಿಮಿಷಕ್ಕೆ ಸುಮಾರು 100-120 ಬಾರಿ, ವೇಗದಿಂದ ಒತ್ತಬೇಕು. ಇದರಿಂದ ಹೃದಯ ಆಕುಂಚನ-ಸಂಕುಚನಗೊಂಡು ರಕ್ತಪರಿಚಲನೆ ಮತ್ತೆ ಪ್ರಾರಂಭವಾಗುತ್ತದೆ. ಎರಡನೆಯದಾಗಿ ವ್ಯಕ್ತಿಯ ತಲೆಯನ್ನು ನೇರವಾಗಿಟ್ಟು ಒಂದು ಕೈಯಿಂದ ಮೂಗನ್ನು ಮುಚ್ಚಿ, ಇನ್ನೊಂದು ಕೈಯನ್ನು ಗದ್ದದ ಮೇಲಿಟ್ಟು ಬಾಯನ್ನು ಸ್ವಲ್ಪ ಅಗಲಿಸಿ, ನಮ್ಮ ಬಾಯಿಯಿಂದ ವ್ಯಕ್ತಿಯ ಬಾಯಿಯನ್ನು ಸಂಪೂರ್ಣವಾಗಿ ಮುಚ್ಚಿ ನಮ್ಮ ಉಸಿರನ್ನು ನೀಡಬೇಕು. ಆಗ ನಮ್ಮ ಉಸಿರಿನಲ್ಲಿರುವ ಆಮ್ಲಜನಕ ವ್ಯಕ್ತಿಯ ಶ್ವಾಸಕೋಶಗಳಿಗೆ ತಲುಪಿ, ರಕ್ತನಾಳಗಳ ಮುಖಾಂತರ ಹೃದಯಕ್ಕೆ, ನಂತರ ದೇಹದ ಉಳಿದೆಲ್ಲಾ ಭಾಗಗಳಿಗೆ ತಲಪುತ್ತದೆ.

ಸಿಪಿಅರ್ ಅನ್ನು ಚಿಕ್ಕ ಮಕ್ಕಳು ಅಥವಾ ಗರ್ಭಿಣಿಯರಿಗೆ ನೀಡುವಾಗ ಕೊಂಚ ಮಾರ್ಪಾಟು ಮಾಡಿಕೊಳ್ಳಬೇಕಾಗುತ್ತದೆ. ಕೆಲವು ಸಂದರ್ಭಗಳಲ್ಲಿ ಬಾಯಿಯಿಂದ ಉಸಿರಾಟ ನೀಡದೇ ಕೇವಲ ಎದೆಯನ್ನು ಒತ್ತುವುದರ ಮೂಲಕವೇ ಸಿಪಿಅರ್ ಮಾಡಬಹುದು. ಇದನ್ನು 'ಕಂಪ್ರೆಶನ್ ಓನ್ಲಿ ಲೈಫ್ ಸಪೋರ್ಟ್' (COLS) ಎಂತಲೂ ಹೇಳುತ್ತಾರೆ.

ಸಿಪಿಅರ್ ಒಂದು ಸರಳ, ಪ್ರಾಣರಕ್ಷಕ ವಿಧಾನವಾಗಿದೆ. ಇದು ಎಷ್ಟು ಸರಳ ಎಂದರೆ ಸಾಮಾನ್ಯಜನರೂ ಕೂಡ ಇದನ್ನು ಕಲಿಯಬಹುದು. ಆದರೆ ಇದಕ್ಕೆ ಕೊಂಚ ತರಬೇತಿ ಬೇಕಾಗುತ್ತದೆ. ಅನೇಕ ವೈದ್ಯಕೀಯ ಕಾಲೇಜುಗಳಲ್ಲಿ ಸಿಪಿಅರ್ ತರಬೇತಿದಾರರು ಇರುತ್ತಾರೆ. ಇವರು ಶಾಲಾ-ಕಾಲೇಜುಗಳಲ್ಲಿ, ಫ್ಯಾಕ್ಟರಿ-ಆಫೀಸುಗಳಲ್ಲಿ ತರಬೇತಿಯ ಜೊತೆ ಪ್ರಾತ್ಯಕ್ಷಿಕೆಯನ್ನೂ ನೀಡುತ್ತಾರೆ. ಸಾಮಾನ್ಯಜನರೂ ಕೂಡ ಇದನ್ನು ಕಲಿಯಬಹುದು. ತುರ್ತುಪರಿಸ್ಥಿತಿಯಲ್ಲಿ ನೀಡುವ ಸಿಪಿಅರ್ ಒಬ್ಬ ವ್ಯಕ್ತಿಗೆ ಸಂಜೀವಿನಿಯಾಗಬಲ್ಲುದು. ನಿಮ್ಮ ಹಸ್ತಗಳಿಂದ ಜೀವವೊಂದು ಉಳಿದರೆ ಆ ಹಸ್ತಗಳು ಅಮೃತಹಸ್ತಗಳೇ ಅಲ್ಲವೇ!

(ಲೇಖಕ ಅರಿವಳಿಕೆ ತಜ್ಞರು)



ಸ್ನೇಹದ ಸೌರಭದಲ್ಲಿ ಬದುಕಿನ ಭರವಸೆ

ಮುಚ್ಚುಮರೆಯಿಲ್ಲದೆ ಯಾರೊಂದಿಗೆ ನಾವು ಎಲ್ಲ ಭಾವಗಳನ್ನೂ ಹಂಚಿಕೊಳ್ಳಬಲ್ಲೆವೋ ಅವರು ಮಾತ್ರವೇ ನಿಜವಾದ ಸ್ನೇಹಿತರು. ಸಾಮಾನ್ಯವಾಗಿ ನಾವು ಬೆತ್ತಲಾಗಲು ಸಂಕೋಚ ಪಡುತ್ತೇವೆ.

ರಘು ವಿ.


ಜೀವನಯಾನದಲ್ಲಿ ನಾವು ಅನುಭವಿಸುವ ಅನೇಕ ಸೊಗಸುಗಳಲ್ಲಿ ಸ್ನೇಹವೂ ಒಂದು. ಇದು ಬದುಕನ್ನು ಸಹನೀಯವೂ ಸಿಹಿಯೂ ಆಗಿಸುವಂತಹ ಸಂಬಂಧ. ಉಳಿದ ಸಂಬಂಧಗಳೆಲ್ಲ ಹುಟ್ಟನಿಂದ, ಕಟ್ಟಿಕೊಳ್ಳುವುದರಿಂದ ಬರುವುದಾದರೆ, ಸ್ನೇಹ ಮಾತ್ರ ನಮ್ಮ ಆಯ್ಕೆಯಿಂದ ಬರುವಂತಹದ್ದು. ಹೀಗಾಗಿ ಸಮಾನ ಮನಸ್ಕರಲ್ಲಿ ಸ್ನೇಹ ಮೂಡುತ್ತದೆ. ಉಳಿದ ಸಂಬಂಧಗಳು ನಿರ್ಧರಿತ ಪಾತ್ರಗಳನ್ನು ನಿರ್ವಹಿಸಲು ಒಂದು ವಿಧಿತ ಚೌಕಟ್ಟಿರುತ್ತದೆ. ಆದರೆ ಸ್ನೇಹದ ಪರಿಧಿ ವಿಸ್ತಾರವಾದದ್ದು ಮತ್ತು ಅದು ಸದಾ ವಿಕಾಸಗೊಳ್ಳುವಂತಹದ್ದು, ಬದುಕಿನುದ್ದಕ್ಕೂ ಹರಡಿಕೊಂಡಿರುವುದು.

ಮುಚ್ಚುಮರೆಯಿಲ್ಲದೆ ಯಾರೊಂದಿಗೆ ನಾವು ಎಲ್ಲ ಭಾವಗಳನ್ನೂ ಹಂಚಿಕೊಳ್ಳಬಲ್ಲೆವೋ ಅವರು ಮಾತ್ರವೇ ನಿಜವಾದ ಸ್ನೇಹಿತರು. ಸಾಮಾನ್ಯವಾಗಿ ನಾವು ಬೆತ್ತಲಾಗಲು ಸಂಕೋಚ ಪಡುತ್ತೇವೆ. ಏಕೆಂದರೆ ಈ ದೇಹ ನಮ್ಮ ಖಾಸಗಿ ವಸ್ತು. ವ್ಯಾವಹಾರಿಕ ಜಗತ್ತಿಗೆ ಎಷ್ಟುಬೇಕೋ ಅಷ್ಟು ಮಾತ್ರ ಅದರ ಪ್ರದರ್ಶನ, ಉಳಿದಂತೆ ಅದು ಸದಾ ಗುಪ್ತ. ಮನಸ್ಸು ಮತ್ತು ಅದರ ಭಾವನೆಗಳೂ ನಮ್ಮ ಸೂಕ್ಷ್ಮರೂಪವೇ. ಹೀಗಾಗಿ ಇದು ಇನ್ನಷ್ಟು ಗೌಪ್ಯ ಮತ್ತು ಗಹನ. ಇವುಗಳನ್ನು ಹಂಚಿಕೊಳ್ಳುವಾಗ ಸ್ನೇಹಸಂಬಂಧದ ಜವಾಬ್ದಾರಿ ಹೆಚ್ಚಾಗುತ್ತದೆ. ಸ್ನೇಹವೆಂಬುದು ಮಾನಸಿಕವಾಗಿ ಬೆತ್ತಲಾಗುವ ವಿಶ್ವಾಸ, ಧೈರ್ಯ. ಹಾಗೆಂದ ಮಾತ್ರಕ್ಕೆ ಇದು ನಮ್ಮ ಮನಸ್ಸಿನ ಹಳವಂಡಗಳನ್ನೆಲ್ಲ ಹಂಚಿಕೊಳ್ಳುವ ಕೊಳಕು ಕಾಲುವೆಯೂ ಅಲ್ಲ. ಒಟ್ಟಿನಲ್ಲಿ ಭಾವಿಸಿದಷ್ಟೂ ಬತ್ತದ ಮಹತ್ವ ಸ್ನೇಹಕ್ಕಿದೆ.

ಆದರೆ ನಿಜ ಹೇಳಬೇಕೆಂದರೆ, ನಮಗೆ ಸ್ನೇಹಿತರು ಎನಿಸಿಕೊಳ್ಳುವವರು ದಿಟದಲ್ಲಿ ಸ್ನೇಹಿತರೊ? ಏಕೆಂದರೆ ಪರಿಚಿತರೆಲ್ಲ ಸ್ನೇಹಿತರಾಗಲು ಸಾಧ್ಯವಿಲ್ಲ. ಒಂದು ಉಕ್ತಿಯಿದೆ, 'ನಿನಗೊಬ್ಬ ಸ್ನೇಹಿತನಿದ್ದಾನೆಂದರೆ ನೀನು ಅದೃಷ್ಟಶಾಲಿ, ಇಬ್ಬರಿದ್ದಾರೆಂದರೆ ಪುಣ್ಯವಂತ, ಮೂವರಿದ್ದಾರೆಂದೆಯಾದರೆ ನೀನು ಸುಳ್ಳು ಹೇಳುತ್ತಿದ್ದೀ ಎಂದರ್ಥ'. ಇಷ್ಟೊಂದು ಬೆಲೆಬಾಳುವ ಈ ಸಂಬಂಧದ ಮಹತ್ವವನ್ನು ಕಗ್ಗ ಕೂಡ ಸೊಗಸಾಗಿ ಬಣ್ಣಿಸುತ್ತದೆ: 'ಕಾರಿರುಳೊಳಾಗಸದಿ ತಾರೆ ನೂರಿದ್ದೇನು? ದಾರಿಗನ ಕಣ್ಣೆ ಬೇಕೊಂದು ಮನೆಬೆಳಕು, ದೂರದಾ ದೈವವಂತಿರಲಿ, ಮಾನುಷಸಖನ ಕೋರುವುದು ಬಡಜೀವ' ಎನ್ನುವ ಕವಿಯ ಆಶಯ ಪ್ರಶಂಸನೀಯ. ಭರವಸೆಯ, ಸಾಂತ್ವನದ ಸಕಲ ಸಾರ ಸ್ನೇಹದಲ್ಲಡಗಿದೆ ಎಂಬ ವಿಚಾರವನ್ನು ಕಗ್ಗದ ಈ ಪದ್ಯದಲ್ಲಿ ಬಿಂಬಿಸಲಾಗಿದೆ.

ಖಲೀಲ್ ಗಿಬ್ರಾನ್ ಸ್ನೇಹದ ಬಗ್ಗೆ ಬಹಳ ಹೃದ್ಯವಾದ ಮಾತುಗಳನ್ನಾಡಿದ್ದಾನ: 'ನಿನ್ನ ಸ್ನೇಹಿತನೆಂದರೆ ನಿನ್ನ ಆವಶ್ಯಕತೆಗಳ ಪೂರೈಕೆ . ಅವನು ನಿನ್ನ ಪ್ರೀತಿಯ ಬಿತ್ತಗಳನ್ನು ಬಿತ್ತುವ ಹೊಲ ಮತ್ತು ಕೃತಜ್ಞತೆಯಿಂದ ತುಂಬಿಕೊಳ್ಳುವ ಬೆಳೆ ಅವನು.' ಮುಂದುವರೆದು ಗೆಳೆಯರ ನಡುವಣ ಸಂವಾದ ಹೇಗಿರಬೇಕು ಎಂದೂ ಮನೋಜ್ಞವಾಗಿ ಸೂಚಿಸುತ್ತಾನೆ: 'ನಿನ್ನ ಗೆಳೆಯ ಅಭಿಪ್ರಾಯ. 'ಅತಿ ಉತ್ತಮನು ನಿನ್ನ ಗೆಳೆಯನಾಗಲಿ. ನಿನ್ನ ಇಳಿತ ತಿಳಿದಂತೆ ಅವನಿಗೆ ನಿನ್ನ ಉಬ್ಬರವೂ ತಿಳಿದಿರಲಿ. ಕಾಲ ಕಳೆಯಲು ಅವನು ನಿನ್ನೊಂದಿಗಿಲ್ಲ, ಹೊತ್ತು ಗಳಿಸಲು ನೀನು ಅವನನ್ನು ಅರಸು. ಅವನು ನಿನ್ನ ಕೊರತೆಗಳನ್ನು ತುಂಬಲು ಇದ್ದಾನೆಯೇ ಹೊರತು ನಿನ್ನ ಶೂನ್ಯತೆಯನ್ನು ಹೆಚ್ಚಿಸಲು ಅಲ್ಲ.'

ಸ್ನೇಹಿತನೆಂದರೆ ಭರವಸೆ, ಬುನಾದಿ ಎಂದೆ. ಅಂದರೆ ಬದುಕು ಕಟ್ಟಿಕೊಳ್ಳಲು ನಮ್ಮೊಂದಿಗಿರುವಾತನೇ ನಿಜವಾದ ಗೆಳೆಯ. ರೂಮಿ ಅದನ್ನು ಸೊಗಸಾಗಿ



ಮನಬಿಚ್ಚಿ ಮಾತನಾಡುವಾಗ ನಿನ್ನ ಮನದಲ್ಲಿ ತಿರಸ್ಕಾರದ ಭಯ ಸುಳಿಯದಿರಲಿ ಹಾಗೆಯೇ ಸಹಮತ ಸೂಚಿಸಲು ಹಿಂಜರಿಕೆ ಬೇಡ.'

ಗೆಳೆತನದಲ್ಲಿ ವಿದಾಯಗಳಿಗೂ, ಅಗಲಿ ದೂರವಿರುವುದರಲ್ಲೂ ಒಂದು ಸೊಗವಿದೆ. ಗಿಬ್ರಾನ್ ಈ ಕುರಿತು ಹೀಗೆನ್ನುತ್ತಾನೆ: 'ಗೆಳೆಯನಿಂದ ಬೀಳ್ಗೊಳ್ಳುವಾಗ ದುಃಖಿಸದಿರು. ನೀನವನಲ್ಲಿ ಕಂಡ ಒಲವು ಮತ್ತೂ ನಿಚ್ಚಳವಾಗಬಹುದು, ಅಂತರದಲ್ಲಿ ಚಾರಣಿಗನಿಗೆ ಬಯಲಿಂದ ಸ್ಪಷ್ಟವಾಗಿ ಕಾಣುವ ಬೆಟ್ಟದಂತೆ.' ಗೆಳೆಯ ಆಯ್ದ ಮುತ್ತಿನಂತಿರಬೇಕು ಎಂಬುದು ಅವನ ಹೇಳಿದ್ದಾನೆ: 'ಗೆಳೆಯ ನಮ್ಮ ಸಾಮೀಪ್ಯ ಹೀಗೆ: ನೀನು ಪಾದವಿಟ್ಟೆಡೆಯ ಅಡಿಯಲ್ಲಿಯ ಆಧಾರ, ಬಿಗಿ ನಾನೆಂದು ಭಾವಿಸು.' ಮತ್ತೂ ಮುಂದುವರೆದು ಗೆಳೆತನದ ಉತ್ಸಾಹ, ಒತ್ತಾಸೆ ಎಂತಿರಬೇಕೆಂದು ಎತ್ತರದ ನೆಲೆಯಲ್ಲಿ ನಿಂತು ಹೇಳುತ್ತಾನ: 'ನಿನ್ನ ಬಾಳಿಗೆ ಕಿಚ್ಚು ಹಚ್ಚಿಕೊಂಡುಬಿಡು, ಕಿಚ್ಚ ಹೆಚ್ಚಿಸಲು ಗಾಳಿ ಹಾಕುವವರನ್ನು ಹುಡುಕು.'

ಇಂತಹ ಗೆಳೆಯ ಗೆಳತಿಯರು ನಮಗೆ ದೊರೆಯಲಿ.

(ಲೇಖಕ ಶಿಕ್ಷಣತಜ್ಞರು)

ಕ್ಷಮೆಗಿಂತ ಕ್ಷೇಮವೇ ಉತ್ತಮ



ಪ್ರತಿನಿತ್ಯ ವ್ಯಾಯಾಮ ಮಾಡುವುದು ಈ ಆಧುನಿಕ ಜೀವನಶೈಲಿಗೆ ಅತಿ ಅಗತ್ಯವೆಂಬುದು ಸಂಶೋಧನೆಗಳಿಂದ ಸ್ಥಿರವಾಗಿರುವ ಸತ್ಯ. ಆದರೆ ಎಲ್ಲ ನಿಯಮಗಳಿಗೂ ಒಂದು ಅಪವಾದ (exception) ಇದ್ದೇ ಇರುತ್ತದೆ.

ಎಸ್. ಎನ್. ಓಂಕಾರ್

ಯಾವ ರೀತಿಯ ವ್ಯಾಯಾಮ ಉತ್ತಮ? ಜಿಮ್, ಪೆಲಾಟಿಸ್, ಏರೋಬಿಕ್ಸ್, ಹಿಪ್ ಹಾಪ್ ಡ್ಯಾನ್ಸ್, ಝುಂಬ ಡ್ಯಾನ್ಸ್, ನಡಿಗೆ, ಓಟ, ವಿವಿಧ ಆಟ, ಇದರೊಂದಿಗೆ ಯೋಗ – ಇವುಗಳಲ್ಲಿ ಯಾವುದು ಅಳವಡಿಸಿಕೊಂಡರೆ ಆರೋಗ್ಯ ಕಾಪಾಡಿಕೊಳ್ಳಬಹುದು? ಬರೀ ಆರೋಗ್ಯಕ್ಕಾಗಿ ಅಷ್ಟೇ ಅಲ್ಲ, ಸಿಕ್ಸ್ ಪ್ಯಾಕ್ ಸಿದ್ಧಿಸಿದರೆ ಸಾಕು ಎನ್ನುವವರು ಕೆಲವರು, ಝೀರೋ ಫಿಗರ್ಗಾಗಿ ಹಪಾಹಪಿಸುವವರು ಅನೇಕರು. ಇದರೊಟ್ಟಿಗೆ ಆಂಟಿ, ಅಂಕಲ್ ಹಣೆಪಟ್ಟಿಯಿಂದ ಜಾರಿಕೊಳ್ಳಲಿಚ್ಚಿಸುವವರ ಸಂಖ್ಯೆ ಕಡಿಮೆ ಇಲ್ಲ. ಯಾವ ಮಾರ್ಗದಲ್ಲಿ ಇದು ಸಾಧ್ಯ? ಫಲಿತಾಂಶ ಖಚಿತವೋ? ಎಷ್ಟ ತಿಂಗಳು ಮಾಡಬೇಕು? ಒಂದು ವಿಧಾನ ಅಳವಡಿಸಿಕೊಂಡರೆ ಸಾಕಾ? ಅಥವಾ, ಎರಡು-ಮೂರು ವಿಧಾನಗಳನ್ನು ಅಳವಡಿಸಿಕೊಳ್ಳಬೇಕಾ? ಪ್ರಶ್ನೆಗಳ ಅನುಮಾನಗಳ ಭರಾಟೆ. ಅಯ್ಯೋ! ಆ ವಿಧಾನ ಸರಿ ಇಲ್ಲ, ಅದರಿಂದ ಕೆಡಕೂ ಆಗಬಹುದು, ಅಷ್ಟಕ್ಕೂ ಇದೆಲ್ಲ ಏಕೆ ಬೇಕು? ಎಂಬ ಆಕ್ಷೇಪಣೆಗಳಿಗೂ ಕಡಿಮೆ ಇಲ್ಲ.

ಈ ಪ್ರಶ್ನೆಗಳ ಸರಮಾಲೆಗೆ, ಅನುಮಾನ-ಆಕ್ಷೇಪಣೆಗಳಿಗೆ ಇತ್ತೀಚಿನ ಸೇರ್ಪಡೆ – ಇವುಗಳಲ್ಲಿ ಅಪಾಯವೂ ಉಂಟೆ? ಉತ್ಸಾಹದಿಂದ ವ್ಯಾಯಾಮಕ್ಕೆ ಹೊರಡುತ್ತಿದ್ದವರಲ್ಲೂ ಹಿಂಜರಿಕೆ. ಪ್ರತಿನಿತ್ಯ ವ್ಯಾಯಾಮ ಮಾಡುವುದು ಈ ಆಧುನಿಕ ಜೀವನಶೈಲಿಗೆ ಅತಿ ಅಗತ್ಯವೆಂಬುದು ಸಂಶೋಧನೆಗಳಿಂದ ಸ್ಥಿರವಾಗಿರುವ ಸತ್ಯ. ಆದರೆ ಎಲ್ಲ ನಿಯಮಗಳಿಗೂ ಒಂದು ಅಪವಾದ (exception) ಇದ್ದೇ ಇರುತ್ತದೆ. ಕೆಲವು ಸಂದರ್ಭಗಳಲ್ಲಿ ಅರಿಯದ ಕಾರಣಗಳಿಂದಾಗಿ ಘಾಸಿ ಉಂಟಾಗಬಹುದು. ಒಂದು ನಿರ್ದಿಷ್ಟ ವ್ಯಾಯಾಮ ಬಹುತೇಕರಿಗೆ ತೊಂದರೆ ಉಂಟುಮಾಡಿದರೆ ಆಗ ಆ ನಿರ್ದಿಷ್ಟ ವಿಧಾನದಲ್ಲಿ ದೋಷವಿದೆಯೆಂದು ಪರಿಗಣಿಸಬಹುದು. ಅನೇಕ ವೇಳೆಗಳಲ್ಲಿ ವ್ಯಾಯಾಮದಿಂದ ಉಂಟಾಗುವ ತೊಂದರೆ ಕಾಕತಾಳಿಯವೂ ಇರಬಹುದು. ಹಾಗಾಗಿ ವ್ಯಾಯಾಮದ ಕುರಿತಾಗಿ ಅನಗತ್ಯ ಶಂಕೆ ಬೇಡ. ಆದರೂ, ಎಚ್ಚರಿಕೆ ಅಗತ್ಯ.

ಎಷ್ಟು ವ್ಯಾಯಾಮ ಮಾಡಬೇಕು – ಎಂಬ ಪ್ರಶ್ನೆಗೆ ನಿಖರವಾದ ಉತ್ತರ ಕೊಡುವುದು ಕಷ್ಟಕರ. ಕೆಲವು ನಿಯಮಗಳನ್ನು ಪಾಲಿಸುವುದು ಉತ್ತಮ.

ದೇಹಧರ್ಮ: ದೇಹದ ಬಾಗುವಿಕೆಯ ಪ್ರಮಾಣ, ಕೀಲುಗಳಲ್ಲಿರ ಬಹುದಾದ ಪೆಡಸುತನಗಳನ್ನು ಗಮನಿಸಿ. ಅದಕ್ಕನುಗುಣವಾಗಿ ಚಲನೆಗಳನ್ನು ಮಾಡಬೇಕು.

ವಯೋಧರ್ಮ: ದೇಹಕ್ಕೆ ವಯಸ್ಸಾಗುತ್ತಾ ಅದರ ಕಾರ್ಯಕ್ಷಮತೆ ಕುಗ್ಗುತ್ತಾ ಹೋಗುತ್ತದೆ. ಘಾಸಿಯಾದಾಗ ಸುಧಾರಿಸಿಕೊಳ್ಳಲು ಬೇಕಾದ ಅವಧಿ ವಯಸ್ಸಾದಂತೆಲ್ಲಾ ಹೆಚ್ಚುತ್ತಾ ಹೋಗುತ್ತದೆ.

ಮನೋಧರ್ಮ: ಯಾವ ವಯಸ್ಸಿನಲ್ಲಿ ಅಭ್ಯಾಸ ಪ್ರಾರಂಭಿಸುತ್ತೇವೆ ಮತ್ತು ಎಷ್ಟು ಅವಧಿಯಿಂದ ನಿರಂತರ ಅಭ್ಯಾಸ ಮಾಡುತ್ತೇವೆ ಎಂಬುದರ ಮೇಲೆ ಮನೋಧರ್ಮ ನಿಂತಿರುತ್ತದೆ.


ವ್ಯಾಯಾಮಕ್ಕೆ ದೇಹವನ್ನಷ್ಟೇ ಅಲ್ಲದೆ ಮನಸ್ಸನ್ನೂ ಒಗ್ಗಿಸಬೇಕು. ವ್ಯಾಯಾಮದ ಪ್ರಾರಂಭಿಕ ವಯಸ್ಸು ಜಾಸ್ತಿಯಾದಷ್ಟೂ ಹಾಗೂ ಅಭ್ಯಾಸದ ಅವಧಿ ಕಡಿಮೆಯಾದಷ್ಟೂ ಮನಸ್ಸು ಬಾಗುವುದು ಕಠಿಣವಾಗುತ್ತದೆ.

ಸುಖಾನುಭವ ಸೂಚನೆ: ನಾವು ಮಾಡುವ ವಿಧಾನಗಳು ನಮ್ಮ ದೇಹ-ಮನಸ್ಸುಗಳಿಗೆ ಸುಖದಾಯಕ ಅನುಭವ ನೀಡುತ್ತಿದೆಯೇ ಅಥವಾ ಇಲ್ಲವೇ, ಎಂಬುದನ್ನು ಪರಿಶೀಲಿಸುತ್ತಿರಬೇಕು. ಅನ್ಯಥಾ ಪರಿಣಾಮಗಳಿದ್ದರೆ, ವಿಧಾನಗಳನ್ನು ಸೂಕ್ತವಾಗಿ ಮಾರ್ಪಸಿಕೊಳ್ಳಬೇಕು.

ಕ್ಷಮೆಗಿಂತ ಕ್ಷೇಮವೇ ಉತ್ತಮ: ಇದು ಯಾವುದೇ ವ್ಯಾಯಾಮ ವಿಧಾನದ ಭೋಧಕರು ನೆನಪಿರಿಸಿಕೊಳ್ಳಬೇಕಾದ ಘೋಷಣಾ ವಾಕ್ಯ. ಅಜಾಗರೂಕತೆಯಿಂದ ಅಥವಾ ಅಚಾತುರ್ಯದಿಂದ ಘಾಸಿಗೊಳಪಡಿಸಿ ನಂತರ 'ಕ್ಷಮಿಸಿ' ಎನ್ನುವುದಕ್ಕಿಂತ ಅಭ್ಯಾಸಿಯ ಕ್ಷೇಮವೇ ಮುಖ್ಯವಾಗಬೇಕು. ಅಂತೆಯೇ, ಅಭ್ಯಾಸಿಯು ಅಗತ್ಯಕ್ಕಿಂತ ಹೆಚ್ಚು ಮಾಡಿ ಘಾಸಿಗೊಂಡು ತನ್ನವರಿಗೆ ತೊಂದರೆ ತಂದು 'ಕ್ಷಮಿಸಿ' ಎನ್ನುವುದಕ್ಕಿಂತ ಕ್ಷೇಮವಾಗಿರುವಂತೆ ತನ್ನ ಅಭ್ಯಾಸವನ್ನು ರೂಪಿಸಿಕೊಳ್ಳಬೇಕು.

ಪ್ರತಿ ವ್ಯಾಯಾಮವಿಧಾನಕ್ಕೂ ತನ್ನದೇ ಆದ ಪ್ರತ್ಯೇಕತೆ ಮತ್ತು ವಿಶೇಷತೆಗಳಿದ್ದರೂ, ನಮ್ಮ ದೇಶದ ಯೋಗವಿಧಾನದ ಸೂರ್ಯನಮಸ್ಕಾರವನ್ನು ಉದಾಹರಣೆಯಾಗಿ ಗಮನಿಸೋಣ. ಯೋಗದ ಆಯಾಮವು ಬಹು ವಿಸ್ತಾರವಾಗಿದ್ದು ಈ ಲೇಖನದ ವ್ಯಾಪ್ತಿಯನ್ನು ಮೀರಿದೆ. ಸೂರ್ಯನಮಸ್ಕಾರವು ಸರ್ವಾಂಗೀಣ ಸಾಧನವಾಗಿದ್ದು, ಹತ್ತು ಹಂತಗಳನ್ನು ಒಳಗೊಂಡಿದೆ.

ಸೂರ್ಯನಮಸ್ಕಾರದ ಅಭ್ಯಾಸದ ತೀವ್ರತೆಯು ನಿರ್ಧರಿಸುವಲ್ಲಿ ಆವರ್ತನಗಳ ಸಂಖ್ಯ, ಮಾಡುವ ವೇಗ, ಅವಧಿಗಳು ಪ್ರಮುಖ ಪಾತ್ರವನ್ನು ವಹಿಸುತ್ತವೆ. ನಮ್ಮ ದೇಹಧರ್ಮ, ವಯೋಧರ್ಮ,



ಮನೋಧರ್ಮಗಳಿಗನುಗುಣವಾಗಿ ಇವುಗಳನ್ನು ಹೊಂದಿಸಿಕೊಳ್ಳಬೇಕು.

ಮೊದಲಿಗೆ ಒಂದೊಂದು ಆಸನವನ್ನೂ ಪ್ರತ್ಯೇಕವಾಗಿ ಅಭ್ಯಾಸ ಮಾಡಿ. ಬಾಗುವಿಕೆಯ ಪ್ರಮಾಣವನ್ನು ನಿಮ್ಮ ದೇಹ ಮತ್ತು ವಯೋ ಧರ್ಮಗಳು ನಿರ್ಧರಿಸಲಿ. ಸುಮಾರು ಒಂದೆರಡು ವಾರಗಳ ಕಾಲ ಅಭ್ಯಾಸ ಹೀಗೇ ಮುಂದುವರಿಯಲಿ. ನಂತರ ಆವರ್ತಗಳ ಪ್ರಾರಂಭ ಮಾಡಿ. ಆವರ್ತಗಳ ಸಂಖ್ಯೆ 6 ಅಥವಾ 12ಕ್ಕೆ ಸೀಮಿತವಾಗಿರಲಿ. ಆವರ್ತಗಳ ನಡುವೆ ಅಲ್ಪ ವಿಶ್ರಾಂತಿಯನ್ನು ಪಡೆಯಿರಿ. ಆವರ್ತದ ಅವಧಿ ನಿಮಿಷಕ್ಕೆ ಒಂದಂತಿರಲಿ. ಇದೂ ಒಂದೆರಡು ವಾರ ಹೀಗೇ ಇರಲಿ. ನಂತರ ಆವರ್ತಗಳ ಸಂಖ್ಯೆಯನ್ನು ನಿಮ್ಮ ಸುಖಾನುಭವವನ್ನು ಅವಲಂಬಿಸಿ ನಿರ್ಧರಿಸಿಕೊಳ್ಳಿ.

ದೇಹ, ವಯೋ ಹಾಗೂ ಮನೋಧರ್ಮಗಳು ಸಮರ್ಪಕವಾಗಿರುವ ಪರಿಣತರು 108 ಸೂರ್ಯನಮಸ್ಕಾರಗಳನ್ನು 35 ನಿಮಿಷದಲ್ಲಿ ಮಾಡುವುದೂ ಉಂಟು; ಮಧ್ಯದಲ್ಲಿ ವಿರಮಿಸದೇ 12 ಆವರ್ತಗಳನ್ನು 60 ನಿಮಿಷಗಳಲ್ಲಿ ಮಾಡುವುದೂ ಉಂಟು. ಆದರೆ, ನೆನಪಿರಲಿ, ಆತುರದಿಂದ ಆಕಾಶಕ್ಕೆ ಏಣಿ ಹಾಕುವ ಪ್ರಯತ್ನ ಬೇಡ.

(ಲೇಖಕ ಯೋಗಗುರು)

'ಖೇಲಾ ಹೋಬೆ' ಘೋಷಣೆ ಕೂಗಿದ್ದಕ್ಕೆ ಟಿಎಂಸಿ ನಾಯಕಿ ವಿರುದ್ಧ ಕೊಲೆ ಯತ್ನ ಪ್ರಕರಣ

ತ್ರಿಪುರಾ: ಬಿಜೆಪಿ, ಟಿಎಂಸಿ ಜಟಾಪಟಿ ತಾರಕಕ್ಕೆ

ಅಗರ್ತಲಾ (ಪಿಟಿಐ): ತ್ರಿಪುರಾದಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ಟಿಎಂಸಿ ನಡುವಣ ಜಟಾಪಟಿ ತಾರಕಕ್ಕೆ ಏರಿದೆ. ತ್ರಿಪುರಾದಲ್ಲಿ ಪ್ರಚಾರಕ್ಕೆ ತೆರಳಿದ್ದ ಟಿಎಂಸಿ ಯುವ ಘಟಕದ ಅಧ್ಯಕ್ಷೆ ಸಯಾನಿ ಘೋಷ್ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಟಿಎಂಸಿ, ರಾಜ್ಯ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ.

ಇದೇ 25ಕ್ಕೆ ರಾಜ್ಯದ ಸ್ಥಳೀಯ ಸಂಸ್ಥೆಗಳಿಗೆ ಮತದಾನ ನಡೆಯಲಿದೆ. ಅಕ್ಟೋಬರ್ 22ರಿಂದ ಚುನಾವಣಾ ಕಾರ್ಯಗಳು ನಡೆಯುತ್ತಿವೆ. 334 ಸ್ಥಾನಗಳಿಗೆ ನಡೆಯುತ್ತಿರುವ ಈ ಚುನಾವಣೆಯಲ್ಲಿ ಎದುರಾಳಿಗಳು ಇಲ್ಲದ ಕಾರಣ 112 ಸ್ಥಾನಗಳಲ್ಲಿ ಬಿಜೆಪಿ ಸದಸ್ಯರು ಈಗಾಗಲೇ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮತದಾನ ನಡೆಯಲಿರುವ ಕ್ಷೇತ್ರಗಳಲ್ಲಿ ಪ್ರಚಾರದ ವೇಳೆ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಹಲವು ಬಾರಿ ಘರ್ಷಣೆ ನಡೆದಿದೆ.

ಮುಖ್ಯಮಂತ್ರಿ ವಿಪ್ಲವ್ ದೇವ್ ಅವರ ಕಾರ್ಯಕ್ರಮ ನಡೆಯುತ್ತಿದ್ದ ವೇದಿಕೆ ಸಮೀಪ ಸಯಾನಿ ಘೋಷ್ ಮತ್ತು ಟಿಎಂಸಿಯ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. ಇದಕ್ಕಾಗಿ ಅವರ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿದೆ.



ಟಿಎಂಸಿ ಸಂಸದರ ನಿಯೋಗದ ಸದಸ್ಯರು ಕೇಂದ್ರ ಗೃಹಸಚಿವಾಲಯದ ಎದುರು ಸೋಮವಾರ ಪ್ರತಿಭಟನೆ ನಡೆಸಿದರು —ಪಿಟಿಐ ಚಿತ್ರ

'ಅಗರ್ತಲಾದಲ್ಲಿ ಮುಖ್ಯಮಂತ್ರಿ ವಿಪ್ಲವ್ ದೇವ್ ಅವರ ಚುನಾವಣಾ ಪ್ರಚಾರ ಕಾರ್ಯಕ್ರಮ ನಡೆಯುತ್ತಿದ್ದ ಪ್ರದೇಶದಲ್ಲಿ ಸಯಾನಿ ಘೋಷ್ ಹಿಂಸಾಚಾರವನ್ನು ಪ್ರಚೋದಿಸಿದರು. 'ಖೇಲಾ ಹೋಬೆ' ಎಂದು ಘೋಷಣೆ ಕೂಗಿದ್ದಾರೆ. ಎರಡು ಗುಂಪುಗಳ ಮಧ್ಯೆ ಘರ್ಷಣೆ ಸೃಷ್ಟಿಸಲು ಯತ್ನಿಸಿದರು ಮತ್ತು ಕೊಲೆ ಮಾಡಲು ಯತ್ನಿಸಿದರು' ಎಂದು ಬಿಜೆಪಿ ಕಾರ್ಯಕರ್ತರೊಬ್ಬರು ಇಲ್ಲಿನ ಸಾದರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸಯಾನಿ ಅವರನ್ನು ವಿಚಾರಣೆಗೆ ಎಂದು ಕರೆಸಿಕೊಂಡ ಪೊಲೀಸರು, ಭಾನುವಾರ ತಡರಾತ್ರಿ ಬಂಧಿಸಿದ್ದಾರೆ. ಈ ವೇಳೆ ಟಿಎಂಸಿ ಕಾರ್ಯಕರ್ತರು ಪೊಲೀಸ್ ಠಾಣೆ ಬಳಿ ಪ್ರತಿಭಟನೆ ನಡೆಸಿದ್ದಾರೆ. ಸಯಾನಿ ಅವರನ್ನು ಸೋಮವಾರ ಬೆಳಿಗ್ಗೆ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

'ನಮ್ಮ ಪಕ್ಷದ ಅಭ್ಯರ್ಥಿಗಳ ಪ್ರಚಾರ ಕಾರ್ಯಕ್ರಮಗಳಿಗೆ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸುತ್ತಿದ್ದಾರೆ' ಎಂದು ಟಿಎಂಸಿ ನಾಯಕಿ ಸುಶ್ಮಿತಾ ದೇವ್ ಆರೋಪಿಸಿದ್ದಾರೆ.

ಪ್ರಧಾನಿ ಜೊತೆ ಚರ್ಚೆ; ಮಮತಾ: ಸೋಮವಾರ ಸಂಜೆ ದೆಹಲಿಗೆ ಬಂದಿಳಿದಿರುವ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ, ತ್ರಿಪುರಾ ಹಿಂಸಾಚಾರದ ಬಗ್ಗೆ ಚರ್ಚಿಸಲಿದ್ದಾರೆ. 'ತ್ರಿಪುರಾ ಹಿಂಸಾಚಾರವೂ ಸೇರಿದಂತೆ ರಾಜ್ಯಕ್ಕೆ ಸಂಬಂಧಪಟ್ಟ ಕೆಲವು ವಿಚಾರಗಳ ಬಗ್ಗೆ ಪ್ರಧಾನಿ ಜೊತೆ ಚರ್ಚಿಸುತ್ತೇನೆ' ಎಂದು ಮಮತಾ ಹೇಳಿದ್ದಾರೆ.

ತ್ರಿಪುರಾದಲ್ಲಿ ಟಿಎಂಸಿ ಕಾರ್ಯಕರ್ತರಿಗೆ ಬಿಜೆಪಿ ಏನು ಮಾಡುತ್ತಿದೆಯೋ, ಬಂಗಾಳದಲ್ಲಿ ಅದನ್ನೇ ಮಾಡುವಂತೆ ನಮ್ಮ ಕಾರ್ಯಕರ್ತರಿಗೆ ಹೇಳಬೇಕಿದೆ
ಕುನಾಲ್ ಘೋಷ್, ಟಿಎಂಸಿ ಪಶ್ಚಿಮ ಬಂಗಾಳ ಘಟಕದ ಕಾರ್ಯದರ್ಶಿ

ಟಿಎಂಸಿಗೆ ತ್ರಿಪುರಾದಲ್ಲಿ 112 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ನಿಲ್ಲಿಸುವುದು ಸಾಧ್ಯವಾಗಲಿಲ್ಲ. ಆ ಹತಾಶೆಯಿಂದ ಬಿಜೆಪಿ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದೆ
ತ್ರಿಪುರಾ ರಾಜ್ಯ ಬಿಜೆಪಿ ಘಟಕ

ತ್ರಿಪುರಾ ಸರ್ಕಾರ ಕ್ರೌರ್ಯ ಮೆರೆಯುತ್ತಿದೆ. ಅಲ್ಲಿ ಪ್ರಜಾಪ್ರಭುತ್ವವೇ ಇಲ್ಲ. ಹಲವರ ಹತ್ಯೆಯಾಗಿದೆ. ಗೂಂಡಾಗಳು ಪೊಲೀಸ್ ಠಾಣೆಗಳಲ್ಲಿ ಆಶ್ರಯ ಪಡೆದಿದ್ದಾರೆ
ಮಮತಾ ಬ್ಯಾನರ್ಜಿ, ಟಿಎಂಸಿ ಮುಖ್ಯಸ್ಥೆ

ಶಾ ಭೇಟಿ ಮಾಡಿದ ಟಿಎಂಸಿ ನಿಯೋಗ

ನವದೆಹಲಿ: ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಸೋಮವಾರ ಭೇಟಿ ಮಾಡಿದ ಟಿಎಂಸಿ ನಿಯೋಗವು ತ್ರಿಪುರಾ ಹಿಂಸಾಚಾರ ವಿಷಯವನ್ನು ಪ್ರಸ್ತಾಪಿಸಿತು.

'ಸಂಸದರನ್ನು ಹೇಗೆ ನಡೆಸಿಕೊಳ್ಳಲಾಗುತ್ತಿದೆ, ಮುಖಂಡರನ್ನು ಹೇಗೆ ಬಂಧಿಸಲಾಗುತ್ತಿದೆ ಎಂಬುದರ ಬಗ್ಗೆ ಶಾ ಅವರಿಗೆ ವಿವರವಾದ ಮಾಹಿತಿ ನೀಡಿದ್ದೇವೆ. ಈ ಸಂಬಂಧ, ತ್ರಿಪುರಾ ಮುಖ್ಯಮಂತ್ರಿ ಜೊತೆ ಗೃಹಸಚಿವರು ಭಾನುವಾರ ಮಾತನಾಡಿದ್ದು, ವರದಿ ನೀಡುವಂತೆ ರಾಜ್ಯಕ್ಕೆ ಸೂಚಿಸುವ ಭರವಸೆ ನೀಡಿದ್ದಾರೆ' ಎಂದು ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ತಿಳಿಸಿದ್ದಾರೆ. ಸುಖೇಂದು ಶೇಖರ್ ರಾಯ್, ಶಂತನು ಸೇನ್, ಕಲ್ಯಾಣ್ ಬ್ಯಾನರ್ಜಿ, ಡೆರೆಕ್ ಒಬ್ರಿಯಾನ್, ಮಾಲಾ ರಾಯ್ ಹಾಗೂ ಇತರ 11 ಸಂಸದರು ನಿಯೋಗದಲ್ಲಿ ಇದ್ದರು.

ಟಿಎಂಸಿ ನಿಯೋಗಕ್ಕೆ ಶಾ ಭೇಟಿ ಸಾಧ್ಯವಾಗಿರಲಿಲ್ಲ. ಹೀಗಾಗಿ ಗೃಹಸಚಿವಾಲಯದ ಎದುರು ಸೋಮವಾರ ಬೆಳಿಗ್ಗೆ ಧರಣಿ ನಡೆಸಿದ ನಿಯೋಗದ ಸದಸ್ಯರು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಮಧ್ಯಾಹ್ನದ ವೇಳೆಗೆ ಶಾ ಅವರ ಭೇಟಿಗೆ ನಿಯೋಗಕ್ಕೆ ಅವಕಾಶ ಮಾಡಿಕೊಡಲಾಯಿತು.

ಟಿಎಂಸಿ ನಿಯೋಗವನ್ನು ಭೇಟಿ ಮಾಡಲು ಅವಕಾಶ ನೀಡದ ಗೃಹಸಚಿವ ಅಮಿತ್ ಶಾ ವಿರುದ್ಧ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಕಿಡಿ ಕಾರಿದ್ದಾರೆ. 'ಭೇಟಿಗೆ ಅವಕಾಶ ನೀಡುವಂತೆ ಆಗ್ರಹಿಸಿ ನಿಯೋಗದ ಸದಸ್ಯರು ಪ್ರತಿಭಟನೆ ನಡೆಸಿದರೂ ಕೇಳುವವರಿಲ್ಲ' ಎಂದು ಅವರು ದೂರಿದ್ದಾರೆ.

ವಿಚಾರಣೆ ಇಂದು

ತ್ರಿಪುರಾದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಸ್ಪರ್ಧಿಸಲು ಎಲ್ಲಾ ಪಕ್ಷಗಳಿಗೆ ಮುಕ್ತ ಅವಕಾಶವಿರುವಂತೆ ಸುಪ್ರೀಂ ಕೋರ್ಟ್ ನವೆಂಬರ್ 11ರಂದು ನೀಡಿದ್ದ ಸೂಚನೆಯನ್ನು ಸರ್ಕಾರ ಕಡೆಗಣಿಸಿದೆ. ತ್ರಿಪುರಾ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಿ ಎಂದು ಟಿಎಂಸಿ ಸುಪ್ರೀಂ ಕೋರ್ಟ್‌ನಲ್ಲಿ ಸೋಮವಾರ ಅರ್ಜಿ ಸಲ್ಲಿಸಿದೆ.


ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸುತ್ತಿದ್ದಾರೆ. ಟಿಎಂಸಿಯ ನಾಯಕರು ಮತ್ತು ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಎಂದು ಟಿಎಂಸಿ ಆರೋಪಿಸಿದೆ. ಮಂಗಳವಾರ ವಿಚಾರಣೆ ನಡೆಯಲಿದೆ.

ಸುದ್ದಿ 2 ನಿಮಿಷ

ಗ್ರೂಪ್ ಕ್ಯಾಪ್ಟನ್ ಅಭಿನಂದನ್‌ಗೆ ವೀರ ಚಕ್ರ ಪ್ರದಾನ

ನವದೆಹಲಿ (ಪಿಟಿಐ): 2019ರಲ್ಲಿ ವೈಮಾನಿಕ ದಾಳಿ ಸಂದರ್ಭದಲ್ಲಿ ಪಾಕಿಸ್ತಾನದ ವಿಮಾನವನ್ನು ಹೊಡೆದುರುಳಿಸಿದ್ದ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್ ಅವರಿಗೆ ಮೂರನೇ ಅತ್ಯುನ್ನತ ಶೌರ್ಯ ಪ್ರಶಸ್ತಿ 'ವೀರ ಚಕ್ರ' ಪ್ರದಾನ ಮಾಡಲಾಗಿದೆ.

'ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಅಭಿನಂದನ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.



ಅಭಿನಂದನ್ ಅವರು ಪಾಕಿಸ್ತಾನ ಸೇನೆಯ ವಶದಲ್ಲಿದ್ದಾಗ ಅಸಾಧಾರಣ ಧೈರ್ಯ ಮತ್ತು ಶೌರ್ಯ ಪ್ರದರ್ಶಿಸಿದ್ದರು. ವೈಯಕ್ತಿಕ ಸುರಕ್ಷತೆಯನ್ನೂ ಕಡೆಗಣಿಸಿ ಅಸಾಧಾರಣವಾದ ಕರ್ತವ್ಯ ಪ್ರಜ್ಞೆಯನ್ನು ತೋರಿದ್ದರು' ಎಂದು ರಾಷ್ಟ್ರಪತಿ ಭವನ ಟ್ವೀಟ್‌ನಲ್ಲಿ ತಿಳಿಸಿದೆ.

ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಇತರ ಪ್ರಮುಖರು, ಸೇನೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ವಿಂಗ್ ಕಮಾಂಡರ್ ಆಗಿದ್ದ ವರ್ಧಮಾನ್ ಅಭಿನಂದನ್ ಅವರಿಗೆ ಗ್ರೂಪ್ ಕ್ಯಾಪ್ಟನ್ ಶ್ರೇಣಿ ಹುದ್ದೆ ಗೌರವ ನೀಡಲು ಈ ತಿಂಗಳ ಆರಂಭದಲ್ಲಿ ವಾಯುಪಡೆಯು ಅನುಮೋದನೆ ನೀಡಿತ್ತು.

ಪಂಜಾಬ್: ಪಠಾಣ್‌ಕೋಟ್ ಸೇನಾ ನೆಲೆ ಬಳಿ ಗ್ರೆನೇಡ್ ಸ್ಫೋಟ

ಪಠಾಣ್‌ಕೋಟ್ (ಪಿಟಿಐ): 'ಪಂಜಾಬ್‌ನ ಪಠಾಣ್‌ಕೋಟ್ ಸೇನಾ ಕಂಟೋನ್ಮೆಂಟ್ ಗೇಟಿನ ಹೊರಭಾಗದಲ್ಲಿ ಗ್ರೆನೇಡ್ ಸ್ಫೋಟ ಸಂಭವಿಸಿದ್ದು, ಕಟ್ಟೆಚ್ಚರ ವಹಿಸಲಾಗಿದೆ' ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

'ಸೇನಾ ಕಂಟೋನ್ಮೆಂಟ್‌ನ ತ್ರಿವೇಣಿ ಗೇಟಿನ ಹೊರಭಾಗದಲ್ಲಿ ಭಾನುವಾರ ರಾತ್ರಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಸಾವು–ನೋವು ಸಂಭವಿಸಿಲ್ಲ' ಎಂದೂ ಅವರು ಹೇಳಿದ್ದಾರೆ.

'ದ್ವಿಚಕ್ರ ವಾಹನದಲ್ಲಿ ಬಂದಿದ್ದ ಇಬ್ಬರು ಅಪರಿಚಿತರು, ಧೀರಪುಲ್ ಬಳಿಯ ಮಿಲಿಟರಿ ಪ್ರದೇಶದ ಸೇನಾ ಕಂಟೋನ್ಮೆಂಟ್ ಗೇಟಿನತ್ತ ಗ್ರೆನೇಡ್ ಎಸೆದಿರುವ ದೃಶ್ಯವು ಸಿ.ಸಿ ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಕೆಲ ಪ್ರದೇಶಗಳಲ್ಲಿ ಗ್ರೆನೇಡ್ ಪತ್ತೆಯಾಗಿದ್ದು, ವಿಧಿವಿಜ್ಞಾನ ತಂಡವು ಮಾದರಿಗಳನ್ನು ಸಂಗ್ರಹಿಸಿದೆ' ಎಂದು ಪಠಾಣ್‌ಕೋಟ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸುರೇಂದ್ರ ಲಾಂಬಾ ಮಾಹಿತಿ ನೀಡಿದ್ದಾರೆ.

'ಘಟನೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಭದ್ರತೆಯನ್ನು ಪರಿಶೀಲಿಸಲು ಪಂಜಾಬ್‌ನ ಅಮೃತಸರ ಗಡಿ ಪ್ರದೇಶ ಹಾಗೂ ಜಲಂಧರ ವಲಯದ ಹಿರಿಯ ಅಧಿಕಾರಿಗಳ ಸಭೆಯನ್ನು ಮಂಗಳವಾರ ಕರೆಯಲಾಗಿದೆ' ಎಂದು ಉಪಮುಖ್ಯಮಂತ್ರಿ ಸುಖ್‌ಜಿಂದರ್ ಸಿಂಗ್ ರಾಂಧವ ತಿಳಿಸಿದ್ದಾರೆ.

ಮಾನವ ಹಕ್ಕುಗಳ ಕಾರ್ಯಕರ್ತ ಖುರ್‍ರಾಂ ಪರ್ವೇಜ್ ಬಂಧನ

ಪ್ರಜಾವಾಣಿ ವಾರ್ತೆ

ಶ್ರೀನಗರ: ಭಯೋತ್ಪಾದನಾ ಚಟುವಟಿಕೆಗೆ ಹಣ ಒದಗಿಸಿದ ಆರೋಪ ಮೇಲೆ ಜಮ್ಮು ಮತ್ತು ಕಾಶ್ಮೀರದ ಪ್ರಸಿದ್ಧ ಮಾನವ ಹಕ್ಕುಗಳ ಕಾರ್ಯಕರ್ತ ಖುರ್‍ರಾಂ ಪರ್ವೇಜ್ ಅವರನ್ನು ಸೋಮವಾರ ರಾತ್ರಿ ರಾಷ್ಟ್ರೀಯ ತನಿಖಾ ದಳ(ಎನ್ ಐಎ) ಅಧಿಕಾರಿಗಳು ಬಂಧಿಸಿದ್ದಾರೆ.

ಸೋಮವಾರ ಮುಂಜಾನೆಯಿಂದಲೇ ಅವರ ನಿವಾಸ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದ ಎನ್ ಐಎ ತಂಡ, ಸಂಜೆವರೆಗೂ ಶೋಧ ಕಾರ್ಯಾಚರಣೆ ನಡೆಸಿತ್ತು.

ಪುಸ್ತಕಗಳು, ಮೊಬೈಲ್ ಫೋನ್, ಲ್ಯಾಪ್ ಟಾಪ್ ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವರನ್ನು ಬಂಧಿಸಿ ದೆಹಲಿಗೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ.

'ರಾಹುಲ್ ವಿರುದ್ಧ ವಿಚಾರಣೆ ಮುಂದೂಡಿ'

ಮುಂಬೈ (ಪಿಟಿಐ): ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ವಿರುದ್ಧ ದಾಖಲಾಗಿರುವ ಮಾನಹಾನಿ ಮೊಕದ್ದಮೆಯ ವಿಚಾರಣೆಯನ್ನು ಮುಂದೂಡಬೇಕು ಎಂದು ಬಾಂಬೆ ಹೈಕೋರ್ಟ್ ಸೋಮವಾರ ಸ್ಥಳೀಯ ನ್ಯಾಯಾಲಯಕ್ಕೆ ನಿರ್ದೇಶಿಸಿದೆ.



ರಾಹುಲ್‌ಗಾಂಧಿ

ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರು ಈ ಮೊದಲು ಸಮನ್ಸ್ ಜಾರಿಯಾಗಿದ್ದಂತೆ ನವೆಂಬರ್ 25ರಂದು ವಿಚಾರಣೆಗೆ ಹಾಜರಾಗುವ ಅಗತ್ಯವಿಲ್ಲ. ಬಿಜೆಪಿ ಸದಸ್ಯ ಎನ್ನಲಾದ ಮಹೇಶ್ ಶ್ರಿಶ್ರೀಮಲ್ ಅವರು ಮೊಕದ್ದಮೆ ದಾಖಲಿಸಿದ್ದರು.

ರಫೇಲ್ ಯುದ್ಧವಿಮಾನಗಳ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಉದ್ದೇಶಿಸಿ 2018ರಲ್ಲಿ 'ಕಮ್ಯಾಂಡರ್ ಇನ್ ಥೀಫ್' ಎಂದು ರಾಹುಲ್ ಟೀಕಿಸಿದ್ದರು. ಈ ಸಂಬಂಧ ಮೊಕದ್ದಮೆ ದಾಖಲಿಸಲಾಗಿತ್ತು. ಸ್ಥಳೀಯ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ್ದನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಕಾರ್ಮಿಕರ ಸಮಸ್ಯೆ ಅರಿಯಲು ಕೇಂದ್ರದ ನಿರ್ಧಾರ

ಮನೆ ಕೆಲಸ: ರಾಷ್ಟ್ರ ಮಟ್ಟದ ಸಮೀಕ್ಷೆಗೆ ಚಾಲನೆ

ಪ್ರಜಾವಾಣಿ ವಾರ್ತೆ

ನವದೆಹಲಿ: ಅಡುಗೆಯವರು, ಕಾವಲುಗಾರರು, ಸ್ವಚ್ಛತಾ ಸಿಬ್ಬಂದಿ, ಚಾಲಕರು, ಟ್ಯೂಷನ್ ನೀಡುವವರು ಸೇರಿದಂತೆ ಎಲ್ಲ ರೀತಿಯ ಸೇವೆ ಒದಗಿಸುವ ಮನೆ ಕೆಲಸದವರ ಅಖಿಲ ಭಾರತ ಮಟ್ಟದ ಸಮೀಕ್ಷೆಯನ್ನು ಕೇಂದ್ರ ಸರ್ಕಾರ ಪ್ರಾರಂಭಿಸಿದೆ.

ದೇಶದ ಒಟ್ಟು 742 ಜಿಲ್ಲೆಗಳಲ್ಲಿ ಏಕಕಾಲಕ್ಕೆ ನಡೆಯಲಿರುವ ಸಮೀಕ್ಷೆಗೆ ಕೇಂದ್ರದ ಕಾರ್ಮಿಕ ಸಚಿವ ಭೂಪೇಂದರ್ ಯಾದವ್ ಸೋಮವಾರ ಚಾಲನೆ ನೀಡಿದ್ದಾರೆ.

ಮನೆ ಕೆಲಸದವರ ನಿಖರವಾದ ಸಂಖ್ಯೆ ಮತ್ತು ಅನುಪಾತವನ್ನು ಅಂದಾಜು ಮಾಡುವುದು ಹಾಗೂ ವಿವಿಧ ಕುಟುಂಬಗಳಲ್ಲಿ ತೊಡಗಿರುವ ಮನೆ ಕೆಲಸದವರ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಪುರಾವೆ ಆಧರಿತ, ದತ್ತಾಂಶ -ಚಾಲಿತ ನೀತಿಗಳನ್ನು ಅರ್ಥಮಾಡಿಕೊಳ್ಳಲು ರಾಷ್ಟ್ರ ಮತ್ತು ರಾಜ್ಯ ಮಟ್ಟದ ಈ ಸಮೀಕ್ಷೆಯು ನೆರವು ನೀಡಲಿದೆ ಎಂದು ಸಚಿವರು ಹೇಳಿದ್ದಾರೆ.

ಬೆಳೆಯುತ್ತಿರುವ ನಗರಗಳತ್ತ ಕಾರ್ಮಿಕರ ವಲಸೆಯೂ ಹೆಚ್ಚಿದ್ದು, ಮನೆ ಕೆಲಸ ನೆಚ್ಚಿಕೊಂಡಿರುವ ಕಾರ್ಮಿಕರ ಸಂಖ್ಯೆಯಲ್ಲೂ ತೀವ್ರ ಹೆಚ್ಚಳ ಕಂಡುಬರುತ್ತಿದೆ. ಈ ವಲಯದಲ್ಲಿ ತೊಡಗಿರುವವರ ಸುರಕ್ಷತೆ ಮತ್ತು ಹಕ್ಕು ರಕ್ಷಣೆ ನಿಟ್ಟಿನಲ್ಲಿ ಸೂಕ್ತ ನೀತಿ ರೂಪಿಸಲು ದತ್ತಾಂಶದ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ.

ಮನೆ ಕೆಲಸದವರ ರಾಷ್ಟ್ರವ್ಯಾಪಿ ಸಮೀಕ್ಷೆಯನ್ನು ಇದೇ ಮೊದಲ ಬಾರಿಗೆ ನಡೆಸಲಾಗುತ್ತಿದೆ. ಈ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ಸೂಕ್ತ ನೀತಿ ರೂಪಿಸುತ್ತಿರುವುದು, ಸಮಾಜದ ಕಟ್ಟೆಕಡೆಯ ವ್ಯಕ್ತಿಗೂ ಸೌಲಭ್ಯ ದೊರೆಯಬೇಕೆಂಬ ಸರ್ಕಾರದ ಬದ್ಧತೆಯನ್ನು ತೋರಿಸುತ್ತದೆ. ಅವರ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ನೆರವು ನೀಡುವ ಈ ಸಮೀಕ್ಷೆಯು ಒಂದು ವರ್ಷದೊಳಗೆ ಮುಕ್ತಾಯಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ.

ಇ–ಶ್ರಮ್ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಸಿಕೊಂಡಿರುವ ಅಸಂಘಟಿತ ವಲಯದ ಒಟ್ಟು 8.56 ಕೋಟಿ ಕಾರ್ಮಿಕರ ಪೈಕಿ, ಅಂದಾಜು ಶೇ 8.8ರಷ್ಟು ಕಾರ್ಮಿಕರು ಮನೆ ಕೆಲಸದ ವರ್ಗಕ್ಕೆ ಸೇರಿದ್ದಾರೆ. ಈ ವರ್ಗವು ಕೃಷಿ ಮತ್ತು ನಿರ್ಮಾಣ ವಲಯದ ನಂತರ ಮೂರನೇ ಅತಿದೊಡ್ಡ ವರ್ಗವಾಗಿದೆ.

ಮನೆ ಕೆಲಸ ನೆಚ್ಚಿಕೊಂಡಿರುವ ಕಾರ್ಮಿಕರು ಅನೌಪಚಾರಿಕ ವಲಯದ ಒಟ್ಟು ಉದ್ಯೋಗದ ಗಮನಾರ್ಹ ಭಾಗವನ್ನು ಹೊಂದಿದ್ದಾರೆ. ಆದರೆ, ಅವರ ಉದ್ಯೋಗದ ವಿವರ, ವಲಸೆ/ವಲಸೆಯೇತರ ಕಾರ್ಮಿಕರ ಸಂಖ್ಯೆ, ವೇತನ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದ ಮಾಹಿತಿ ಹಾಗೂ ಉದ್ಯೋಗದ ಸ್ಥಿತಿಗತಿ ಕುರಿತ ದತ್ತಾಂಶದ ಕೊರತೆ ಇರುವುದರಿಂದ ಸಮೀಕ್ಷೆಯ ಅಗತ್ಯವಿದೆ.

ಮನೆ ಕೆಲಸ ಆರಂಭಿಸಿದಾಗಿನ ವಯಸ್ಸು, ವಲಸೆಯ ಸ್ಥಿತಿ, ಔದ್ಯೋಗಿಕ ತರಬೇತಿ/ ಶಿಕ್ಷಣ, ಚಟುವಟಿಕೆ, ಕೆಲಸ ಮಾಡಿದ ದಿನಗಳ ಸಂಖ್ಯೆ, ಕೆಲಸದ ಅವಧಿ, ಸಂಭಾವನೆ, ಒಪ್ಪಂದ, ವೈವಾಹಿಕ ಸ್ಥಿತಿ, ಸಾಮಾನ್ಯ ಶಿಕ್ಷಣದ ಮಟ್ಟ ಮತ್ತಿತರ ಎಲ್ಲ ರೀತಿಯ ಮಾಹಿತಿಯನ್ನೂ ಸಮೀಕ್ಷೆ ವೇಳೆ ಸಂಗ್ರಹಿಸಲಾಗುತ್ತದೆ ಎಂದು ಕಾರ್ಮಿಕ ಸಚಿವಾಲಯ ತಿಳಿಸಿದೆ.

ಕ್ರಮ ಕೈಗೊಳ್ಳಲು ಹೋಟೆಲ್ ಮಾಲೀಕರ ಸಂಘ ಸಿ.ಎಂಗೆ ಒತ್ತಾಯ

'ಹಲಾಲ್': ಬಿಜೆಪಿ ಬೆಂಬಲ, ಸಿಪಿಎಂ ಟೀಕೆ

ಪ್ರಜಾವಾಣಿ ವಾರ್ತೆ

ತಿರುವನಂತಪುರ: ಕೇರಳದ ಹೋಟೆಲ್‌ಗಳಲ್ಲಿ 'ಹಲಾಲ್' ನಾಮಫಲಕಗಳನ್ನು ನಿಷೇಧಿಸುವಂತೆ ಒತ್ತಾಯಿಸಿ ನಡೆಯುತ್ತಿರುವ ಆಹಾರ ಸಂಸ್ಕೃತಿಯ ವಿರುದ್ಧದ ಅಭಿಯಾನಕ್ಕೆ ಬಿಜೆಪಿ ಬೆಂಬಲ ವ್ಯಕ್ತಪಡಿಸಿರುವುದು ರಾಜಕೀಯ ಗುದ್ದಾಟಕ್ಕೆ ಕಾರಣವಾಗಿದೆ.

ಬಿಜೆಪಿಯು 'ಹಲಾಲ್' ವಿರುದ್ಧದ ಅಭಿಯಾನದ ಮೂಲಕ ರಾಜ್ಯದಲ್ಲಿ ಕೋಮುವಿಭಜನೆಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಆಡಳಿತಾರೂಢ ಸಿಪಿಎಂ ಆಪಾದಿಸಿದೆ.

ಕೆಲ ಸ್ಥಾಪಿತ ಹಿತಾಸಕ್ತಿ ಗುಂಪುಗಳು ನಿರ್ದಿಷ್ಟವಾಗಿ 'ಹಲಾಲ್' ಆಹಾರ ನೀಡುವ ಹೋಟೆಲ್‌ಗಳ ಹೆಸರಿಸುವ ಮೂಲಕ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚಾರ ನಡೆಸುತ್ತಿವೆ. ಆ ಮೂಲಕ ಬಹಿಷ್ಕಾರದ ಕರೆ ನೀಡುತ್ತಿದ್ದು, ದಾರಿತಪ್ಪಿಸುವ ಇಂಥ ಪ್ರಚಾರಗಳನ್ನು ನಡೆಸುವವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಹೋಟೆಲ್ ಮಾಲೀಕರು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಆಗ್ರಹಿಸಿದ್ದಾರೆ.

ಮುಸ್ಲಿಂ ಧಾರ್ಮಿಕ ಗುರುವೊಬ್ಬರು 'ಹಲಾಲ್' ಆಹಾರದ ವಿಧಿ–ವಿಧಾನಗಳನ್ನು ನೆರವೇರಿಸುತ್ತಿರುವ ವಿಡಿಯೊ ತುಣುಕೊಂದು ಪ್ರಚೋದನಕಾರಿಯಾಗಿದ್ದು, ಅದರಲ್ಲಿ ಧರ್ಮಗುರು ಆಹಾರದ ಮೇಲೆ ಉಗುಳುತ್ತಿದ್ದಾರೆ ಮತ್ತು ಹೋಟೆಲ್‌ಗಳಲ್ಲಿ 'ಹಲಾಲ್' ಆಹಾರವನ್ನು ಅನುಸರಿಸುತ್ತಿದ್ದಾರೆ ಎನ್ನುವ ತಪ್ಪು ಪ್ರಚಾರವನ್ನು ಆಂದೋಲನದ ಒಂದು ವಿಭಾಗವು ನಡೆಸುತ್ತಿದೆ. ಅಂತೆಯೇ ಮತ್ತೊಂದು ವಿಭಾಗವು 'ಹಲಾಲ್' ಆಹಾರದ ಹೋಟೆಲ್‌ಗಳ ಪಟ್ಟಿಯನ್ನು ನೀಡಿ, ಅವುಗಳನ್ನು ಬಹಿಷ್ಕರಿಸಲು ಕರೆ ನೀಡುವ ಪ್ರಚಾರ ಕೈಗೊಂಡಿದೆ. ಅಂತೆಯೇ 'ಹಲಾಲ್ ಅಲ್ಲದ ಆಹಾರ' ನೀಡುವ ಹೋಟೆಲ್‌ಗಳ ವಿರುದ್ಧವೂ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರತಿ ಅಭಿಯಾನವೂ ನಡೆಯುತ್ತಿದೆ.

ಸಿಪಿಎಂ ಆರೋಪ

'ಹಲಾಲ್' ಆಹಾರ ಸಂಸ್ಕೃತಿಯ ವಿರುದ್ಧ ನಡೆಯುತ್ತಿರುವ ಅಭಿಯಾನವು ಜನರನ್ನು ತಪ್ಪುದಾರಿಗೆಳೆಯುವ, ರಾಜ್ಯದಲ್ಲಿ ಕೋಮುವಿಭಜನೆಯನ್ನು ಸೃಷ್ಟಿಸುವ ಆರ್‌ಎಸ್‌ಎಸ್ ಪ್ರಯತ್ನಗಳ ಭಾಗವಾಗಿದೆ' ಎಂದು ಸಿಪಿಎಂ ಪಾಲಿಟ್ ಬ್ಯೂರೊ ಸದಸ್ಯ ಕೊಡಿಯೇರಿ ಬಾಲಕೃಷ್ಣ ಆರೋಪಿಸಿದ್ದಾರೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ. ಸುರೇಂದ್ರನ್ ಕೂಡ ಹೋಟೆಲ್‌ಗಳಲ್ಲಿ ಹಲಾಲ್ ಆಹಾರದ ವಿರುದ್ಧ ಬಹಿರಂಗ ಕರೆ ನೀಡಿದ್ದರು. ಬಿಜೆಪಿ ರಾಜ್ಯ ವಕ್ತಾರ ಸಂದೀಪ್ ವಾರಿಯರ್ ಅವರು ಈ ಅಭಿಯಾನವನ್ನು ಖಂಡಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಾಕಿದ್ದರು. ಆದರೆ, ನಂತರ ಅವರು ಅದನ್ನು ಹಿಂತೆಗೆದುಕೊಂಡರು.

ಅಯ್ಯಪ್ಪ ದೇವಸ್ಥಾನಕ್ಕೆ ಹಲಾಲ್ ಬೆಲ್ಲ: ಹೈಕೋರ್ಟ್‌ಗೆ ಅರ್ಜಿ

ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಪ್ರಸಾದವನ್ನು ತಯಾರಿಸುವಾಗ 'ಹಲಾಲ್ ಬೆಲ್ಲ' ಬಳಸಿದ್ದು, ಈ ಕುರಿತು ದೇವಸ್ಥಾನದ ಮುಖ್ಯಅರ್ಚಕರ ಅಭಿಪ್ರಾಯ ಕೇಳಬೇಕೆಂದು ಕೋರಿ ಸೋಮವಾರ ಕೇರಳ ಹೈಕೋರ್ಟ್‌ನಲ್ಲಿ ಮನವಿ ಸಲ್ಲಿಸಲಾಗಿದೆ.

ಶಬರಿಮಲೆ ಕರ್ಮ ಸಮಿತಿಯ ಪ್ರಧಾನ ಸಂಚಾಲಕ ಎಸ್.ಜೆ.ಆರ್. ಕುಮಾರ್ ಎಂಬುವರು ಅರ್ಜಿ ಸಲ್ಲಿಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಹಾರ ಸುರಕ್ಷತಾ ಪ್ರಾಧಿಕಾರದಿಂದ ಹೈಕೋರ್ಟ್ ವರದಿ ಕೇಳಿದೆ.

'ದೇವಸ್ಥಾನವು ಸ್ವೀಕರಿಸಿದ ಬೆಲ್ಲದ ಪ್ಯಾಕೇಜ್ ಮೇಲೆ 'ಹಲಾಲ್' ಎಂದು ನಮೂದಿಸಲಾಗಿದೆ. ಇದನ್ನು ಪೂರೈಸುವ ಕಂಪನಿಯು ಅರಬ್ ದೇಶಗಳಿಗೂ ಈ ಬೆಲ್ಲವನ್ನು ರಫ್ತು ಮಾಡುತ್ತದೆ. ಈ ಹಿಂದೆ ಖರೀದಿಸಿದ್ದ ಬೆಲ್ಲಕ್ಕೆ ಹುಳುಬಿದ್ದಿದ್ದು, ಪ್ರಸಾದಕ್ಕೆ ಬಳಸಲು ಯೋಗ್ಯವಲ್ಲದ ಕಾರಣ ಹೊಸ ಬೆಲ್ಲವನ್ನು ಖರೀದಿಸಲಾಗಿದೆ' ಎಂದು ಶಬರಿಮಲೆ ಅಯ್ಯಪ್ಪ ದೇವಸ್ಥಾನವನ್ನು ನಿರ್ವಹಿಸುವ ತಿರುವಾಂಕೂರು ದೇವಸ್ವಂ ಮಂಡಳಿಯು ನ್ಯಾಯಾಲಯಕ್ಕೆ ತಿಳಿಸಿದೆ. ಆಹಾರ ಸುರಕ್ಷತಾ ಪ್ರಾಧಿಕಾರದ ವರದಿ ಬಂದ ನಂತರ ಬುಧವಾರ ಪ್ರಕರಣದ ವಿಚಾರಣೆ ನಡೆಯಲಿದೆ ಎಂದು ಕೋರ್ಟ್ ತಿಳಿಸಿದೆ.

'ವ್ಯಾಪಾರ ತಂತ್ರದ ಭಾಗವಾಗಿ ನೋಡಿ'

'ಹೋಟೆಲ್‌ಗಳಲ್ಲಿ 'ಹಲಾಲ್' ಆಹಾರ ನಾಮಫಲಕಗಳನ್ನು ವ್ಯಾಪಾರ ತಂತ್ರವಾಗಿ ಮಾತ್ರ ನೋಡಬೇಕಾಗಿದೆ' ಎಂದು ಕೇರಳ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ. ಜಯಪಾಲ್ ಅವರು 'ಪ್ರಜಾವಾಣಿ'ಗೆ ತಿಳಿಸಿದ್ದಾರೆ.

'ಬ್ರಾಹ್ಮಣರ ಹೋಟೆಲ್'ಗಳಂತಹ ಶೀರ್ಷಿಕೆಯ ಹೋಟೆಲ್‌ಗಳೂ ಇದ್ದವು. ಹಲಾಲ್ ಮತ್ತು ಹಲಾಲ್ ಅಲ್ಲದ ಆಹಾರ ನೀಡುವ ಹೋಟೆಲ್‌ಗಳನ್ನು ಹೆಸರಿಸುವ ಅಭಿಯಾನಗಳು ಸಮಾಜದಲ್ಲಿ ಒಡಕು ಮೂಡಿಸಲು ಕಾರಣವಾಗುತ್ತವೆ. ಆದ್ದರಿಂದ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಸಂಘವು ಮುಖ್ಯಮಂತ್ರಿ ಅವರನ್ನು ಒತ್ತಾಯಿಸಿದೆ' ಎಂದು ಅವರು ಹೇಳಿದ್ದಾರೆ.

ಇಂಡೋನೇಷ್ಯಾ ಓಪನ್ ಸೂಪರ್ 1000 ಬ್ಯಾಡ್ಮಿಂಟನ್ ಟೂರ್ನಿ ಇಂದಿನಿಂದ

ಪ್ರಶಸ್ತಿ ನಿರೀಕ್ಷೆಯಲ್ಲಿ ಸಿಂಧು



ಪಿ.ವಿ.ಸಿಂಧು



ಕಿದಂಬಿ ಶ್ರೀಕಾಂತ್– ಎಎಫ್‌ಪಿ ಚಿತ್ರಗಳು

ಬಾಲಿ (ಪಿಟಿಐ): ಎರಡು ಬಾರಿಯ ಒಲಿಂಪಿಕ್ಸ್ ಪದಕ ವಿಜೇತೆ, ಭಾರತದ ಪಿ.ವಿ.ಸಿಂಧು ಮತ್ತು ಕಿದಂಬಿ ಶ್ರೀಕಾಂತ್ ಅವರು ಸ್ಥಿರ ಸಾಮರ್ಥ್ಯ ಮುಂದುವರಿಸುವ ಛಲದೊಂದಿಗೆ ಇಂಡೊನೇಷ್ಯಾ ಓಪನ್ ಸೂಪರ್ 1000 ಟೂರ್ನಿಯಲ್ಲಿ ಕಣಕ್ಕಿಳಿಯಲಿದ್ದಾರೆ.

ಇವರಿಬ್ಬರು ಇತ್ತೀಚೆಗೆ ಕೊನೆಗೊಂಡ ಇಂಡೊನೇಷ್ಯಾ ಮಾಸ್ಟರ್ಸ್ ಸೂಪರ್ 750 ಟೂರ್ನಿಯಲ್ಲಿ ಸೆಮಿಫೈನಲ್‌ವರೆಗೆ ತಲುಪಿದ್ದರು.

ಇಲ್ಲಿ ಮೂರನೇ ಶ್ರೇಯಾಂಕ ಪಡೆದಿರುವ ವಿಶ್ವ ಚಾಂಪಿಯನ್ ಆಟಗಾರ್ತಿ ಸಿಂಧು ಅವರು ಮಂಗಳವಾರ ಆರಂಭವಾಗು ಟೂರ್ನಿಯ ಮಹಿಳಾ ಸಿಂಗಲ್ಸ್‌ನ ಮೊದಲ ಹಣಾಹಣಿಯಲ್ಲಿ ಜಪಾನ್‌ನ ಆಯಾ ಒಹೊರಿ ಅವರನ್ನು ಎದುರಿಸಲಿದ್ದಾರೆ.

ವಿಶ್ವದ ಮಾಜಿ ಅಗ್ರಕ್ರಮಾಂಕದ ಆಟಗಾರ ಶ್ರೀಕಾಂತ್ ಕೂಡ ಹೈಲೊ ಓಪನ್ ಹಾಗೂ ಇಂಡೊನೇಷ್ಯಾ ಮಾಸ್ಟರ್ಸ್ ಟೂರ್ನಿಗಳಲ್ಲಿ ನಾಲ್ಕರ ಘಟ್ಟ ತಲುಪಿದ್ದರು. ಪ್ರಶಸ್ತಿ ಬರ ಎದುರಿಸುತ್ತಿರುವ ಅವರು ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಭಾರತದವರೇ ಆದ ಎಚ್.ಎಸ್.ಪ್ರಣಯ್ ಅವರನ್ನು ಎದುರಿಸಲಿದ್ದಾರೆ.

ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಲಕ್ಷ್ಯ ಸೇನ್, ಬಿ. ಸಾಯಿ ಪ್ರಣೀತ್, ಪರುಪಳ್ಳಿ ಕಶ್ಯಪ್ ಕೂಡ ಅದೃಷ್ಟ ಪರೀಕ್ಷೆಗೆ ಸಜ್ಜಾಗಿದ್ದಾರೆ.

ಪುರುಷರ ಡಬಲ್ಸ್‌ನಲ್ಲಿ ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ–ಚಿರಾಗ್ ಶೆಟ್ಟಿ, ಉದಯೋನ್ಮುಖ ಆಟಗಾರರಾದ ಎಂ.ಆರ್.ಅರ್ಜುನ್–ಧ್ರುವ ಕಪಿಲ ಕಣಕ್ಕಿಳಿಯಲಿದ್ದಾರೆ.

ಕರ್ನಾಟಕದ ಅಶ್ವಿನಿ ಪೊನ್ನಪ್ಪ–ಎನ್.ಸಿಕ್ಕಿರೆಡ್ಡಿ ಅವರು ಮಹಿಳಾ ಡಬಲ್ಸ್‌ನಲ್ಲಿ ಆಡಲಿದ್ದಾರೆ.

ಅಶ್ವಿನಿ– ಬಿ.ಸುಮೀತ್ ರೆಡ್ಡಿ, ಸಿಕ್ಕಿ– ಧ್ರುವ ಕಪಿಲ ಮತ್ತು ಜೂಹಿ ದೇವಾಂಗಣ್– ವೆಂಕಟ್ ಗೌರವ್ ಪ್ರಸಾದ್ ಮಿಶ್ರ ಡಬಲ್ಸ್‌ನಲ್ಲಿ ಜೋಡಿಯಾಗಲಿದ್ದಾರೆ.

ಐಎಸ್‌ಎಲ್:

ಮುಂಬೈಗೆ ಜಯ

ಫತೋರ್ಡ: ಇಗರ್ ಆಂಗುಲೊ ಗಳಿಸಿದ ಎರಡು ಗೋಲುಗಳ ಬಲದಿಂದ ಮುಂಬೈ ಸಿಟಿ ಎಫ್‌ಸಿ ತಂಡ ಇಂಡಿಯನ್ ಸೂಪರ್ ಲೀಗ್ (ಐಎಸ್‌ಎಲ್) ಫುಟ್‌ಬಾಲ್ ಟೂರ್ನಿಯಲ್ಲಿ ಜಯ ಗಳಿಸಿತು. ಸೋಮವಾರ ನಡೆದ ಪಂದ್ಯದಲ್ಲಿ ತಂಡ ಆತಿಥೇಯ ಎಫ್‌ಸಿ ಗೋವಾವನ್ನು 3–0ಯಿಂದ ಮಣಿಸಿತು.

33ನೇ ನಿಮಿಷದಲ್ಲಿ ಲಭಿಸಿದ ಪೆನಾಲ್ಟಿ ಅವಕಾಶದಲ್ಲಿ ಆಂಗುಲೊ ಮೊದಲ ಗೋಲು ಗಳಿಸಿದರು. ಮೂರು ನಿಮಿಷಗಳ ನಂತರ ಅಹಮ್ಮದ್ ಜಹೊ ನೆರವಿನೊಂದಿಗೆ ಮತ್ತೊಂದು ಬಾರಿ ಚೆಂಡನ್ನು ಗುರಿ ಮುಟ್ಟಿಸಿದರು. 76ನೇ ನಿಮಿಷದಲ್ಲಿ ವೈಗರ್ ಕಟಾಟೊ ಗಳಿಸಿದ ಗೋಲಿನೊಂದಿಗೆ ತಂಡದ ಮುನ್ನಡೆ ಇನ್ನಷ್ಟು ಹೆಚ್ಚಿತು.

ಹೈದರಾಬಾದ್‌ಗೆ ಚೆನ್ನೈ ಸವಾಲು: ಚೆನ್ನೈಯಿನ್ ಎಫ್‌ಸಿ ತಂಡ ಬ್ಯಾಂಬೊಲಿಮ್‌ನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಮಂಗಳವಾರ ಹೈದರಾಬಾದ್ ಎಫ್‌ಸಿಯನ್ನು ಎದುರಿಸಲಿದೆ.

ರಾಜ್ಯ ರ್‍ಯಾಂಕಿಂಗ್ ಟೇಬಲ್ ಟೆನಿಸ್ ಟೂರ್ನಿಗೆ ತೆರೆ

ತೃಪ್ತಿ ಪುರೋಹಿತ್‌ಗೆ ಎರಡು ಪ್ರಶಸ್ತಿ

ಪ್ರಜಾವಾಣಿ ವಾರ್ತೆ



ಧಾರವಾಡದ ಕಾಸ್ಮಸ್ ಕ್ಲಬ್‌ನಲ್ಲಿ ಸೋಮವಾರ ನಡೆದ ರಾಜ್ಯ ರ್‍ಯಾಂಕಿಂಗ್ ಟೇಬಲ್ ಟೆನಿಸ್ ಟೂರ್ನಿಯಲ್ಲಿ ಪ್ರಶಸ್ತಿ ಪಡೆದ ಸಮ್ಯಕ್ ಕಶ್ಯಪ್, ತೃಪ್ತಿ ಪುರೋಹಿತ್, ವಿ. ಖುಷಿ ಹಾಗೂ ಕೆ.ಜೆ.ಆಕಾಶ್

ಧಾರವಾಡ: ಬೆಂಗಳೂರಿನ ಎಸ್‌ಕೆಐಇಎಸ್ ಕ್ಲಬ್‌ನ ತೃಪ್ತಿ ಪುರೋಹಿತ್, ಸೋಮವಾರ ಕ್ಲಾಸ್ಮಸ್ ಕ್ಲಬ್‌ನಲ್ಲಿ ಮುಕ್ತಾಯವಾದ ರಾಜ್ಯ ರ್‍ಯಾಂಕಿಂಗ್ ಟೇಬಲ್ ಟೆನಿಸ್ ಟೂರ್ನಿಯ 19 ವರ್ಷದ ಒಳಗಿನವರ ಸಿಂಗಲ್ಸ್ ವಿಭಾಗದಲ್ಲಿ ಪ್ರಶಸ್ತಿ ಜಯಿಸಿದರು.

ಈ ಮೂಲಕ ಟೂನಿಯಲ್ಲಿ ಎರಡು ಪ್ರಶಸ್ತಿಗಳನ್ನು ಗೆದ್ದ ಸಂಭ್ರಮ ತಮ್ಮದಾಗಿಸಿಕೊಂಡರು. ಭಾನುವಾರ ಅವರು 17 ವರ್ಷದೊಳಗಿನವರ ವಿಭಾಗದಲ್ಲೂ ಅವರು ಚಾಂಪಿಯನ್ ಆಗಿದ್ದರು.

19 ವರ್ಷದೊಳಗಿನ ಬಾಲಕರ ವಿಭಾಗದ ಫೈನಲ್‌ನಲ್ಲಿ ಬೆಂಗಳೂರಿನ ಡಬ್ಲ್ಯುಸಿಟಿಟಿಸಿ ಕ್ಲಬ್‌ನ ಸಮ್ಯಕ್ ಕಶ್ಯಪ್ 5–11, 11–6, 11–7, 11–4, 8–11, 11–4ರಲ್ಲಿ ಪಿಎಸ್‌ಟಿಟಿಎ ಕ್ಲಬ್‌ನ ವರುಣ್ ಬಿ. ಕಶ್ಯಪ್ ಎದುರು ಗೆಲುವು ಸಾಧಿಸಿದರು. ಇದೇ ವಯೋಮಾನದ ಬಾಲಕಿಯರ ವಿಭಾಗದಲ್ಲಿ ತೃಪ್ತಿ 12–10, 11–6, 11–5, 14–12ರಲ್ಲಿ ಎಂಎಸ್‌ಎಸ್ ಕ್ಲಬ್‌ನ ಎ. ನಿಹಾರಿಕಾ ವಿರುದ್ಧ ಪ್ರಶಸ್ತಿ ಗೆದ್ದರು.

ಪುರುಷರ ಸಿಂಗಲ್ಸ್ ಫೈನಲ್ ಪಂದ್ಯದಲ್ಲಿ ಎಸ್‌ಕೆಐಇಎಸ್ ಕ್ಲಬ್‌ನ ಕೆ.ಜೆ.ಆಕಾಶ್ 11–8, 11–8, 11–6, 11–6ರಲ್ಲಿ ಡಬ್ಲ್ಯುಸಿಟಿಟಿಸಿ ಕ್ಲಬ್‌ನ ಸೌಮ್ಯಜೀತ್ ಬೋಸ್ ಮೇಲೂ, ಮಹಿಳೆಯರ ಸಿಂಗಲ್ಸ್‌ನಲ್ಲಿ ಬಿಎನ್‌ಎಂ ಕ್ಲಬ್‌ನ ವಿ. ಖುಷಿ 14–12, 10–12, 11–5, 10–12, 11–8, 11–4ರಲ್ಲಿ ಎಸ್‌ಕೆಐಇಎಸ್ ಕ್ಲಬ್‌ನ ಎ. ಸಂಯುಕ್ತಾ ವಿರುದ್ಧವೂ ಗೆದ್ದು ಚಾಂಪಿಯನ್ ಆದರು.

ಕಾಡಿದ ಕಷ್ಟಗಳ ಹಿಮ್ಮೆಟ್ಟಿಸಿದ ಶಶಾಂಕ್

ಸಾಬಾ ಚಾಂಪಿಯನ್‌ಷಿಪ್: ದೇಶ ಪ್ರತಿನಿಧಿಸಿದ ಮಂಗಳೂರಿನ ಮೊದಲ ಆಟಗಾರ

• ಜಿ.ಶಿವಕುಮಾರ

ಪ್ರಜಾವಾಣಿ ಸಂದರ್ಶನ

ಶಶಾಂಕ್ ಜಯಶಂಕರ್ ರೈ



ಶಶಾಂಕ್ ರೈ

ಬೆಂಗಳೂರು: ದೇಶದ ಕ್ರೀಡಾಪ್ರೇಮಿಗಳೆಲ್ಲಾ ಚುಟುಕು ಕ್ರಿಕೆಟ್‌ನ ಗುಂಗಿನಲ್ಲಿರುವ ಹೊತ್ತಿನಲ್ಲೇ ಅತ್ತ ಢಾಕಾದಲ್ಲಿ ಭಾರತ ಸೀನಿಯರ್ ಪುರುಷರ ಬ್ಯಾಸ್ಕೆಟ್‌ಬಾಲ್ ತಂಡ ಮೈಲಿಗಲ್ಲೊಂದನ್ನು ಸ್ಥಾಪಿಸಿತ್ತು.

ದಕ್ಷಿಣ ಏಷ್ಯಾ ಬ್ಯಾಸ್ಕೆಟ್‌ಬಾಲ್ ಅಸೋಸಿಯೇಷನ್‌ನ (ಸಾಬಾ) ಚಾಂಪಿಯನ್‌ಷಿಪ್‌ನಲ್ಲಿ ತಂಡ ಆರನೇ ಬಾರಿ ಪ್ರಶಸ್ತಿ ಗೆದ್ದಿತ್ತು. ಸದ್ದಿಲ್ಲದೇ ಮೂಡಿಬಂದ ಈ ಸಾಧನೆಯಲ್ಲಿ 'ಕುಡ್ಲ'ದ ಆಟಗಾರನ ಕಾಣಿಕೆಯೂ ಇತ್ತು. ಶಶಾಂಕ್ ಜಯಶಂಕರ್ ರೈ ಆ ಆಟಗಾರ.

ಗಾಯದ ಸಮಸ್ಯೆ, ರಾಷ್ಟ್ರೀಯ ತಂಡದಿಂದ ಸ್ಥಾನ ಕೈತಪ್ಪಿದ ಬೇಸರ ಕಾಡುತ್ತಿದ್ದರೂ ಶಶಾಂಕ್ ವಿಚಲಿತರಾಗಲಿಲ್ಲ. ರಾಷ್ಟ್ರೀಯ ತಂಡದಲ್ಲಿ ಆಡಲೇಬೇಕೆಂಬ ಛಲದೊಂದಿಗೆ ನೋವು ಸಹಿಸಿಕೊಂಡೇ ಅಭ್ಯಾಸ ನಡೆಸಿದರು. ದೇಹತೂಕ ಇಳಿಸಿಕೊಂಡರು. ಇದೆಲ್ಲದರ ಫಲವಾಗಿ ಸಾಧನೆಯ ಹಾದಿಯಲ್ಲಿ ಮೊದಲ ಮೆಟ್ಟಿಲು ಏರಿದ್ದಾರೆ.

ತಂಡದ ಸ್ಮರಣೀಯ ಸಾಧನೆ ಹಾಗೂ ಕ್ರೀಡಾ ಬದುಕಿನ ಪಯಣದ ಕುರಿತು ಅವರು 'ಪ್ರಜಾವಾಣಿ' ಜೊತೆ ಮಾತನಾಡಿದ್ದಾರೆ.

• ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸುವ ಕನಸು ಕೈಗೂಡಿದೆ. ಸಿಕ್ಕ ಅವಕಾಶ ಸದುಪಯೋಗಪಡಿಸಿಕೊಂಡು ತಂಡದ ಯಶಸ್ಸಿನಲ್ಲಿ ಪ್ರಮುಖ ಪಾತ್ರ ನಿಭಾಯಿಸಿದ್ದೀರಿ. ಈ ಬಗ್ಗೆ ಹೇಳಿ:

ಸಾಬಾ ಚಾಂಪಿಯನ್‌ಷಿಪ್‌ಗೂ ಮುನ್ನ ಬೆಂಗಳೂರಿನಲ್ಲಿ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಶಿಬಿರದಲ್ಲಿದ್ದ ಅನುಭವಿ ಆಟಗಾರರು ಹೊಸ ಕೌಶಲಗಳನ್ನು ಹೇಳಿಕೊಟ್ಟರು. ರಕ್ಷಣಾ ವಿಭಾಗ ಬಲಪಡಿಸಲೂ ಒತ್ತು ನೀಡಲಾಗಿತ್ತು. ಹೀಗಾಗಿ ಚಾಂಪಿಯನ್‌ಷಿಪ್‌ನಲ್ಲಿ ಆಡಿದ ಮೂರೂ ಪಂದ್ಯಗಳಲ್ಲಿ ದೊಡ್ಡ ಅಂತರದ ಗೆಲುವು ದಾಖಲಿಸಲು ಸಾಧ್ಯವಾಯಿತು. ಈ ಸಾಧನೆ ಖುಷಿ ನೀಡಿದೆ. ಜವಾಬ್ದಾರಿ ಹೆಚ್ಚಿಸಿದೆ.

• ಹಾಕಿ, ಕ್ರಿಕೆಟ್‌ನತ್ತ ಒಲವು ಹೊಂದಿದ್ದವರು ಬ್ಯಾಸ್ಕೆಟ್‌ಬಾಲ್‌ನತ್ತ ಹೊರಳಿದ್ದು ಹೇಗೆ?

ಚಿಕ್ಕಂದಿನಿಂದಲೇ ಹಾಕಿ ಮತ್ತು ಕ್ರಿಕೆಟ್‌ನತ್ತ ಒಲವು ಇತ್ತು. ಪ್ರೌಢಶಾಲೆಗೆ ಸೇರಿದಾಗಲೇ ಆರು ಅಡಿ ಎತ್ತರವಿದ್ದೆ. ಹೀಗಾಗಿ ಸೇಂಟ್ ಅಲೋಷಿಯಸ್ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರು ಬ್ಯಾಸ್ಕೆಟ್‌ಬಾಲ್‌ನಲ್ಲಿ ತೊಡಗಿಕೊಳ್ಳುವಂತೆ ಸಲಹೆ ನೀಡಿದರು. ಅಲ್ಲಿಂದ ಶುರುವಾದ ಪಯಣ ಹಲವು ಏಳು ಬೀಳುಗಳೊಂದಿಗೆ ಸಾಗುತ್ತಿದೆ.

• ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗುವ ಕನ್ನಡಿಗರ ಸಂಖ್ಯೆ ಕಡಿಮೆಯಲ್ಲವೇ?

ಕ್ರೀಡೆಯಲ್ಲಿ ಸಾಧನೆ ಮಾಡಿದವರಿಗೆ ಉದ್ಯೋಗಾವಕಾಶಗಳು ಸಿಗುತ್ತಿಲ್ಲ. ಹೀಗಾಗಿ ಬಹುಪಾಲು ಮಂದಿ ಸ್ನಾತಕೋತ್ತರ ಪದವಿ ಹಂತವನ್ನೇರಿದ ಕೂಡಲೇ ಕ್ರೀಡೆಯಿಂದ ವಿಮುಖರಾಗಿಬಿಡುತ್ತಾರೆ. ಹೀಗಾಗಿ ರಾಜ್ಯದಲ್ಲಿ ಪ್ರತಿಭೆ ಕುಂಠಿತಗೊಳ್ಳುತ್ತಿದೆ. ಬಲಿಷ್ಠ ತಂಡ ಕಟ್ಟುವ ಆಶಯಕ್ಕೂ ಇದು ತೊಡಕಾಗಿದೆ.

• ಎಂ.ಬಿ.ಸಿ. ಜೊತೆಗಿನ ಪಯಣದ ಬಗ್ಗೆ?

ನನ್ನೆಲ್ಲಾ ಸಾಧನೆಯಲ್ಲಿ ಮಂಗಳೂರು ಬ್ಯಾಸ್ಕೆಟ್‌ಬಾಲ್ ಕ್ಲಬ್‌ನ (ಎಂಬಿಸಿ) ಕೊಡುಗೆ ಅಪಾರ. ಚೆನ್ನೈನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವೇಳೆ ಬೇರೊಂದು ತಂಡದ ಪರ ಆಡಬೇಕಾದ ಅನಿವಾರ್ಯತೆ ಇತ್ತು. ಆ ಸಮಯದಲ್ಲೂ ಎಂಬಿಸಿ ಕೋಚ್ ಆದಿತ್ಯ ಮಹಾಲೆ ಅವರು ಅನೇಕ ಸಲಹೆಗಳನ್ನು ನೀಡುತ್ತಿದ್ದರು. ಕ್ಲಬ್‌ನ ಅಧ್ಯಕ್ಷರಾದ ನವೀನ್ ಶೆಟ್ಟಿ ಅವರ ಸಹಕಾರವನ್ನೂ ಮರೆಯುವಂತಿಲ್ಲ. ಭಾರತ ಬ್ಯಾಸ್ಕೆಟ್‌ಬಾಲ್ ಫೆಡರೇಷನ್‌ನ ಅಧ್ಯಕ್ಷರಾದ ಕೆ.ಗೋವಿಂದರಾಜ್, ತಂಡದ ಕೋಚ್ ವಸೆಲಿನ್ ಮ್ಯಾಟಿಚ್ ಅವರೂ ಎಲ್ಲಾ ಹಂತಗಳಲ್ಲೂ ಬೆಂಬಲವಾಗಿ ನಿಂತಿದ್ದಾರೆ. ಅಪ್ಪ, ಅಮ್ಮನ ತ್ಯಾಗವೂ ಅಪಾರ.

ಸಂತೋಷ್ ಟ್ರೋಫಿ ಫುಟ್‌ಬಾಲ್ ಅರ್ಹತಾ ಟೂರ್ನಿ

ಕರ್ನಾಟಕಕ್ಕೆ ತಮಿಳುನಾಡು ಸವಾಲು

ಪ್ರಜಾವಾಣಿ ವಾರ್ತೆ

ದಕ್ಷಿಣ ವಲಯ ಅರ್ಹತಾ ಸುತ್ತು: ಬೆಂಗಳೂರಿನಲ್ಲಿ ನಡೆಯುವ ಪಂದ್ಯಗಳು

ದಿನಾಂಕ	ಪಂದ್ಯ	ಸಮಯ
ನ.23	ಕರ್ನಾಟಕ–ತಮಿಳುನಾಡು	ಬೆಳಿಗ್ಗೆ 11.30
ನ.23	ತೆಲಂಗಾಣ–ಆಂಧ್ರಪ್ರದೇಶ	ಮಧ್ಯಾಹ್ನ 3.30
ನ.25	ಆಂಧ್ರಪ್ರದೇಶ–ಕರ್ನಾಟಕ	ಬೆಳಿಗ್ಗೆ 11.30
ನ.25	ತಮಿಳುನಾಡು–ತೆಲಂಗಾಣ	ಮಧ್ಯಾಹ್ನ 3.30
ನ.27	ಆಂಧ್ರಪ್ರದೇಶ–ತಮಿಳುನಾಡು	ಬೆಳಿಗ್ಗೆ 11.30
ನ.27	ಕರ್ನಾಟಕ–ತೆಲಂಗಾಣ	ಮಧ್ಯಾಹ್ನ 3.30

ಬೆಂಗಳೂರು: ಕರ್ನಾಟಕ ತಂಡವು ಸಂತೋಷ್ ಟ್ರೋಫಿ ಫುಟ್‌ಬಾಲ್ ದಕ್ಷಿಣ ವಲಯ ಅರ್ಹತಾ ಟೂರ್ನಿಯ ಮೊದಲ ಪಂದ್ಯದಲ್ಲಿ ತಮಿಳುನಾಡು ಸವಾಲಿಗೆ ಸಜ್ಜಾಗಿದೆ.

'ಎ' ಗುಂಪಿನ ಈ ಪಂದ್ಯವು ಮಂಗಳವಾರ ಬೆಂಗಳೂರು ಫುಟ್‌ಬಾಲ್ ಕ್ರೀಡಾಂಗಣದಲ್ಲಿ ನಿಗದಿಯಾಗಿದೆ.

ಕಳೆದ ಎರಡು ಆವೃತ್ತಿಗಳಲ್ಲಿ ಸೆಮಿಫೈನಲ್ ತಲುಪಿದ್ದ ಆತಿಥೇಯ ಕರ್ನಾಟಕ, ಈ ಬಾರಿಯೂ ನೆಚ್ಚಿನ ತಂಡವಾಗಿದೆ. ಕೊಯಮತ್ತೂರಿನಲ್ಲಿ ತರಬೇತಿ ಶಿಬಿರ ನಡೆಸಿದ್ದ ತಮಿಳುನಾಡು ತಂಡ ಕೂಡ ಕರ್ನಾಟಕಕ್ಕೆ ಸವಾಲೊಡ್ಡಲು ಸಜ್ಜಾಗಿದೆ.

'ನಿರಂತರ ಮಳೆಯ ಹೊರತಾಗಿಯೂ ನಮ್ಮ ಶಿಬಿರ ಚೆನ್ನಾಗಿ ನಡೆದಿತ್ತು. ಆಟಗಾರರು ಹೆಚ್ಚಿನ ಉತ್ಸಾಹದಲ್ಲಿದ್ದಾರೆ. ಉತ್ತಮ ಫಲಿತಾಂಶದ ನಿರೀಕ್ಷೆಯಲ್ಲಿದ್ದೇವೆ' ಎಂದು ತಮಿಳುನಾಡು ತಂಡದ ಕೋಚ್ ಎಲ್. ಆರ್.ಟೈಟಸ್ ಹೇಳಿದ್ದಾರೆ.

'ಬಹಳ ದಿನಗಳಿಂದ ನಮ್ಮ ಆಟಗಾರರು ಒಟ್ಟಾಗಿ ಅಭ್ಯಾಸ ನಡೆಸಿಲ್ಲವಾದರೂ ವಿವಿಧ ಟೂರ್ನಿಗಳಲ್ಲಿ ಆಡುವ ಮೂಲಕ ಅವರು ಫಿಟ್‌ನೆಸ್ ಕಾಪಾಡಿಕೊಂಡಿದ್ದಾರೆ. ಅನುಭವಿ ಮತ್ತು ಯುವ ಆಟಗಾರರು ಸಮ್ಮಿಳಿತವಾಗಿರುವ ನಮ್ಮ ತಂಡವು ಉತ್ತಮ ಸಾಧನೆಯ ನಿರೀಕ್ಷೆಯಲ್ಲಿದೆ' ಎಂದು ಕರ್ನಾಟಕ ತಂಡದ ಕೋಚ್ ಬಿಬಿ ಜೋಸೆಫ್ ಹೇಳಿದರು.

ಇದೇ ದಿನ ತೆಲಂಗಾಣ ಮತ್ತು ಆಂಧ್ರಪ್ರದೇಶ ನಡುವಣ ಹಣಾಹಣಿಯೂ ನಡೆಯಲಿದೆ.

ಈ ಗುಂಪಿನಿಂದ ಒಂದು ತಂಡವು ಫೈನಲ್ ಸುತ್ತಿಗೆ ಪ್ರವೇಶಿಸಲಿದೆ.ಸ್ಪೋರ್ಟ್ಸ್‌ಕಾಸ್ಟ್ ಇಂಡಿಯಾ ಯುಟ್ಯೂಬ್ ವಾಹಿನಿಯಲ್ಲಿ ಪಂದ್ಯಗಳು ನೇರಪ್ರಸಾರವಾಗಲಿವೆ.

ಪಂದ್ಯ ಆರಂಭ: ಬೆಳಿಗ್ಗೆ 11.30.

ಬಿಗ್‌ಬ್ಯಾಷ್ ಲೀಗ್:

ಟೂರ್ನಿಯ ತಂಡದಲ್ಲಿ ಹರ್ಮನ್‌ಪ್ರೀತ್



ಹರ್ಮನ್‌ಪ್ರೀತ್ ಕೌರ್

ಅಡಿಲೇಡ್ (ಪಿಟಿಐ): ಭಾರತದ ಟಿ20 ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರು ಮಹಿಳಾ ಬಿಗ್ ಬ್ಯಾಷ್ ಲೀಗ್‌ನ 'ಟೂರ್ನಿಯ ತಂಡ'ದಲ್ಲಿ ಸ್ಥಾನ ಪಡೆದಿದ್ದಾರೆ. ಈ ಋತುವಿನಲ್ಲಿ ಮೆಲ್ಬರ್ನ್ ರೆನೆಗೇಡ್ಸ್ ಪರ ತೋರಿದ ಆಲ್‌ರೌಂಡ್ ಸಾಮರ್ಥ್ಯದಿಂದಾಗಿ ಅವರು ಸ್ಥಾನ ಗಳಿಸಿದ್ದಾರೆ.

ಹರ್ಮನ್‌ಪ್ರೀತ್ ಅವರು ರೆನೆಗೇಡ್ಸ್ ಪರ ಈ ಆವೃತ್ತಿಯಲ್ಲಿ 399 ರನ್ ಗಳಿಸಿದ್ದಾರೆ. ಅದರಲ್ಲಿ ಮೂರು ಅರ್ಧಶತಕಗಳು ಸೇರಿವೆ. 135.25ರ ಸರಾಸರಿಯಲ್ಲಿ ಅವರು ಬ್ಯಾಟ್ ಬೀಸಿದ್ದಾರೆ.

ಕಳೆದ ವಾರ ಸಿಡ್ನಿ ಥಂಡರ್ಸ್ ಎದುರು ಔಟಾಗದೆ 81 ರನ್ ಗಳಿಸಿದ್ದು, ಹರ್ಮನ್‌ಪ್ರೀತ್ ಅವರ ಗರಿಷ್ಠ ವೈಯಕ್ತಿಕ ಮೊತ್ತವಾಗಿತ್ತು. ಇದುವರೆಗೆ ಟೂರ್ನಿಯಲ್ಲಿ ಅತ್ಯಧಿಕ 18 ಸಿಕ್ಸರ್‌ಗಳನ್ನು ಅವರು ಸಿಡಿಸಿದ್ದಾರೆ.

ತಂಡದ ತಾರಾ ಲೆಗ್ ಸ್ಪಿನ್ನರ್ ಜಾರ್ಜಿಯಾ ವೇರ್‌ಹ್ಯಾಮ್ ಗಾಯದ ಹಿನ್ನೆಲೆಯಲ್ಲಿ ವಿಶ್ರಾಂತಿ ಪಡೆದ ಬಳಿಕ ಕೌರ್ ಬೌಲಿಂಗ್‌ನಲ್ಲಿಯೂ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. 32ರ ಹರೆಯದ ಆಟಗಾರ್ತಿ 15 ವಿಕೆಟ್ ಕಬಳಿಸಿದ್ದಾರೆ. 22 ರನ್‌ಗಳಿಗೆ ಮೂರು ವಿಕೆಟ್ ಕಬಳಿಸಿದ್ದು ಅವರ ಶ್ರೇಷ್ಠ ಬೌಲಿಂಗ್ ಆಗಿದೆ.

ಕ್ರಿಕೆಟ್: ಕರ್ನಾಟಕ ಜಯಭೇರಿ

ಬೆಂಗಳೂರು: ಭಾರ್ಗವ್ ಎಸ್. (55ಕ್ಕೆ 4), ವೆಂಕಟೇಶ್ ಎಂ. (43ಕ್ಕೆ 4) ಅವರ ಬೌಲಿಂಗ್ ಮತ್ತು ಅನೀಶ್ ಕೆ.ವಿ. ಹಾಗೂ ಕಿಶನ್ ಬೆದಾರೆ ಅವರ ಅರ್ಧಶತಕಗಳ ಬಲದಿಂದ ಕರ್ನಾಟಕ ತಂಡವು ಗೆದ್ದಿತು.

ರಾಜ್‌ಕೋಟ್‌ನ ಸೌರಾಷ್ಟ್ರ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಬಿಸಿಸಿಐ 25 ವರ್ಷದೊಳಗಿನವರ ಏಕದಿನ ಟ್ರೋಫಿ ಟೂರ್ನಿಯ ಕ್ರಿಕೆಟ್ ಪಂದ್ಯದಲ್ಲಿ 7 ವಿಕೆಟ್‌ಗಳಿಂದ ಆಂಧ್ರ ತಂಡವನ್ನು ಸೋಲಿಸಿತು.

ಸಂಕ್ಷಿಪ್ತ ಸ್ಕೋರು: ಆಂಧ್ರ: 47.5 ಓವರ್‌ಗಳಲ್ಲಿ 237 (ವಂಶಿ ಕೃಷ್ಣ 75, ಕೆ.ಮಹೀಪ್ ಕುಮಾರ್ 65, ಎಸ್. ತರುಣ್ 24, ಯಾರಾ ಸಂದೀಪ್ 21, ಬಿ. ಮುನೀಶ್ ವರ್ಮಾ 29; ಭಾರ್ಗವ್ ಎಸ್. 55ಕ್ಕೆ 4, ವೆಂಕಟೇಶ್ ಎಂ. 43ಕ್ಕೆ 4). ಕರ್ನಾಟಕ: 44.2 ಓವರ್‌ಗಳಲ್ಲಿ 3ವಿಕೆಟ್‌ಗೆ 240 (ಶಿವಕುಮಾರ್ ಬಿ.ಯು. 26, ಅನೀಶ್ ಕೆ.ವಿ. ಔಟಾಗದೆ 82, ಮೋಹಿತ್ ಬಿ.ಎ. 46, ಕಿಶನ್ ಎಸ್. ಬೆದಾರೆ 61; ಎಸ್.ಆಶೀಶ್ 37ಕ್ಕೆ 2). **ಫಲಿತಾಂಶ:** ಕರ್ನಾಟಕ ತಂಡಕ್ಕೆ ಏಳು ವಿಕೆಟ್‌ಗಳ ಜಯ.

ಫಿಯೊನಾ ಸೂರ್ಯಕಾಂತಿ ಎಣ್ಣೆ ಮಾರುಕಟ್ಟೆಗೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಬಂಜ್ ಇಂಡಿಯಾ ಕಂಪನಿಯು ಫಿಯೊನಾ ಬ್ರ್ಯಾಂಡ್ ಅಡಿಯಲ್ಲಿ ಸೂರ್ಯಕಾಂತಿ ಎಣ್ಣೆಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ನಟಿ ರಶ್ಮಿಕಾ ಮಂದಣ್ಣ ಅವರು ಈ ಬ್ರ್ಯಾಂಡ್‌ಗೆ ರಾಯಭಾರಿ ಆಗಿದ್ದಾರೆ.

ಫಿಯೊನಾ ಬ್ರ್ಯಾಂಡ್‌ನ ಸೂರ್ಯಕಾಂತಿ ಎಣ್ಣೆಯಲ್ಲಿ ಎ, ಡಿ, ಇ ಮತ್ತು ಕೆ ವಿಟಾಮಿನ್‌ಗಳು ಹೇರಳವಾಗಿ ಇವೆ ಎಂದು ಕಂಪನಿ ಹೇಳಿದೆ. ಇದರಲ್ಲಿನ ವಿಟಾಮಿನ್‌ಗಳು ಸಾಧಾರಣ ರಿಫೈನ್ಡ್ ಸೂರ್ಯಕಾಂತಿ ಎಣ್ಣೆಗಿಂತ ಶೇಕಡ 50ರಷ್ಟು ಹೆಚ್ಚಿನ ಪ್ರಮಾಣದಲ್ಲಿ ಆಹಾರಕ್ಕೆ ವರ್ಗಾವಣೆ ಆಗುತ್ತವೆ ಎಂದು ಕಂಪನಿ ಹೇಳಿಕೊಂಡಿದೆ.

'ಫಿಯೊನಾ ನಮ್ಮದೇ ಬ್ರ್ಯಾಂಡ್. ಈ ಬ್ರ್ಯಾಂಡ್‌ಅನ್ನು ದಕ್ಷಿಣ ಭಾರತದ ಎಲ್ಲ ಕಡೆಗಳಲ್ಲಿ ಹಾಗೂ ನಂತರದಲ್ಲಿ ಇಡೀ ದೇಶದಲ್ಲಿ ಮಾರುಕಟ್ಟೆಗೆ ಪರಿಚಯಿಸಲಾಗುವುದು' ಎಂದು ಕಂಪನಿಯ ಹಿರಿಯ ಅಧಿಕಾರಿ ಮಿಲಿಂದ್ ಆಚಾರ್ಯ ಅವರು ಹೇಳಿದ್ದಾರೆ.

ಮುಂಬೈ ಧಾರಣೆ

ಶೇಂಗಾ

22-11-2021

ಜಾವಾ 70/80(ಹೊಸ)	10400-10450
ಜಾವಾ 80/90(ಹೊಸ)	10100-10150
ದಪ್ಪ ಮಧ್ಯಪ್ರದೇಶ(ಹೊಸ)	9900-9950
ದಪ್ಪ ಗುಜರಾತ್(ಹೊಸ)	9400-9450

ಶೇಂಗಾ ಎಣ್ಣೆ (10 ಕೆಜಿಗೆ)

ಕಚ್ಚಾ (ತೆರಿಗೆ ಬಿಟ್ಟು)	1380 (1370)
ಒಂದು ವಾರದ ಡೆಲಿವರಿ	1375 (1365)
ಸೋಯಾ ಕಚ್ಚಾ	1205 (1202)
ಪಾಮ್ ವಾರದ ಡೆಲಿವರಿ	1203 (1203)
ಸೂರ್ಯಕಾಂತಿ ಎಣ್ಣೆ ಕಚ್ಚಾ	1220 (1215)

ಚಿನ್ನ- ಬೆಳ್ಳಿ (ಜಿಎಸ್‌ಟಿ ಸೇರಿಲ್ಲ)

ಅಪರಂಜಿ ಚಿನ್ನ 10ಗ್ರಾಂ	48,550 (48,800)
ಬೆಳ್ಳಿ ಕೆ.ಜಿ	65,800 (65,700)

ಆವರಣದಲ್ಲಿ ಶನಿವಾರದ ಧಾರಣೆ

ಏರ್‌ಟೆಲ್ ಪ್ರೀಪೇಯ್ಡ್ ಸೇವಾ ಶುಲ್ಕ ಶೇ 25ರವರೆಗೆ ಏರಿಕೆ

ನವದೆಹಲಿ (ಪಿಟಿಐ): ಭಾರ್ತಿ ಏರ್‌ಟೆಲ್ ಕಂಪನಿಯು ನವೆಂಬರ್ 26ರಿಂದ ಜಾರಿಗೆ ಬರುವಂತೆ ತನ್ನ ಪ್ರೀಪೇಯ್ಡ್ ಸೇವೆಗಳ ಮೇಲಿನ ಶುಲ್ಕವನ್ನು ಶೇಕಡ 20ರಿಂದ ಶೇ 25ರವರೆಗೆ ಹೆಚ್ಚಿಸಿದೆ.

ಆರಂಭಿಕ ಹಂತದ ಧ್ವನಿ ಆಧರಿತ ಸೇವೆಗಳ ಮೇಲಿನ ಶುಲ್ಕವನ್ನು ಶೇ 25ರಷ್ಟು, ಅನಿಯಮಿತ ಕರೆಗಳ ಮೇಲಿನ ಶುಲ್ಕವನ್ನು ಶೇ 20ರಷ್ಟು ಹಾಗೂ ಡೇಟಾ ಟಾಪ್‌ಅಪ್ ಯೋಜನೆಗಳ ಶುಲ್ಕವನ್ನು ಶೇ 20ರಿಂದ ಶೇ 21ರವರೆಗೆ ಏರಿಕೆ ಮಾಡಿದೆ.

ಆರ್ಥಿಕವಾಗಿ ಆರೋಗ್ಯಕರ ವಹಿವಾಟು ನಡೆಸಲು ಮತ್ತು ಬಂಡವಾಳಕ್ಕೆ ತಕ್ಕ ಗಳಿಕೆ ಪಡೆಯಲು ಪ್ರತಿ ಗ್ರಾಹಕನಿಂದ ದೊರೆಯುವ ಆದಾಯವು (ಎಆರ್‌ಪಿಯು) ₹ 200ರಷ್ಟು ಇರಬೇಕು ಎಂದು ಕಂಪನಿಯು ಪ್ರಕಟಣೆಯಲ್ಲಿ ತಿಳಿಸಿದೆ.

ಈ ಮಟ್ಟದ ಎಆರ್‌ಪಿಯು ಇದ್ದರೆ ನೆಟ್‌ವರ್ಕ್ ಮತ್ತು ಸ್ಪೆಕ್ಟ್ರಂನಲ್ಲಿ ಅಗತ್ಯ ಪ್ರಮಾಣದ ಹೂಡಿಕೆ ಮಾಡಲು ಸಾಧ್ಯವಾಗಲಿದೆ. ಬಹಳ ಮುಖ್ಯವಾಗಿ ಭಾರತದಲ್ಲಿ 5ಜಿ ವ್ಯವಸ್ಥೆಯನ್ನು ಜಾರಿಗೊಳಿಸಲು ಇದು ಕಂಪನಿಗೆ ಬಲ ನೀಡಲಿದೆ ಎಂದು ಏರ್‌ಟೆಲ್ ಹೇಳಿದೆ.

ದೂರಸಂಪರ್ಕ ವಲಯದಲ್ಲಿ ಹಣಕಾಸಿನ ಅತಿಯಾದ ಒತ್ತಡ ಇರುವುದರಿಂದ ಸೇವಾ ಶುಲ್ಕಗಳು ಹೆಚ್ಚಳ ಆಗಬೇಕು ಎಂದು ಭಾರ್ತಿ ಏರ್‌ಟೆಲ್ ಅಧ್ಯಕ್ಷ ಸುನಿಲ್ ಮಿತ್ತಲ್ ಅವರು ಈಗಾಗಲೇ ಹೇಳಿದ್ದಾರೆ.

ವೊಡಾಫೋನ್ ಐಡಿಯಾ ಮತ್ತು ರಿಲಯನ್ಸ್ ಜಿಯೊ ಕಂಪನಿಗಳು ಕೂಡ ಸೇವಾ ಶುಲ್ಕ ಹೆಚ್ಚಿಸಬಹುದು ಎಂದು ಉದ್ಯಮದ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪ್ರೀಪೇಯ್ಡ್ ದರ (₹ ಗಳಲ್ಲಿ)

	ಹಾಲಿ ದರ	ಹೊಸ ದರ
ಧ್ವನಿ ಆಧರಿತ ಕರೆ ಯೋಜನೆ	79	99
ಅನಿಯಮಿತ ಕರೆ	149	179
	2,498	2,999
ಡೇಟಾ ಟಾಪ್‌ಅಪ್ಸ್	48	58
	98	118
	251	301

'ಎರಡನೆಯ ತ್ರೈಮಾಸಿಕ: ಜಿಡಿಪಿ ಶೇ 8.1 ಬೆಳವಣಿಗೆ'

ಮುಂಬೈ (ಪಿಟಿಐ): ಪ್ರಸಕ್ತ ಹಣಕಾಸು ವರ್ಷದ ಎರಡನೆಯ ತ್ರೈಮಾಸಿಕದಲ್ಲಿ ದೇಶದ ಒಟ್ಟು ಆಂತರಿಕ ಉತ್ಪಾದನೆಯ (ಜಿಡಿಪಿ) ಬೆಳವಣಿಗೆ ದರವು ಶೇಕಡ 8.1ರಷ್ಟು ಇರಲಿದೆ ಎಂದು ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ) ಅಂದಾಜಿಸಿದೆ. ಮಾರ್ಚ್ 31ಕ್ಕೆ ಕೊನೆಗೊಳ್ಳಲಿರುವ ಆರ್ಥಿಕ ವರ್ಷದಲ್ಲಿ ಜಿಡಿಪಿ ಬೆಳವಣಿಗೆಯು ಶೇ 9.3ರಿಂದ ಶೇ 9.6ರಷ್ಟು ಇರಲಿದೆ ಎಂದು ಅಂದಾಜು ಮಾಡಿದೆ.

ಜೂನ್ ತಿಂಗಳಿಗೆ ಕೊನೆಗೊಂಡ ಮೊದಲ ತ್ರೈಮಾಸಿಕದಲ್ಲಿ ದೇಶದ ಜಿಡಿಪಿಯು ಶೇ 20.1ರಷ್ಟು ಬೆಳವಣಿಗೆ ಕಂಡಿದೆ. 'ಸೆಪ್ಟೆಂಬರ್‌ಗೆ ಕೊನೆಗೊಂಡ ಎರಡನೆಯ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆ ಪ್ರಮಾಣವು ಶೇ 8.1ರಷ್ಟು ಆಗುವ ಅಂದಾಜು ಇದೆ' ಎಂದು ಎಸ್‌ಬಿಐ ಸಿದ್ಧಪಡಿಸಿರುವ ಎಕೊವ್ರ್ಯಾಪ್ ವರದಿಯು ಹೇಳಿದೆ.

ಎರಡನೆಯ ತ್ರೈಮಾಸಿಕದಲ್ಲಿ ಶೇ 8.1ರಷ್ಟು ಬೆಳವಣಿಗೆ ಕಂಡರೆ ಅದು ಬೇರೆ ಯಾವುದೇ ದೇಶದ ಎರಡನೆಯ ತ್ರೈಮಾಸಿಕದ ಬೆಳವಣಿಗೆ ದರಕ್ಕಿಂತ ಹೆಚ್ಚು ಎಂದು ವರದಿಯಲ್ಲಿ ಹೇಳಲಾಗಿದೆ.

ಖಾದ್ಯ ತೈಲ ಮುಂಬೈ (10 ಕೆಜಿಗೆ)

ಶೇಂಗಾ (ರಿಫೈನ್ಡ್)	₹1370 (1360)
ಸೋಯಾ (ರಿಫೈನ್ಡ್)	₹1248 (1245)
ಸೂರ್ಯಕಾಂತಿ (ರಿಫೈನ್ಡ್)	₹1310 (1310)
ಪಾಮೋಲಿನ್	₹1205 (1205)

ಕಾಫಿ ಮುದ್ರೆಮನೆ (50 ಕೆಜಿಗೆ)


ಎಪಿ	₹14400
ಎಸಿ	₹6125
ಆರ್‌ಪಿ	₹6200
ಆರ್‌ಸಿ	₹3640

ಗುಣಮಟ್ಟ ಇಲ್ಲದ ಪ್ರೆಷರ್ ಕುಕ್ಕರ್ ಮಾರಾಟ: ನೋಟಿಸ್

ನವದೆಹಲಿ (ಪಿಟಿಐ): ಭಾರತೀಯ ಗುಣಮಟ್ಟ ಮಂಡಳಿ (ಬಿಐಎಸ್) ನಿಯಮಗಳಿಗೆ ಅನುಗುಣವಾಗಿ ಇಲ್ಲದ ಪ್ರೆಷರ್ ಕುಕ್ಕರ್‌ಗಳನ್ನು ಮಾರಾಟಕ್ಕೆ ಇರಿಸಿದ್ದಕ್ಕಾಗಿ ಕೇಂದ್ರ ಗ್ರಾಹಕರ ಹಿತರಕ್ಷಣಾ ಪ್ರಾಧಿಕಾರವು (ಸಿಸಿಪಿಎ) ಅಮೆಜಾನ್, ಫ್ಲಿಪ್‌ಕಾರ್ಟ್, ಪೇಟಿಎಂ ಮಾಲ್ ಸೇರಿದಂತೆ ಇ-ವಾಣಿಜ್ಯ ವಲಯದ 5 ಕಂಪನಿಗಳಿಗೆ ನೋಟಿಸ್ ಜಾರಿಗೊಳಿಸಿದೆ.

ಸ್ನ್ಯಾಪ್‌ಡೀಲ್ ಮತ್ತು ಶಾಪ್‌ಕ್ಲೂಸ್ ಕಂಪನಿಗಳಿಗೆ ಹಾಗೂ ಕೆಲವು ಮಾರಾಟಗಾರರಿಗೆ ಕೂಡ ನೋಟಿಸ್ ಜಾರಿಯಾಗಿದೆ. ಈ ಕಂಪನಿಗಳು ಏಳು ದಿನಗಳ ಒಳಗೆ ಉತ್ತರ ನೀಡಬೇಕು ಎಂದು ಸೂಚಿಸಲಾಗಿದೆ. ಬಿಐಎಸ್ ಆದೇಶದ ಪ್ರಕಾರ, ಪ್ರೆಷರ್ ಕುಕ್ಕರ್‌ಗಳು ಭಾರತೀಯ ಗುಣಮಟ್ಟ ಮಾನದಂಡಕ್ಕೆ ಅನುಗುಣವಾಗಿ ಇರಬೇಕು. ಇಲ್ಲವಾದಲ್ಲಿ ಅವುಗಳನ್ನು ದೋಷಯುಕ್ತ ಉತ್ಪನ್ನಗಳು ಎಂದು ಪರಿಗಣಿಸಲು ಅವಕಾಶ ಇದೆ ಎಂದು ಪ್ರಕಟಣೆ ತಿಳಿಸಿದೆ.

ಷೇರುಪೇಟೆ ವಹಿವಾಟು 1171



ಎನ್‌ಎಸ್‌ಇ ನಿಫ್ಟಿ

ಹಿಂದಿನ ಅಂತ್ಯ	17,764
ಇಂದಿನ ಅಂತ್ಯ	17,416
▼	348
ದಿನದ ಕನಿಷ್ಠ	17,280

ವಿನಿಮಯ ದರ

$ ಡಾಲರ್	74.39
£ ಪೌಂಡ್	99.89
€ ಯುರೊ	83.92
¥ ಯೆನ್ (100ಕ್ಕೆ)	65

ಎನ್‌ಇಸಿಸಿ ಸೂಚಿಸಿರುವ ಮೊಟ್ಟೆ ಧಾರಣೆ

ಬೆಂಗಳೂರು	
100 ಮೊಟ್ಟೆಗೆ	₹450
12 ಮೊಟ್ಟೆಗೆ	₹60
ಮೈಸೂರು	
100 ಮೊಟ್ಟೆಗೆ	₹450

ಕೃಷಿ ಕಾಯ್ದೆ ಹಿಂಪಡೆವ ನಿರ್ಧಾರ, ಪೇಟಿಎಂ ಷೇರು ಕುಸಿತ ಪರಿಣಾಮ

ಕರಡಿ ಕುಣಿತಕ್ಕೆ ನಲುಗಿದ ಷೇರುಪೇಟೆ



ಮುಂಬೈ (ಪಿಟಿಐ): ಮುಂಬೈ ಷೇರುಪೇಟೆಯಲ್ಲಿ ಸೋಮವಾರ ಕರಡಿ ಕುಣಿತ ಜೋರಾಗಿತ್ತು. ಸೆನ್ಸೆಕ್ಸ್ 1,171 ಅಂಶಗಳ ಕುಸಿತ ಕಂಡು 58,465 ಅಂಶಗಳಿಗೆ ತಲುಪಿತು. ಏಳು ತಿಂಗಳ ಅವಧಿಯಲ್ಲಿ ಒಂದು ದಿನದ ವಹಿವಾಟಿನಲ್ಲಿ ಸೂಚ್ಯಂಕವು ಕಂಡಿರುವ ಗರಿಷ್ಠ ಕುಸಿತ ಇದು. ಈ ಕುಸಿತದ ಕಾರಣದಿಂದಾಗಿ ಸೆನ್ಸೆಕ್ಸ್ ಎರಡು ತಿಂಗಳ ಕನಿಷ್ಠ ಮಟ್ಟಕ್ಕೆ ತಲುಪಿದೆ.

ಮೂರು ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವ ನಿರ್ಧಾರ ಘೋಷಣೆ ಆದ ಬಳಿಕ ಕೇಂದ್ರ ಸರ್ಕಾರದ ಸುಧಾರಣಾ ಕ್ರಮಗಳ ಬಗ್ಗೆ ಹೂಡಿಕೆದಾರರಲ್ಲಿ ಆತಂಕ ಮೂಡಿದೆ. ಇದರ ಜೊತೆಗೆ ದೇಶದ ಅತಿದೊಡ್ಡ ಹಣಕಾಸು ತಂತ್ರಜ್ಞಾನ ಕಂಪನಿ 'ಪೇಟಿಎಂ'ನ ಷೇರು ಮೌಲ್ಯವು ಇಳಿಕೆ ಕಂಡಿರುವುದು ಷೇರುಪೇಟೆಯ ಮೇಲೆ ನಕಾರಾತ್ಮಕ ಪರಿಣಾಮ ಉಂಟುಮಾಡಿದೆ.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 348 ಅಂಶ ಇಳಿಕೆ ಕಂಡು 17,416 ಅಂಶಗಳಲ್ಲಿ ವಹಿವಾಟು ಅಂತ್ಯಗೊಳಿಸಿತು. ಸೆಪ್ಟೆಂಬರ್ 20ರ ನಂತರದ ಕನಿಷ್ಠ ಮಟ್ಟ ಇದಾಗಿದೆ. ಬಜಾಜ್ ಫೈನಾನ್ಸ್, ಬಜಾಜ್ ಫಿನ್‌ಸರ್ವ್, ರಿಲಯನ್ಸ್ ಇಂಡಸ್ಟ್ರೀಸ್, ಎನ್‌ಟಿಪಿಸಿ, ಟೈಟನ್ ಮತ್ತು ಎಸ್‌ಬಿಐ ಷೇರುಗಳು ಶೇ 5.74ರವರೆಗೂ ಇಳಿಕೆ ಕಂಡವು.

ಮುಖ್ಯಾಂಶಗಳು

- ಬಿಎಸ್‌ಇ ಮಿಡ್ ಮತ್ತು ಸ್ಮಾಲ್ ಕ್ಯಾಪ್ ಸೂಚ್ಯಂಕ ಶೇ 2.96ರವರೆಗೆ ಇಳಿಕೆ
- ಅಮೆರಿಕದ ಡಾಲರ್ ಎದುರು 9 ಪೈಸೆ ಇಳಿಕೆ ಕಂಡ ರೂಪಾಯಿ ಮೌಲ್ಯ
- ಬ್ರೆಂಟ್ ಕಚ್ಚಾ ತೈಲ ದರ ಶೇ 0.35ರಷ್ಟು ಇಳಿಕೆ

ಕರಗಿತು ₹ 8.21 ಲಕ್ಷ ಕೋಟಿ

ನವದೆಹಲಿ (ಪಿಟಿಐ): ಷೇರುಪೇಟೆಯಲ್ಲಿ ನಡೆದ ನಕಾರಾತ್ಮಕ ವಹಿವಾಟಿನ ಪರಿಣಾಮದಿಂದಾಗಿ ದಿನದ ವಹಿವಾಟಿನಲ್ಲಿ ಹೂಡಿಕೆದಾರರ ಸಂಪತ್ತು ಮೌಲ್ಯವು ₹ 8.21 ಲಕ್ಷ ಕೋಟಿಗಳಷ್ಟು ಕರಗಿತು.

ಇದರಿಂದ ಷೇರುಪೇಟೆಯ ಒಟ್ಟಾರೆ ಬಂಡವಾಳ ಮೌಲ್ಯವು ₹ 260.98 ಲಕ್ಷ ಕೋಟಿಗಳಿಗೆ ಇಳಿಕೆ ಕಂಡಿದೆ.

ರಿಲಯನ್ಸ್ ಇಂಡಸ್ಟ್ರೀಸ್ ಷೇರು ಮೌಲ್ಯವು ಶೇ 4ರಷ್ಟು ಇಳಿಕೆ ಕಂಡಿದೆ. ಕಂಪನಿಯು ತನ್ನ ತೈಲ ಸಂಸ್ಕರಣೆ ಮತ್ತು ಪೆಟ್ರೊಕೆಮಿಕಲ್ ವಹಿವಾಟಿನ ಶೇ 20ರಷ್ಟು ಷೇರುಗಳನ್ನು ಸೌದಿ ಆರಾಮ್ಕೊ ಕಂಪನಿಗೆ ಮಾರಾಟ ಮಾಡುವ ಪ್ರಸ್ತಾವ ಕೈಬಿಟ್ಟಿರುವುದು ಷೇರುಗಳ ಮೌಲ್ಯ ಇಳಿಕೆಗೆ ಕಾರಣವಾಯಿತು ಎಂದು ತಜ್ಞರು ಹೇಳಿದ್ದಾರೆ. ಇದರ ಪರಿಣಾಮವಾಗಿ ಕಂಪನಿಯ ಮಾರುಕಟ್ಟೆ ಬಂಡವಾಳ ಮೌಲ್ಯ ₹ 69,364 ಕೋಟಿಗಳಷ್ಟು ಕರಗಿ, ಒಟ್ಟಾರೆ ಬಂಡವಾಳ ಮೌಲ್ಯವು ₹ 14.99 ಲಕ್ಷ ಕೋಟಿಗೆ ತಲುಪಿದೆ.

ದೇಶದ ಅತಿದೊಡ್ಡ, ಹೊಸ ಪೀಳಿಗೆಯ ಫಿನ್‌ಟೆಕ್ ಕಂಪನಿ ಪೇಟಿಎಂನ ಷೇರುಪೇಟೆಯ ವಹಿವಾಟು ಮಂದಗತಿಯಲ್ಲಿ ಆರಂಭ ಆಗಿರುವುದು ಹಾಗೂ ಷೇರು ಮೌಲ್ಯ ಇಳಿಕೆ ಕಾಣುತ್ತಿರುವುದು ದೇಶಿ ಷೇರುಪೇಟೆ ಮೇಲೆ ತೀವ್ರ ಒತ್ತಡ ಉಂಟುಮಾಡುತ್ತಿದೆ. ಇದು ಸಣ್ಣ ಹೂಡಿಕೆದಾರರಿಂದ ಷೇರುಪೇಟೆಗೆ ಬರುವ ಬಂಡವಾಳ ಒಳಹರಿವಿನ ಮೇಲೆ ಪರಿಣಾಮ ಉಂಟುಮಾಡಲಿದೆ ಎಂದು ಜಿಯೋಜಿತ್ ಫೈನಾನ್ಶಿಯಲ್ ಸರ್ವಿಸಸ್‌ನ ಸಂಶೋಧನಾ ಮುಖ್ಯಸ್ಥ ವಿನೋದ್ ನಾಯರ್ ಹೇಳಿದ್ದಾರೆ.

ಪೇಟಿಎಂ ಷೇರು ಮೌಲ್ಯ ಇಳಿಕೆ: ಪೇಟಿಎಂ ಷೇರು ಮೌಲ್ಯವು ಬಿಎಸ್‌ಇನಲ್ಲಿ ಶೇ 13ರವರೆಗೆ ಇಳಿಕೆ ಕಂಡು ಪ್ರತಿ ಷೇರಿನ ಬೆಲೆ ₹ 1,360.30ಕ್ಕೆ ತಲುಪಿತು.

ಪಿಎಂಸಿ ಬ್ಯಾಂಕ್: ಆರ್‌ಬಿಐ ಕರಡು ಪ್ರಕಟ

ಮುಂಬೈ (ಪಿಟಿಐ): ಪಂಜಾಬ್ ಆ್ಯಂಡ್ ಮಹಾರಾಷ್ಟ್ರ ಸಹಕಾರ ಬ್ಯಾಂಕ್‌ಗೆ (ಪಿಎಂಸಿ ಬ್ಯಾಂಕ್) ಹೊಸಜೀವ ನೀಡುವ ದಿಸೆಯಲ್ಲಿ ಮುಂದಡಿ ಇರಿಸಿರುವ ಆರ್‌ಬಿಐ, ಅದನ್ನು ಯುನಿಟಿ ಸ್ಮಾಲ್ ಫೈನಾನ್ಸ್ ಬ್ಯಾಂಕ್ (ಯುಎಸ್‌ಎಫ್‌ಬಿ) ಸ್ವಾಧೀನಕ್ಕೆ ತೆಗೆದುಕೊಳ್ಳಲು ಅಗತ್ಯವಿರುವ ಕರಡು ನಿಯಮಗಳನ್ನು ಸಿದ್ಧಪಡಿಸಿದೆ.

ಈ ಕರಡು ನಿಯಮಗಳ ಅನ್ವಯ, ಪಿಎಂಸಿ ಬ್ಯಾಂಕ್‌ನ ಆಸ್ತಿ ಹಾಗೂ ಹೊಣೆಗಾರಿಕೆಗಳನ್ನು ವಹಿಸಿಕೊಳ್ಳಲು ದೆಹಲಿ ಮೂಲದ ಯುಎಸ್‌ಎಫ್‌ಬಿಗೆ ಅವಕಾಶ ಸಿಗುತ್ತದೆ. ಪಿಎಂಸಿ ಬ್ಯಾಂಕ್‌ನಲ್ಲಿನ ಠೇವಣಿಗಳನ್ನೂ ಯುಎಸ್‌ಎಫ್‌ಬಿ ವಹಿಸಿಕೊಳ್ಳಲಿದೆ. ಇದರಿಂದಾಗಿ ಪಿಎಂಸಿ ಬ್ಯಾಂಕ್‌ನಲ್ಲಿ ಹಣ ಠೇವಣಿ ಇರಿಸಿದ್ದವರಿಗೆ ಹೆಚ್ಚಿನ ಮಟ್ಟದ ಸುರಕ್ಷತೆ ಲಭಿಸಲಿದೆ ಎಂದು ಆರ್‌ಬಿಐ ಹೇಳಿದೆ.

ಪಿಎಂಸಿ ಬ್ಯಾಂಕ್‌ನ ಸಣ್ಣ ಠೇವಣಿದಾರರಿಗೆ, ಆ ಬ್ಯಾಂಕ್ ಯುಎಸ್‌ಎಫ್‌ಬಿ ತೆಕ್ಕೆಗೆ ಸೇರಿದ ನಂತರ ಅಲ್ಲಿ ಹಣ ಇರಿಸಲು ಮನಸ್ಸಿಲ್ಲದಿದ್ದರೆ ಹಣವನ್ನು ಹಂತ ಹಂತವಾಗಿ ಹಿಂದಕ್ಕೆ ಪಡೆದುಕೊಳ್ಳಬಹುದು. ಆರಂಭದಲ್ಲಿ, ಠೇವಣಿ ವಿಮೆ ಮತ್ತು ಸಾಲ ಖಾತರಿ ನಿಗಮದ ಕಡೆಯಿಂದ ಸಿಗುವ ₹ 5 ಲಕ್ಷದವರೆಗಿನ ಮೊತ್ತವನ್ನು ಠೇವಣಿದಾರರಿಗೆ ನೀಡಲಾಗುತ್ತದೆ. ಅದಾದ ಎರಡು ವರ್ಷಗಳ ನಂತರದಲ್ಲಿ ₹ 50 ಸಾವಿರ, ಮೂರು ವರ್ಷಗಳ ನಂತರ ₹ 1 ಲಕ್ಷ, ನಾಲ್ಕು ವರ್ಷಗಳ ನಂತರ ₹ 3 ಲಕ್ಷ, ಐದು ವರ್ಷಗಳ ನಂತರ ₹ 5.5 ಲಕ್ಷವನ್ನು ಹಿಂದಕ್ಕೆ ಪಡೆಯಬಹುದು. 10 ವರ್ಷಗಳು ಪೂರ್ಣಗೊಂಡ ನಂತರ ಅವರು ತಮ್ಮ ಅಷ್ಟೂ ಠೇವಣಿಯನ್ನು ಹಿಂದಕ್ಕೆ ಪಡೆಯಬಹುದು ಎಂದು ಸೋಮವಾರ ಪ್ರಕಟಿಸಲಾಗಿರುವ ಕರಡು ನಿಯಮಗಳಲ್ಲಿ ಹೇಳಲಾಗಿದೆ.

ಕರಡು ನಿಯಮಗಳಿಗೆ ಸಲಹೆಗಳನ್ನು, ವಿರೋಧವನ್ನು ಡಿಸೆಂಬರ್ 10ಕ್ಕೆ ಮೊದಲು ಆರ್‌ಬಿಐಗೆ ಸಲ್ಲಿಸಬೇಕು. ಇದಾದ ನಂತರ ಆರ್‌ಬಿಐ ಅಂತಿಮ ತೀರ್ಮಾನ ಕೈಗೊಳ್ಳಲಿದೆ.

ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಟೂರ್ನಿ: ಕರ್ನಾಟಕ ತಂಡಕ್ಕೆ ಸೋಲು

ತಮಿಳುನಾಡಿಗೆ ಚಾಂಪಿಯನ್ ಪಟ್ಟ

ದೆಹಲಿ (ಪಿಟಿಐ): ಕೊನೆಯ ವರೆಗೂ ಕುತೂಹಲ ಉಳಿಸಿಕೊಂಡ ಪಂದ್ಯದಲ್ಲಿ ರೋಚಕ ಜಯ ಸಾಧಿಸಿದ ತಮಿಳುನಾಡು ತಂಡ ಸತತ ಎರಡನೇ ಬಾರಿ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಟ್ವೆಂಟಿ20 ಕ್ರಿಕೆಟ್ ಟೂರ್ನಿಯ ಪ್ರಶಸ್ತಿ ಗೆದ್ದುಕೊಂಡಿತು.

ಸತತ ಮೂರನೇ ಬಾರಿ ಫೈನಲ್ ಪ್ರವೇಶಿಸಿ ದಾಖಲೆ ನಿರ್ಮಿಸಿದ್ದ ತಮಿಳುನಾಡು ಸೋಮವಾರ ನಡೆದ ಅಂತಿಮ ಹಣಾಹಣಿಯಲ್ಲಿ ಕರ್ನಾಟಕ ತಂಡವನ್ನು ನಾಲ್ಕು ವಿಕೆಟ್‌ಗಳಿಂದ ಮಣಿಸಿತು. ಈ ಮೂಲಕ ಮೂರನೇ ಪ್ರಶಸ್ತಿ ಗೆದ್ದುಕೊಂಡಿತು. ಕೊನೆಯ ಎಸೆತದಲ್ಲಿ ಸಿಕ್ಸರ್ ಸಿಡಿಸುವ ಮೂಲಕ ಶಾರೂಖ್ ಖಾನ್ ಅವರು ಮನೀಷ್ ಪಾಂಡೆ ಬಳಗದಿಂದ ಜಯ ಕಸಿದುಕೊಂಡರು.

ಸ್ಪಿನ್ನರ್‌ಗಳ ಎದುರು ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ಕರ್ನಾಟಕ ಏಳು ವಿಕೆಟ್ ಕಳೆದುಕೊಂಡು 151 ರನ್ ಗಳಿಸಿತು. ಗುರಿ ಬೆನ್ನತ್ತಿದ ತಮಿಳುನಾಡು ಪರ ಆರಂಭಿಕ ಜೋಡಿ ಹರಿ ನಿಶಾಂತ್ ಮತ್ತು ನಾರಾಯಣ್ ಜಗದೀಶನ್ ಉತ್ತಮ ಆಟವಾಡಿದರು. ಆದರೆ ಮಧ್ಯಮ ಕ್ರಮಾಂಕದ ಕುಸಿತದಿಂದಾಗಿ ತಂಡ ಒತ್ತಡಕ್ಕೆ ಒಳಗಾಯಿತು.

> **ಟೂರ್ನಿಯ ಉದ್ದಕ್ಕೂ ಆಟಗಾರರು ಉತ್ತಮ ಕಾಣಿಕೆ ನೀಡಿದ್ದಾರೆ. ಸೋಲು ಬೇಸರ ತಂದಿದೆ. ಅಗ್ರ ಕ್ರಮಾಂಕದ ಬ್ಯಾಟರ್‌ಗಳಿಂದ ಇನ್ನಷ್ಟು ರನ್ ಬರಬೇಕಾಗಿತ್ತು.**
> **ಮನೀಷ್ ಪಾಂಡೆ**
> ಕರ್ನಾಟಕ ತಂಡದ ನಾಯಕ

> **ಇನಿಂಗ್ಸ್‌ನ ಮಧ್ಯದಲ್ಲಿ ಕರ್ನಾಟಕ ಚೆನ್ನಾಗಿ ಬೌಲಿಂಗ್ ಮಾಡಿತು. ಆದರೂ ಶಾರೂಖ್ ಖಾನ್ ದಿಟ್ಟವಾಗಿ ಆಡಿ ತಂಡಕ್ಕೆ ಗೆಲುವು ತಂದುಕೊಟ್ಟರು.**
> **ವಿಜಯ್ ಶಂಕರ್**
> ತಮಿಳುನಾಡು ನಾಯಕ

ವಿಜಯ್ ಶಂಕರ್, ನಾರಾಯಣ್ ಜಗದೀಶನ್ ಮತ್ತು ಸಂಜಯ್ ಯಾದವ್ ಅವರ ವಿಕೆಟ್‌ಗಳು ಉರುಳಿದಾಗ ತಂಡಕ್ಕೆ 17 ಎಸೆತಗಳಲ್ಲಿ 36 ರನ್ ಬೇಕಾಗಿತ್ತು. ಈ ಸಂದರ್ಭದಲ್ಲಿ ಮೊಹಮ್ಮದ್ ಅವರ ನೆರವಿನೊಂದಿಗೆ ಶಾರೂಖ್ ಖಾನ್ ದಿಟ್ಟ ಆಟ ಆಡಿದರು. ಏಳು ಎಸೆತ ಬಾಕಿ ಇರುವಾಗ ಮೊಹಮ್ಮದ್ ಕೂಡ ಔಟಾದರು. ಆದರೆ ಶಾರೂಖ್ ಖಾನ್ ಎದೆಗುಂದದಲಿಲ್ಲ. ಕೊನೆಯ ಪ್ರತೀಕ್ ಜೈನ್ ಹಾಕಿದ ಕೊನೆಯ ಓವರ್‌ನಲ್ಲಿ ಗೆಲುವಿಗೆ 16 ರನ್ ಬೇಕಾಗಿತ್ತು. ಅಂತಿಮ ಎಸೆತದಲ್ಲಿ ಐದು ರನ್ ಬೇಕಾಗಿದ್ದಾಗ ಸ್ಕ್ವೇರ್ ಲೆಗ್ ಮೇಲಿಂದ ಸಿಕ್ಸರ್ ಸಿಡಿಸಿದ ಶಾರೂಖ್ ಸಂಭ್ರಮಿಸಿದರು. 2019ರ ಫೈನಲ್‌ನಲ್ಲಿ ಕರ್ನಾಟಕ ವಿರುದ್ಧ ತಮಿಳುನಾಡು 1 ರನ್‌ನಿಂದ ಸೋತಿತ್ತು.

ಟಾಸ್ ಗೆದ್ದ ತಮಿಳುನಾಡು ನಾಯಕ ವಿಜಯ್ ಶಂಕರ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದರು. ಆರಂಭದಲ್ಲೇ ವಿಕೆಟ್‌ಗಳನ್ನು ಕಳೆದುಕೊಂಡ ಕರ್ನಾಟಕಕ್ಕೆ ಅಭಿನವ್ ಮನೋಹರ್ ಮತ್ತು ಪ್ರವೀಣ್ ದುಬೆ ಆಸರೆಯಾದರು. 19ನೇ ಓವರ್‌ನಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ದುಬೆ ತಂಡದ ಮೊತ್ತ 150 ದಾಟಲು ನೆರವಾದರು.


ಪ್ರಶಸ್ತಿಯೊಂದಿಗೆ ತಮಿಳುನಾಡು ತಂಡದ ಸಂಭ್ರಮ

ಸ್ಕೋರ್ ಕಾರ್ಡ್

ಕರ್ನಾಟಕ 7ಕ್ಕೆ 151 (20 ಓವರ್)
ರೋಹನ್ ಬಿ ಕಿಶೋರ್ 0 (2 ಎ), ಮನೀಷ್ ಬಿ ಕಿಶೋರ್ 13 (15 ಎ, 4x2), ಕರುಣ್ ಬಿ ಸಂಜಯ್ 18 (14 ಎ, 4x2), ಶರತ್ ಸಿ ಸುದರ್ಶನ್ ಬಿ ಕಿಶೋರ್ 16 (20 ಎ, 4x1), ಮನೋಹರ್ ಸಿ ಮೊಹಮ್ಮದ್ ಬಿ ಸಂದೀಪ್ 46 (37 ಎ, 4x4, 6x2), ದುಬೆ ಸಿ ಸಿದ್ಧಾರ್ಥ್ (ಬದಲಿ) ಬಿ ನಟರಾಜನ್ 33 (25 ಎ, 4x3, 6x1), ಸುಚಿತ್ ರನೌಟ್ (ಮೊಹಮ್ಮದ್/ನಟರಾಜನ್) 18 (7 ಎ, 4x1, 6x1), ಎಂ.ಬಿ.ದರ್ಶನ್ ಔಟಾಗದೆ 0 (0 ಎ)
ಇತರೆ (ಲೆಗ್ ಬೈ 1, ವೈಡ್ 6) 7
ವಿಕೆಟ್ ಪತನ: 1-9 (ರೋಹನ್ ಕದಂ, 1.1), 2-32 (ಕರುಣ್ ನಾಯರ್, 4.6), 3-32 (ಮನೀಷ್ ಪಾಂಡೆ, 5.1), 4-87 (ಬಿ.ಆರ್.ಶರತ್, 13.2), 5-108 (ಅಭಿನವ್ ಮನೋಹರ್, 16.4), 6-149 (ಪ್ರವೀಣ್ ದುಬೆ, 19.5), 7-151 (ಜಗದೀಶ್ ಸುಚಿತ್, 19.6)
ಬೌಲಿಂಗ್: ಸಂದೀಪ್ ವಾರಿಯರ್ 4-0-34-1, ರವಿ ಶ್ರೀನಿವಾಸನ್ ಸಾಯಿ ಕಿಶೋರ್ 4-0-12-3, ಸಂಜಯ್ ಯಾದವ್ 4-0-32-1, ಮುರುಗನ್ ಅಶ್ವಿನ್ 4-0-28-0, ಟಿ.ನಟರಾಜನ್ 4-0-44-1

ತಮಿಳುನಾಡು 6ಕ್ಕೆ 153 (20 ಓವರ್)
ನಿಶಾಂತ್ ರನೌಟ್ (ಪಾಟೀಲ್/ಶರತ್) 23 (12 ಎ, 4x1, 6x2), ಜಗದೀಶನ್ ಸಿ ಸುಚಿತ್ ಬಿ ಕಾರ್ಯಪ್ಪ 41 (46ಎ, 4x2, 6x1), ಸುದರ್ಶನ್ ಎಲ್‌ಬಿಡಬ್ಲ್ಯು ಬಿ ಕರುಣ್ 9 (12 ಎ), ವಿಜಯಶಂಕರ್ ಸಿ ಸುಚಿತ್ ಬಿ ಕಾರ್ಯಪ್ಪ 18 (22 ಎ), ಯಾದವ್ ಸಿ ಮನೋಹರ್ ಬಿ ಪ್ರತೀಕ್ 5 (5 ಎ, 4x1), ಶಾರೂಖ್ ಔಟಾಗದೆ 33 (15 ಎ, 4x1, 6x3), ಮೊಹಮ್ಮದ್ ಸಿ ಪಾಂಡೆ ಬಿ ಪಾಟೀಲ್ 5 (5 ಎ), ಕಿಶೋರ್ ಔಟಾಗದೆ 6 (3 ಎ, 4x1))
ಇತರೆ (ಬೈ 4, ಲೆಗ್ ಬೈ 2, ವೈಡ್ 7) 13
ವಿಕೆಟ್ ಪತನ: 1-29 (ಹರಿ ನಿಶಾಂತ್, 3.5), 2-51 (ಸಾಯಿ ಸುದರ್ಶನ್, 7.4), 3-95 (ವಿಜಯ್ ಶಂಕರ್, 15.1), 4-95 (ನಾರಾಯಣ್ ಜಗದೀಶನ್, 15.2), 5-116 (ಸಂಜಯ್ ಯಾದವ್, 17.1), 6-130 (ಎಂ.ಮೊಹಮ್ಮದ್, 18.5)
ಬೌಲಿಂಗ್: ಜಗದೀಶ್ ಸುಚಿತ್ 4-0-33-0, ಕೆ.ಸಿ.ಕಾರ್ಯಪ್ಪ 4-0-23-2, ಪ್ರತೀಕ್ ಜೈನ್ 4-0-34-1, ವಿದ್ಯಾಧರ್ ಪಾಟೀಲ್ 3-0-21-1, ಎಂ.ಬಿ.ದರ್ಶನ್ 3-0-30-0, ಕರುಣ್ ನಾಯ ೯1-0-2-1, ಪ್ರವೀಣ್ ದುಬೆ 1-0-4-0

ಫಲಿತಾಂಶ: ತಮಿಳುನಾಡಿಗೆ 4 ವಿಕೆಟ್‌ಗಳ ಜಯ; ಪ್ರಶಸ್ತಿ

ಪೇನ್ ಪತ್ನಿ ಬೇಸರ

ಮೆಲ್ಬರ್ನ್ (ಪಿಟಿಐ): ಲೈಂಗಿಕ ಭಾವನೆ ಕೆರಳಿಸುವ ಸಂದೇಶ ಕಳುಹಿಸಿದ ಆರೋಪದ ಹಿನ್ನೆಲೆಯಲ್ಲಿ ಪತಿಯನ್ನು ತಾವು ಕ್ಷಮಿಸಿದ್ದರೂ ಸಮಾಜ ಇನ್ನೂ ಆ ವಿಷಯವನ್ನು ವಿಸ್ತರಿಸುತ್ತ ಸಾಗಿರುವುದು ಬೇಸರ ತಂದಿದೆ ಎಂದು ಆಸ್ಟ್ರೇಲಿಯಾ ಟೆಸ್ಟ್ ಕ್ರಿಕೆಟ್ ತಂಡದ ಮಾಜಿ ನಾಯಕ ಟಿಮ್ ಪೇನ್ ಪತ್ನಿ ಬೋನಿ ಮ್ಯಾಗ್ಸ್ ಹೇಳಿದ್ದಾರೆ.

2017ರಲ್ಲಿ ತಂಡದ ಸಹ ಸಿಬ್ಬಂದಿ ಮಹಿಳೆಯೊಬ್ಬರಿಗೆ ಸಂದೇಶ ಕಳುಹಿಸಿದ ಪ್ರಕರಣ ಈಚೆಗೆ ಚರ್ಚೆಗೆ ಗ್ರಾಸವಾಗಿದೆ. ಈ ಹಿನ್ನೆಲೆಯಲ್ಲಿ ಪೇನ್ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು. ಈ ವಿಷಯದ ಕುರಿತು ಮಾತನಾಡಿದ ಬೋನಿ ತಾವು ಪತಿಯನ್ನು ಅಂದೇ ಕ್ಷಮಿಸಿರುವುದಾಗಿ ಹೇಳಿದರು.

2016ರಲ್ಲಿ ಪೇನ್ ಮತ್ತು ಬೋನಿ ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ‘ಲೈಂಗಿಕ ಸಂದೇಶ ಮತ್ತು ಅನಂತರ ಉಂಟಾದ ವಿವಾದವನ್ನು ಕುಟುಂಬದ ವ್ಯಾಪ್ತಿಯಲ್ಲಿ ಮರೆತಿದ್ದು ಜೀವನ ಸುಗಮವಾಗಿ ಮುಂದೆ ಸಾಗುತ್ತಿದೆ. ಆದರೆ ಸಮಾಜ ಇನ್ನೂ ಅದೇ ವಿಷಯದ ಸುತ್ತ ಗಿರಕಿ ಹೊಡೆಯುತ್ತಿದೆ. ಇದು ಅತ್ಯಂತ ವಿಷಾದದ ಸಂಗತಿ‘ ಎಂದು ಬೋನಿ ಹೇಳಿದರು.

‘ಹಲವು ದಿನ ಖಿನ್ನಳಾಗಿದ್ದೆ. ಆ ನಂತರ ಇಬ್ಬರೂ ಕುಳಿತು ಮಾತನಾಡಿದೆವು. ಅಂದಿನಿಂದ ನಾನು ನಿರಾಳವಾಗಿದ್ದೇನೆ ದರು.

ಫಾಲೊ ಆನ್ ಆತಂಕದಲ್ಲಿ ವೆಸ್ಟ್ ಇಂಡೀಸ್ ತಂಡ

ಗಾಲ್, ಶ್ರೀಲಂಕಾ: ಉತ್ತಮ ಆರಂಭ ಕಂಡರೂ ನಂತರ ವೈಫಲ್ಯ ಅನುಭವಿಸಿದ ವೆಸ್ಟ್ ಇಂಡೀಸ್ ತಂಡ ಶ್ರೀಲಂಕಾ ಎದುರಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಫಾಲೊ ಆನ್ ಭೀತಿಯಲ್ಲಿದೆ. ಆತಿಥೇಯರು ಮೊದಲ ಇನಿಂಗ್ಸ್‌ನಲ್ಲಿ ಗಳಿಸಿರುವ 386 ರನ್‌ಗಳಿಗೆ ಉತ್ತರಿಸಿದ ಪ್ರವಾಸಿ ತಂಡ ಎರಡನೇ ದಿನವಾದ ಸೋಮವಾರ ಆಟದ ಮುಕ್ತಾಯಕ್ಕೆ 6 ವಿಕೆಟ್ ಕಳೆದುಕೊಂಡು 113 ರನ್ ಗಳಿಸಿದೆ.

ಕ್ರೆಗ್ ಬ್ರಾಥ್‌ವೇಟ್ (41; 115 ಎಸೆತ, 7 ಬೌಂಡರಿ) ಮತ್ತು ಜರ್ಮೈನ್ ಬ್ಲ್ಯಾಕ್‌ವುಡ್ ಮೊದಲ ವಿಕೆಟ್‌ಗೆ 46 ರನ್ ಸೇರಿಸಿ ಭರವಸೆ ಮೂಡಿಸಿದ್ದರು. ಜರ್ಮೈನ್ ವಿಕೆಟ್ ಉರುಳಿದ ನಂತರ ತಂಡ ಪತನದತ್ತ ಸಾಗಿತು. 100 ರನ್ ಗಳಿಸಿದ್ದಾಗ ಆರನೇ ವಿಕೆಟ್ ಕಳೆದುಕೊಂಡ ತಂಡಕ್ಕೆ ಕೈಲ್ ಮೇಯರ್ಸ್ ಮತ್ತು ಜೇಸನ್ ಹೋಲ್ಡರ್ ಆಸರೆಯಾಗಿದ್ದಾರೆ.

ಸಂಕ್ಷಿಪ್ತ ಸ್ಕೋರು: ಶ್ರೀಲಂಕಾ-,ಮೊದಲ ಇನಿಂಗ್ಸ್: (ಭಾನುವಾರ 88 ಓವರ್‌ಗಳಲ್ಲಿ 3ಕ್ಕೆ 267) 133.5 ಓವರ್‌ಗಳಲ್ಲಿ 386 (ದಿಮುತ್ ಕರುಣರತ್ನೆ 147, ಧನಂಜಯ ಡಿ ಸಿಲ್ವಾ 61, ದಿನೇಶ್ ಚಾಂಡಿಮಲ್ 45; ಶಾನನ್ ಗ್ಯಾಬ್ರಿಯಲ್ 69ಕ್ಕೆ2, ಜೊಮೆಲ್ ವಾರಿಕನ್ 87ಕ್ಕೆ3, ರಾಸ್ಟನ್ ಚೇಸ್ 83ಕ್ಕೆ5). **ವೆಸ್ಟ್ ಇಂಡೀಸ್, ಮೊದಲ ಇನಿಂಗ್ಸ್:** 42 ಓವರ್‌ಗಳಲ್ಲಿ 6ಕ್ಕೆ 113 (ಕ್ರೆಗ್ ಬ್ರಾಥ್‌ವೇಟ್ 41, ಜೆರೆಮಿ ಬ್ಲ್ಯಾಕ್‌ವುಡ್ 20, ಕೈಲ್ ಮೇಯರ್ಸ್ ಬ್ಯಾಟಿಂಗ್ 22, ಜೇಸನ್ ಹೋಲ್ಡರ್ ಬ್ಯಾಟಿಂಗ್ 1; ಲಸಿತ್ ಎಂಬುಲ್ದೇನಿಯ 39ಕ್ಕೆ1, ಪ್ರವೀಣ್ ಜಯವಿಕ್ರಮ 25ಕ್ಕೆ2, ರಮೇಶ್ ಮೆಂಡಿಸ್ 23ಕ್ಕೆ3).

ಐಒಸಿ ಅಧ್ಯಕ್ಷರೊಂದಿಗೆ ಪೆಂಗ್ ಶುಯಿ ಮಾತುಕತೆ

ಬೀಜಿಂಗ್: ಮೂರು ವಾರಗಳಿಂದ ನಾಪತ್ತೆಯಾಗಿದ್ದ ಚೀನಾ ಟೆನಿಸ್ ಆಟಗಾರ್ತಿ ಪೆಂಗ್ ಶುಯಿ ಅವರು ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಅಧ್ಯಕ್ಷ ಥಾಮಸ್ ಬಾಕ್ ಜೊತೆ ವಿಡಿಯೊ ಕರೆ ಮೂಲಕ ಮಾತನಾಡಿದ್ದಾರೆ.

ಈ ಬೆಳವಣಿಗೆಯ ಮೂಲಕ ಒಲಿಂಪಿಕ್ ಸಮಿತಿ ಮತ್ತು ಚೀನಾ ಸರ್ಕಾರವು ಪೆಂಗ್ ಪ್ರಕರಣವನ್ನು ಕೊನೆಗೊಳಿಸಲು ನಿರ್ಧರಿಸಿದೆ. ಕಮ್ಯುನಿಸ್ಟ್ ಪಕ್ಷದ ನಾಯಕ ಜಾಂಗ್ ಗವೊಲಿ ಅವರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ನಂತರ ನವೆಂಬರ್ ಎರಡರಂದು ಪೆಂಗ್ ನಾಪತ್ತೆಯಾಗಿದ್ದರು.

ನಾಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಡಬ್ಲ್ಯುಟಿಎ ಕೆಲವು ದಿನಗಳಿಂದ ಆಗ್ರಹಿಸುತ್ತಿದೆ. ವಿಡಿಯೊ ಬಿಡುಗಡೆಯಾದ ನಂತರವೂ ಅದು ತನ್ನ ಆಗ್ರಹವನ್ನು ಮುಂದುವರಿಸಿದೆ.

ಮಧ್ಯಮ ಕ್ರಮಾಂಕಕ್ಕೆ ಗಿಲ್?

ಕಾನ್ಪುರ (ಪಿಟಿಐ): ನ್ಯೂಜಿಲೆಂಡ್ ಎದುರಿನ ಟೆಸ್ಟ್ ಸರಣಿಯಲ್ಲಿ ಅನುಭವಿ ಬ್ಯಾಟರ್ ಶುಭಮನ್ ಗಿಲ್ ಅವರನ್ನು ಮಧ್ಯಮ ಕ್ರಮಾಂಕದಲ್ಲಿ ಕಣಕ್ಕೆ ಇಳಿಸಲು ಭಾರತ ಕ್ರಿಕೆಟ್ ತಂಡದ ಆಡಳಿತ ಮುಂದಾಗುವ ಸಾಧ್ಯತೆ ಇದೆ.

ಎರಡು ಪಂದ್ಯಗಳ ಸರಣಿಯ ಮೊದಲ ಪಂದ್ಯ ಇದೇ 25ರಿಂದ ಕಾನ್ಪುರದಲ್ಲಿ ನಡೆಯಲಿದೆ. ಡಿಸೆಂಬರ್ ಮೂರರಿಂದ ಮುಂಬೈನಲ್ಲಿ ಎರಡನೇ ಪಂದ್ಯ ನಡೆಯಲಿದೆ. ಪ್ರಮುಖ ಆಟಗಾರರ ಅನುಪಸ್ಥಿತಿ ಕಾಡಿದಾಗ ಆಕ್ರಮಣಕಾರಿ ಬ್ಯಾಟಿಂಗ್ ಮಾಡಲು ಶುಭಮನ್ ಗಿಲ್ ಅವರನ್ನು ಸಜ್ಜುಗೊಳಿಸುವ ರಣತಂತ್ರದ ಭಾಗವಾಗಿ ಗಿಲ್ ಅವರನ್ನು ಮಧ್ಯಮ ಕ್ರಮಾಂಕದಲ್ಲಿ ಆಡಿಸಲು ಸಿದ್ಧತೆ ನಡೆದಿದೆ.

ವಿರಾಮ ಬಯಸಿರುವ ನಾಯಕ ವಿರಾಟ್ ಕೊಹ್ಲಿ ಅವರ ಅನುಪಸ್ಥಿತಿಯಲ್ಲಿ ಮೊದಲ ಪಂದ್ಯದಲ್ಲಿ ಅಜಿಂಕ್ಯ ರಹಾನೆ ಅವರು ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ರೋಹಿತ್ ಶರ್ಮಾ ಅವರು ಎರಡೂ ಪಂದ್ಯಗಳಲ್ಲಿ ಆಡುತ್ತಿಲ್ಲ. ಹೀಗಾಗಿ ಮಧ್ಯಮ ಕ್ರಮಾಂಕದಲ್ಲಿ ಆಡಲು ಶುಭಮನ್ ಒಪ್ಪಿದ್ದಾರೆ ಎನ್ನಲಾಗಿದೆ. ಕೊಹ್ಲಿ ಮತ್ತು ರೋಹಿತ್ ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ತಂಡವನ್ನು ಸೇರಿಕೊಳ್ಳಲಿದ್ದಾರೆ.


ಶುಭಮನ್ ಗಿಲ್ –ಪಿಟಿಐ ಚಿತ್ರ

ಕೆ.ಎಲ್.ರಾಹುಲ್ ಅವರು ಅಗ್ರಸ್ಥಾನದಲ್ಲೇ ಮುಂದುವರಿಯಲಿದ್ದು ಅವರೊಂದಿಗೆ ಮಯಂಕ್ ಅಗರವಾಲ್ ಇನಿಂಗ್ಸ್ ಆರಂಭಿಸಲಿದ್ದಾರೆ.

ಶುಭಮನ್ ಗಿಲ್ ಅವರನ್ನು ಮಧ್ಯಮ ಕ್ರಮಾಂಕದಲ್ಲಿ ಕಣಕ್ಕೆ ಇಳಿಸುವ ಯೋಜನೆಗೆ ಅಪಸ್ವರವೂ ಎದ್ದಿದೆ. ಇದು ಫಲ ನೀಡುವ ಯೋಜನೆ ಅಲ್ಲ ಎಂದು ಆಯ್ಕೆ ಸಮಿತಿಯ ಮಾಜಿ ಮುಖ್ಯಸ್ಥ ಜತಿನ್ ಪರಾಂಜಪೆ ಹೇಳಿದ್ದಾರೆ.

‘ಅಶ್ವಿನ್ ಆಕ್ರಮಣಕಾರಿ ಬೌಲರ್’


ಕೋಲ್ಕತ್ತ (ಪಿಟಿಐ): ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಎಂದಿಗೂ ಆಕ್ರಮಣಕಾರಿ ಬೌಲರ್ ಎಂದು ಭಾರತ ಟ್ವೆಂಟಿ20 ತಂಡದ ನಾಯಕ ರೋಹಿತ್ ಶರ್ಮಾ ಅಭಿಪ್ರಾಯಪಟ್ಟಿದ್ದಾರೆ. ನ್ಯೂಜಿಲೆಂಡ್ ಎದುರಿನ ಸರಣಿಯನ್ನು 3–0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿ ಕೊಂಡಿರುವ ತಂಡದ ಯಶಸ್ಸಿನಲ್ಲಿ ಬೌಲರ್‌ಗಳು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಿದ್ದಾರೆ.

ಟೆನಿಸ್: ಪ್ರೀಕ್ವಾರ್ಟರ್‌ಗೆ ಆಕರ್ಷ್

ಬೆಂಗಳೂರು: ಎರಡನೇ ಶ್ರೇಯಾಂಕದ ಯಶ್ ಪಿ. ಅವರಿಗೆ ಸೋಲುಣಿಸಿದ ಆಕರ್ಷ್ ಗಾಂವಕರ್ ಎಐಟಿಎ ಸಿಎಸ್7 18 ವರ್ಷದೊಳಗಿನವರ ಟೆನಿಸ್ ಟೂರ್ನಿಯಲ್ಲಿ ಪ್ರೀಕ್ವಾರ್ಟರ್‌ಫೈನಲ್ ತಲುಪಿದ್ದಾರೆ.

ಸೋಮವಾರ ನಡೆದ ಮೊದಲ ಸುತ್ತಿನ ಪಂದ್ಯದಲ್ಲಿ ಆಕರ್ಷ್ 9-7ರಿಂದ ಯಶ್ ಅವರಿಗೆ ಸೋಲುಣಿಸಿದರು. ಬಾಲಕರ ಸಿಂಗಲ್ಸ್ ವಿಭಾಗದ ಮೊದಲ ಸುತ್ತಿನ ಇನ್ನುಳಿದ ಪಂದ್ಯಗಳಲ್ಲಿ ಕ್ರಿಶ್ ಅಜಯ್ ತ್ಯಾಗಿ 9–1ರಿಂದ ವಿರಾಜ್ ಎದುರು, ಮನದೀಪ್ ರೆಡ್ಡಿ 9–2ರಿಂದ ರಹೇಯಾ ಎನ್. ವಿರುದ್ಧ, ಅದಿತ್ ಅಮರನಾಥ್ 9–6ರಿಂದ ಗಂಧರ್ವ ಜಿ. ಎದುರು ಜಯ ಸಾಧಿಸಿದರು.

ಬಾಲಕಿಯರ ವಿಭಾಗದ ಮೊದಲ ಸುತ್ತಿನ ಹಣಾಹಣಿಗಳಲ್ಲಿ ಹೃದಯೇಶಿ 9–3ರಿಂದ ಬಿನಿತಾ ರಾಕೇಶ್ ಎದುರು, ಸಂಸ್ಕೃತಿ 9-3ರಿಂದ ಇಂಚರಾ ವಿರುದ್ಧ, ನಿಧಿ ಭುವಿಲಾ 9-1ರಿಂದ ಗಾಯತ್ರೀ ಎದುರು ಗೆದ್ದರು.


ಆಕರ್ಷ್

ರುಹಾನ್‌ಗೆ ಮುನ್ನಡೆ: 12 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ರುಹಾನ್ ಕೊಮಂದೂರ್ ಪ್ರೀಕ್ವಾರ್ಟರ್‌ಫೈನಲ್ ತಲುಪಿದರು.

ಮೊದಲ ಸುತ್ತಿನ ಪಂದ್ಯದಲ್ಲಿ ಅವರು 7-5, 6-0ರಿಂದ ಅಥರ್ವ್ ವೇದರಾಜ್ ಎದುರು ಗೆದ್ದರು. ದರ್ಶ್ ಹರ್ಷದ್ 6-0, 6-1ರಿಂದ ತರುಣ್ ಎಚ್. ಅವರನ್ನು ಸೋಲಿಸಿ ಪ್ರೀಕ್ವಾರ್ಟರ್‌ಫೈನಲ್‌ಗೆ ಲಗ್ಗೆಯಿಟ್ಟರು.

ಗದುಗಿನಲ್ಲಿ ಕುಸ್ತಿ ಟ್ರಯಲ್ಸ್

ಬೆಂಗಳೂರು: 15 ವರ್ಷದೊಳಗಿನ ಬಾಲಕರ ವಿಭಾಗದ ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಷಿಪ್‌ಗೆ ರಾಜ್ಯ ತಂಡದ ಆಯ್ಕೆಗಾಗಿ ಟ್ರಯಲ್ಸ್ ಇದೇ 28ರಂದು ಗದುಗಿನಲ್ಲಿ ನಡೆಯಲಿದೆ.

ಜಿಲ್ಲಾ ಕ್ರೀಡಾಂಗಣದಲ್ಲಿ ಫ್ರೀಸ್ಟೈಲ್ (8,41,44,48,52,57,62,68,75 ಮತ್ತು 85 ಕೆಜಿ ವಿಭಾಗ), ಗ್ರೀಕೊ ರೋಮನ್(38,41,44,48,52,57,62,68,75 ಮತ್ತು 85 ಕೆಜಿ ವಿಭಾಗ) ಮತ್ತು ಮಹಿಳಾ(33,36, 39,42,46,50,54,58,62 ಮತ್ತು 66 ಕೆಜಿ ವಿಭಾಗ) ಕುಸ್ತಿಪಟುಗಳ ಆಯ್ಕೆ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಕೋಚ್‌ಗಳಾದ ಶರಣಗೌಡ ಬೇಲೇರಿ (ಮೊಬೈಲ್ ಸಂಖ್ಯೆ 9632052765) ಮತ್ತು ರಮೇಶ್ (7019909528) ಅವರನ್ನು ಸಂಪರ್ಕಿಸಲು ಕರ್ನಾಟಕ ಕುಸ್ತಿ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಸಂಕ್ಷಿಪ್ತ ಸುದ್ದಿ

‘ಜಗತ್ತನ್ನು ಬೆರಗುಗೊಳಿಸುತ್ತೇವೆ’

ಭುವನೇಶ್ವರ್,ಒಡಿಶಾ: ಪಾಕಿಸ್ತಾನ ತಂಡವು ಪ್ರಬಲ ಆಟದ ಮೂಲಕ ಜಗತ್ತನ್ನು ಬೆರಗುಗೊಳಿಸಲಿದೆ ಎಂದು ಜೂನಿಯರ್ ಹಾಕಿ ತಂಡದ ನಾಯಕ ಅಬ್ದುಲ್ ರಾಣಾ ಅಭಿಪ್ರಾಯಪಟ್ಟಿದ್ದಾರೆ.

ಬುಧವಾರ ಆರಂಭವಾಗಲಿರುವ ಜೂನಿಯರ್ ವಿಶ್ವಕಪ್ ಟೂರ್ನಿಯಲ್ಲಿ ಆಡಲು ಇಲ್ಲಿಗೆ ಬಂದಿರುವ ತಂಡ ಪ್ರಬಲರ ಸವಾಲಿಗೆ ಸಜ್ಜಾಗಿದೆ. ಕೋಚ್ ಡ್ಯಾನಿಶ್ ಕಲೀಮ್ ಕೂಡ ಅಬ್ದುಲ್ ಅವರ ಅಭಿಪ್ರಾಯಕ್ಕೆ ಪೂರಕವಾಗಿ ಹೇಳಿಕೆ ಕೊಟ್ಟಿದ್ದಾರೆ.

ಭಾರತ ‘ಎ’ ತಂಡಕ್ಕೆ ಚಾಹರ್, ಕಿಶನ್

ಕೋಲ್ಕತ್ತ (ಪಿಟಿಐ): ಮಧ್ಯಮವೇಗದ ಬೌಲರ್ ದೀಪಕ್ ಚಾಹರ್ ಮತ್ತು ವಿಕೆಟ್ ಕೀಪರ್ ಇಶಾನ್ ಕಿಶನ್ ಅವರು ಭಾರತ ಎ ತಂಡಕ್ಕೆ ಆಯ್ಕೆಯಾಗಿದ್ದಾರೆ.

ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಮೂರು ಫೋರ್‌ಡೇ ಟೆಸ್ಟ್‌ಗಳಲ್ಲಿ ಈ ತಂಡವು ಆಡಲಿದೆ.

ಪಾಕಿಸ್ತಾನದಲ್ಲಿ ಆಡಲು ಸಮಸ್ಯೆ ಇಲ್ಲ


ದುಬೈ: ಪಾಕಿಸ್ತಾನದಲ್ಲಿ 2025ರಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಆಡಲು ತಂಡಗಳಿಗೆ ಸಮಸ್ಯೆ ಇರಲಾರದು ಎಂದು ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಅಭಿಪ್ರಾಯಪಟ್ಟಿದೆ.

ಪಾಕಿಸ್ತಾನಕ್ಕೆ ಸರಣಿ

ಢಾಕಾ (ಪಿಟಿಐ): ಸುಲಭ ಗುರಿ ಬೆನ್ನತ್ತಿದ ಪಾಕಿಸ್ತಾನ ತಂಡ ಬಾಂಗ್ಲಾದೇಶ ಎದುರಿನ ಟ್ವೆಂಟಿ–20 ಕ್ರಿಕೆಟ್ ಸರಣಿಯ ಕೊನೆಯ ಪಂದ್ಯದಲ್ಲಿ ಪ್ರಯಾಸದ ಗೆಲುವು ಸಾಧಿಸಿತು. ಈ ಮೂಲಕ ಮೂರು ಪಂದ್ಯಗಳ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಂಡಿತು.

ಸೋಮವಾರ ನಡೆದ ಪಂದ್ಯದಲ್ಲಿ 125 ರನ್‌ಗಳ ಜಯದ ಗುರಿ ಬೆನ್ನತ್ತಿದ ಪಾಕಿಸ್ತಾನ ಇನಿಂಗ್ಸ್‌ನ ಕೊನೆಯ ಎಸೆತದಲ್ಲಿ ದಡ ಸೇರಿತು. ಆರಂಭಿಕ ಬ್ಯಾಟರ್ ಮೊಹಮ್ಮದ್ ರಿಜ್ವಾನ್ (40; 43 ಎಸೆತ, 2 ಬೌಂಡರಿ, 1 ಸಿಕ್ಸರ್) ಮತ್ತು ಮೂರನೇ ಕ್ರಮಾಂಕದ ಹೈದರ್ ಅಲಿ (45; 38 ಎ 3 ಬೌಂ, 2 ಸಿ) ಅವರ ಅಮೋಘ ಆಟದ ನೆರವಿನಿಂದ ತಂಡ ಸುಲಭ ಗೆಲುವಿನತ್ತ ಹೆಜ್ಜೆ ಹಾಕಿತ್ತು. ಆದರೆ ನಂತರ ಸತತವಾಗಿ ವಿಕೆಟ್‌ಗಳು ಉರುಳಿದವು.

ಮಹಮ್ಮದುಲ್ಲ ಹಾಕಿದ ಕೊನೆಯ ಓವರ್‌ನಲ್ಲಿ ಗೆಲುವಿಗೆ ಎಂಟು ರನ್ ಅಗತ್ಯವಿತ್ತು. ಮೊದಲ ಎಸೆತದಲ್ಲಿ ರನ್ ಬಿಟ್ಟು ಕೊಡದ ಮಹಮ್ಮದುಲ್ಲ ನಂತರದ ಎರಡು ಎಸೆತಗಳಲ್ಲಿ ಎರಡು ವಿಕೆಟ್ ಉರುಳಿಸಿದರು. ಮೂರನೇ ಎಸೆತದಲ್ಲಿ ಇಫ್ತಿಕಾರ್ ಸಿಕ್ಸರ್ ಸಿಡಿಸಿದರು. ನಾಲ್ಕನೇ ಎಸೆತದಲ್ಲಿ ವಿಕೆಟ್ ಗಳಿಸಿ ಬೌಲರ್ ತಿರುಗೇಟು ನೀಡಿದರು. ಹೀಗಾಗಿ ಕೊನೆಯ ಪಂದ್ಯ ಕುತೂಹಲ ಉಂಟುಮಾಡಿತು. ಚೆಂಡನ್ನು ಎಕ್ಸ್‌ಟ್ರಾ ಕವರ್ ಮೂಲಕ ಬೌಂಡರಿಗೆ ಅಟ್ಟಿದ ನವಾಜ್ ತಂಡಕ್ಕೆ ಗೆಲುವಿನ ಕಾಣಿಕೆ ನೀಡಿದರು.


ರಿಜ್ವಾನ್ –ಎಎಫ್‌ಪಿ ಚಿತ್ರ

ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ಏಳು ರನ್ ಗಳಿಸುವಷ್ಟರಲ್ಲಿ ಮೊದಲ ವಿಕೆಟ್ ಕಳೆದುಕೊಂಡಿತು. ಆದರೆ ಆರಂಭಿಕ ಬ್ಯಾಟರ್ ಮೊಹಮ್ಮದ್ ನಯೀಮ್ (47; 50 ಎ, 2 ಬೌಂ, 2 ಸಿ) ಅವರ ಏಕಾಂಗಿ ಹೋರಾಟದ ಬಲದಿಂದ ಮೂರಂಕಿ ಗಡಿ ದಾಟಿತು.

ಸಂಕ್ಷಿಪ್ತ ಸ್ಕೋರು: ಬಾಂಗ್ಲಾದೇಶ: 20 ಓವರ್‌ಗಳಲ್ಲಿ 7ಕ್ಕೆ 124 (ಮೊಹಮ್ಮದ್ ನಯೀಮ್ 47, ಶಮೀಮ್ ಹೊಸೇನ್ 22, ಅಫೀಫ್ ಹೊಸೇನ್ 20, ಮಹಮ್ಮದುಲ್ಲ 13; ಶಹನವಾಜ್ ದಹಾನಿ 24ಕ್ಕೆ1, ಹ್ಯಾರಿಸ್ ರವೂಫ್ 32ಕ್ಕೆ1, ಉಸ್ಮಾನ್ ಖಾದಿ ೯35ಕ್ಕೆ2); **ಪಾಕಿಸ್ತಾನ:** 20 ಓವರ್‌ಗಳಲ್ಲಿ 5ಕ್ಕೆ 127 (ಮೊಹಮ್ಮದ್ ರಿಜ್ವಾನ್ 40, ಹೈದರ್ ಅಲಿ 45; ಶಹೀದುಲ್ ಇಸ್ಲಾಂ 33ಕ್ಕೆ1, ಅಮೀನುಲ್ ಇಸ್ಲಾಂ 26ಕ್ಕೆ1, ಮಹಮ್ಮದುಲ್ಲ 10ಕ್ಕೆ3). **ಫಲಿತಾಂಶ:** ಪಾಕಿಸ್ತಾನಕ್ಕೆ 5 ವಿಕೆಟ್‌ಗಳ ಜಯ; 3–0ಯಿಂದ ಸರಣಿ.